ಗುರುವಾರ, ಸೆಪ್ಟೆಂಬರ್ 5, 2024 | ಬೆಂಗಳೂರು | ₹ 7.00 | ಸಂಪುಟ 77 | ಸಂಚಿಕೆ 248 | ಪುಟ 16
www.prajavani.net
prajavani.net prajavani prajavani prajavani

ಪ್ರಜಾ ವಾಣಿ

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ

ಸ್ಪರ್ಧಾ ವಾಣಿ
ಇಲ್ಲಿದೆ ಭಾರತದ ಪ್ರಮುಖ ಸರೋವರಗಳ ಮಾಹಿತಿ

ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ: ಜೋಶಿ 5
ಶಿಕ್ಷಕರ ದಿನಾಚರಣೆಯ ಶುಭಾಶಯಗಳು 9

ಸೆನ್ಸೆಕ್ಸ್	ನಿಫ್ಟಿ	ಚಿನ್ನ (Std. 10g)	ಶುದ್ಧ ಬೆಳ್ಳಿ (kg)	₹/$
82,352	25,198	₹73,550 (ಬೆಂಗಳೂರು)	₹83,400 (ಬೆಂಗಳೂರು)	84.01

ದೋಷಾರೋಪ ಪಟ್ಟಿ ಸಲ್ಲಿಕೆ • ಪವಿತ್ರಾಗೌಡ ಆರೋಪಿ 1, ನಟ ದರ್ಶನ್ ಆರೋಪಿ 2

ರೇಣುಕಸ್ವಾಮಿ ಕೊಲೆಯ 'ದರ್ಶನ'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಸೇರಿ 13 ಮಂದಿ ನೇರವಾಗಿ ಭಾಗಿ ಆಗಿರುವುದು ತನಿಖೆಯಿಂದ ದೃಢಪಟ್ಟಿದೆ' ಎಂದು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಸಲ್ಲಿಸಿರುವ ಪ್ರಾಥಮಿಕ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಬುಧವಾರ ಬೆಳಿಗ್ಗೆ ಪೊಲೀಸ್ ಭದ್ರತೆಯಲ್ಲಿ ದೋಷಾರೋಪ ಪಟ್ಟಿಯನ್ನು ತಂದ ತನಿಖಾಧಿಕಾರಿ ಎಸಿಪಿ ಎನ್.ಚಂದನ್ ಕುಮಾರ್ ಅವರು ನ್ಯಾಯಾಧೀಶರಿಗೆ ಸಲ್ಲಿಸಿದರು.

ಪ್ರಕರಣದ 17 ಆರೋಪಿಗಳು ವಿವಿಧ ಹಂತದಲ್ಲಿ ಕೊಲೆಗೆ ಸಂಚು, ಅಪಹರಣ, ಹಲ್ಲೆ, ಕೊಲೆ, ಸಾಕ್ಷ್ಯನಾಶ, ಪ್ರಕರಣ ಮುಚ್ಚಿ ಹಾಕುವುದಕ್ಕೆ ಹಣಕಾಸು ವ್ಯವಹಾರ ಮತ್ತು ಮೃತದೇಹ ವಿಲೇವಾರಿಗೆ ಪ್ರಯತ್ನಿಸಿರುವುದು ತನಿಖೆಯಲ್ಲಿ ಸಾಬೀತಾಗಿದೆ.

ಈ ಪ್ರಕರಣದಲ್ಲಿ ರಾಘವೇಂದ್ರ, ಕೇಶವಮೂರ್ತಿ, ನಿಖಿಲ್‌ಕುಮಾರ್, ಕಾರ್ತಿಕ್ ಶರಣಾಗಿದ್ದರು. ಪ್ರಕರಣದಿಂದ ತಪ್ಪಿಸಿಕೊಳ್ಳಲು ದರ್ಶನ್ ಮತ್ತವರ ತಂಡವು, ಹಣದ ಆಮಿಷವೊಡ್ಡಿ ಈ ನಾಲ್ವರನ್ನು ಪೊಲೀಸರ ಮುಂದೆ ಶರಣಾಗುವಂತೆ ಮಾಡಿತ್ತು ಎಂಬುದೂ ದೋಷಾರೋಪ ಪಟ್ಟಿಯಲ್ಲಿದೆ.

ಜೂನ್ 9ರಂದು ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ, ಹೆಚ್ಚುವರಿ ಪೊಲೀಸ್ ಕಮಿಷನರ್ ಎನ್.ಸತೀಶ್‌ಕುಮಾರ್, ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ನೇತೃತ್ವದಲ್ಲಿ ನಡೆದಿತ್ತು. ಚಂದನ್ ಕುಮಾರ್ ನೇತೃತ್ವದಲ್ಲಿ ರಚಿಸಿದ್ದ ವಿಶೇಷ ತನಿಖಾ ತಂಡವು 85 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ, ಮೊದಲ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

7ನೇ ಪುಟ ನೋಡಿ

ದರ್ಶನ್ ಪಾತ್ರ

- ರೇಣುಕಸ್ವಾಮಿ ಅವರನ್ನು ಚಿತ್ರದುರ್ಗದಲ್ಲಿ ಅಪಹರಿಸಿ ಬೆಂಗಳೂರಿಗೆ ಕರೆತರಲು ಸೂಚನೆ
- ಹಲ್ಲೆಗೆ ಸೂಚನೆ ಹಾಗೂ ಸ್ವತಃ ಹಲ್ಲೆ
- ಕೊಲೆಯ ನಂತರ ಪ್ರಕರಣ ಮುಚ್ಚಿಹಾಕಲು ಹಣ ಪಾವತಿ

ಪವಿತ್ರಾಗೌಡ ಪಾತ್ರ

- ಕೊಲೆ ನಡೆಯುವ ಸ್ಥಳದಲ್ಲಿ ಹಾಜರಿದ್ದರು
- ರೇಣುಕಸ್ವಾಮಿ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದರು
- ಕ್ಷಮೆ ಕೇಳಿಸಿ ವಿಡಿಯೊ ಮಾಡಿಸಿದ್ದರು

ದೋಷಾರೋಪ ಪಟ್ಟಿ ವಿವರ

- 3 ಪ್ರತ್ಯಕ್ಷ ಸಾಕ್ಷಿಗಳು
- 8 ಎಫ್‌ಎಸ್‌ಎಲ್/ಸಿಎಫ್‌ಎಸ್‌ಎಲ್ ವರದಿಗಳು
- 27 ಸಿಆರ್‌ಪಿಸಿ ಸೆಕ್ಷನ್ 161 ಹಾಗೂ 164ರ ಅಡಿಯಲ್ಲಿ ಸಾಕ್ಷಿದಾರರ ಹೇಳಿಕೆ ದಾಖಲು
- 59 ಸಾಕ್ಷಿದಾರರ ಸಂಖ್ಯೆ
- 8 ತಹಶೀಲ್ದಾರ್, ವೈದ್ಯರು, ಆರ್‌ಟಿಒ, ಎಂಜಿನಿಯರ್ (ಸರ್ಕಾರಿ ಅಧಿಕಾರಿಗಳು)
- 56 ಪೊಲೀಸರು
- 231 ಒಟ್ಟು ಸಾಕ್ಷಿಗಳ ಸಂಖ್ಯೆ

- 17 ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಗಳು
- 3,991 ಪುಟಗಳ ದೋಷಾರೋಪ ಪಟ್ಟಿ
- 7 ಸಂಪುಟಗಳು
- 10 ಕಡತಗಳು

'ತ್ವರಿತಗತಿ ನ್ಯಾಯಾಲಯಕ್ಕೆ ಮನವಿ'

'ಪ್ರಕರಣದ ವಿಚಾರಣೆಗೆ ತ್ವರಿತಗತಿಯಲ್ಲಿ ಅಥವಾ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವ ಚಿಂತನೆ ನಡೆದಿದೆ. ಕಾನೂನು ತಜ್ಞರ ಜತೆಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು' ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದರು.

'ಪ್ರಕರಣದ ತನಿಖೆ ಪೂರ್ಣವಾಗಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ ಎಲ್ಲ ಸಾಕ್ಷ್ಯಾಧಾರಗಳನ್ನೂ ಕಲೆಹಾಕಿಯೇ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಬೆಂಗಳೂರಿನಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಸಂಪೂರ್ಣ ವರದಿಗಳು ಬಂದಿವೆ. ಆದರೆ, ಹೈದರಾಬಾದ್‌ನಲ್ಲಿರುವ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯದಿಂದ (ಸಿಎಫ್‌ಎಸ್‌ಎಲ್) ಕೆಲವು ವರದಿಗಳು ಬರುವುದು ಬಾಕಿ ಇದೆ. ಅಲ್ಲಿಗೆ ಕೆಲವು ತಾಂತ್ರಿಕ ಉಪಕರಣಗಳನ್ನು ಕಳುಹಿಸಲಾಗಿತ್ತು' ಎಂದು ಹೇಳಿದರು.

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯರ ಮೇರು ಸಾಧನೆ

ಚಿನ್ನ
ಹರ್ವಿಂದರ್ ಸಿಂಗ್
ಆರ್ಚರಿ ಪುರುಷರ ಕಾಂಪೌಂಡ್ ರಿಕರ್ವ್ ಓಪನ್ ವಿಭಾಗ

ಪ್ಯಾರಿಸ್ (ಪಿಟಿಐ/ಎಪಿ): ಭಾರತದ ಪ್ಯಾರಾ ಕ್ರೀಡಾಪಟುಗಳು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಚಾರಿತ್ರಿಕ ಸಾಧನೆ ಮಾಡಿದರು. ಇದುವರೆಗೆ ಭಾರತ ತಂಡವು 22 ಪದಕ ಜಯಿಸಿದೆ. ಇತಿಹಾಸದಲ್ಲಿಯೇ ಭಾರತವು ಅತಿ ಹೆಚ್ಚು ಪದಕ ಜಯಿಸಿದ ಸಾಧನೆ ಇದಾಗಿದೆ. ಹೋದಬಾರಿ ಟೋಕಿಯೊದಲ್ಲಿ ಭಾರತವು 19 ಪದಕಗಳನ್ನು ಜಯಿಸಿತ್ತು. ಸೋಮವಾರ ಒಂದೇ ದಿನ ಭಾರತದ ಖಾತೆಗೆ ಆರು ಪದಕಗಳು ಸೇರಿವೆ.

22 ಪದಕಗಳ ಹಾದಿಯಲ್ಲಿ... 4 ಚಿನ್ನ 8 ಬೆಳ್ಳಿ 10 ಕಂಚು

ಸಚಿನ್ ಖಿಲಾರಿ
• ಶಾಟ್‌ಪಟ್ (ಎಫ್ 46) • 6.32 ಮೀ

ಬೆಳ್ಳಿ

ಶರದ್ ಕುಮಾರ್
• ಹೈಜಂಪ್ (ಟಿ 63) • 1.80 ಮೀ

ಅಜೀತ್ ಸಿಂಗ್
• ಜಾವೆಲಿನ್ ಥ್ರೋ (ಎಫ್ 46) • 65.62 ಮೀ

ಕಂಚು

ಮರಿಯಪ್ಪನ್ ತಂಗವೇಲು
ಹೈಜಂಪ್ (ಟಿ 63) • 11.85 ಮೀ

ಸುಂದರ್ ಸಿಂಗ್ ಗುರ್ಜರ್
ಜಾವೆಲಿನ್ ಥ್ರೋ (ಎಫ್ 46)) • 64.96 ಮೀ

ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಆರೋಪಿಗಳ ಸಂಖ್ಯೆ 30ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ

ಮಂಡ್ಯ: ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಪ್ರಮುಖ ಆರೋಪಿಗಳಾದ ಪಾಂಡವಪುರ ತಾಲ್ಲೂಕಿನ ಎಂ.ಶೆಟ್ಟಹಳ್ಳಿಯ ಅಭಿಷೇಕ್ ಮತ್ತು ದಾವಣಗೆರೆ ಜಿಲ್ಲೆಯ ಚನ್ನಗಿರಿಯ ವೀರೇಶ್ ಸೇರಿದಂತೆ ಒಟ್ಟು 12 ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದರು.

ಮದ್ದೂರು ತಾಲ್ಲೂಕಿನ ಹುಣ್ಣನದೊಡ್ಡಿಯ ಕುಮಾರ್, ಪಾಂಡವಪುರದ ಮೀನಾ, ಚಿನಕುರಳಿ ಗ್ರಾಮದ ರತ್ನಮ್ಮ, ಕಾಳೇನಹಳ್ಳಿಯ ಮಲ್ಲಿಕಾರ್ಜುನ, ಮೈಸೂರು ಜಿಲ್ಲೆಯ ಬೆಟ್ಟದಪುರದ ಪುಟ್ಟರಾಜು ಮತ್ತು ಸೋಮಶೇಖರ್, ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣದ ಶಾರದಮ್ಮ ಮತ್ತು ದಾಸೇಗೌಡ, ಕಾಳೇನಹಳ್ಳಿಯ ಲ್ಯಾಬ್ ಸತ್ಯ, ಬೆಂಗಳೂರಿನ ಪ್ರೇಮಾ ಬಂಧಿತರು.

'ಆರೋಪಿಗಳಿಂದ ಎರಡು ಸ್ಕ್ಯಾನಿಂಗ್ ಉಪಕರಣಗಳು, ಮೂರು ಕಾರು, ಮೂರು ಮೊಬೈಲ್ ಫೋನ್ ಸೇರಿ ಒಟ್ಟು ₹23 ಲಕ್ಷ ಮೌಲ್ಯದ ಸಾಮಗ್ರಿ ವಶಪಡಿಸಿಕೊಳ್ಳಲಾಗಿದೆ' ಎಂದು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

10ನೇ ಪುಟ ನೋಡಿ

ವೀರೇಶ್

ಅಭಿಷೇಕ್

₹1 ಲಕ್ಷದವರೆಗೆ ವಸೂಲಿ

'ಹೆಣ್ಣು ಭ್ರೂಣ ಪತ್ತೆ ಮಾಡಿದ ನಂತರ, ಗರ್ಭಿಣಿಗೆ ಮಾತ್ರೆಗಳನ್ನು ಕೊಟ್ಟು ಗರ್ಭಪಾತ ಮಾಡಿಸುತ್ತಿದ್ದರು. ಬಡವರಿಂದ ₹25ರಿಂದ ₹30 ಸಾವಿರ, ಶ್ರೀಮಂತರಿಂದ ₹1 ಲಕ್ಷದವರೆಗೆ ಹಣ ವಸೂಲಿ ಮಾಡಿದ್ದಾರೆ. ಆಸ್ಪತ್ರೆಯ ಕ್ವಾಟ್ರಸ್, ತೋಟದಮನೆ, ಕಾರುಗಳಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿದ್ದಾರೆ. 200ಕ್ಕೂ ಹೆಚ್ಚು ಕೃತ್ಯಗಳನ್ನು ನಡೆಸಿದ್ದಾರೆ. ಮೈಸೂರು, ಬೆಂಗಳೂರು, ತುಮಕೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜಾಲ ಕಾರ್ಯಾಚರಣೆ ನಡೆಸಿದೆ' ಎಂದು ಎಸ್‌ಪಿ ತಿಳಿಸಿದರು.

ಇಪಿಎಸ್ ಪಿಂಚಣಿದಾರರಿಗೆ ಹೊಸ ಸೌಲಭ್ಯ ಘೋಷಣೆ

ನವದೆಹಲಿ (ಪಿಟಿಐ): ಇಪಿಎಸ್ ಪಿಂಚಣಿದಾರರಿಗೆ 2025ರ ಜನವರಿ 1ರಿಂದ ದೇಶದ ಯಾವುದೇ ಭಾಗದಲ್ಲಿ, ಯಾವುದೇ ಬ್ಯಾಂಕ್ ಮತ್ತು ಯಾವುದೇ ಶಾಖೆಯಿಂದಾದರೂ ಪಿಂಚಣಿ ಪಡೆಯಲು ಅವಕಾಶ ದೊರೆಯಲಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.



ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆಯ (ಸಿಪಿಪಿಎಸ್) ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು, ಅದರಿಂದ ಈ ಸೌಲಭ್ಯ ದೊರೆಯಲಿದೆ ಎಂದು ಹೇಳಿದ್ದಾರೆ.

ಕೇಂದ್ರದ ಈ ನಿರ್ಧಾರದಿಂದ ಸುಮಾರು 78 ಲಕ್ಷ ಇಪಿಎಸ್ ಪಿಂಚಣಿದಾರರಿಗೆ ಪ್ರಯೋಜನ ಆಗಲಿದೆ ಎಂದು ಮಾಹಿತಿ ನೀಡಿದ ಅವರು, ಮುಂದಿನ ಹಂತದಲ್ಲಿ ಅದನ್ನು ಆಧಾರ್ ಆಧಾರಿತ ಪಾವತಿ ವ್ಯವಸ್ಥೆಗೆ (ಎಬಿಪಿಎಸ್) ಪರಿವರ್ತಿಸಲು ಯೋಜಿಸಲಾಗಿದೆ ಎಂದಿದ್ದಾರೆ.

ಸಿಪಿಪಿಎಫ್‌ನ ಅನುಮೋದನೆಯು ಇಪಿಎಫ್‌ಒ ಆಧುನೀಕರಣದಲ್ಲಿ ಮಹತ್ವದ ಮೈಲಿಗಲ್ಲಾಗುತ್ತದೆ. ಈ ಮೂಲಕ ಪಿಂಚಣಿದಾರರು ಎದುರಿಸುತ್ತಿರುವ ದೀರ್ಘಕಾಲೀನ ಸವಾಲುಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಅಲ್ಲದೆ ತಡೆರಹಿತ ಪಾವತಿಯೂ ಇದರಿಂದ ಸಾಧ್ಯವಾಗುತ್ತದೆ ಎಂದಿದ್ದಾರೆ.

10ನೇ ಪುಟ ನೋಡಿ

ಶಿಕ್ಷಕರ ಬಡ್ತಿ ಸಮಸ್ಯೆ ಇತ್ಯರ್ಥಕ್ಕೆ ಸಮಿತಿ: ಮುಖ್ಯಮಂತ್ರಿ ಭರವಸೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 40 ಸಾವಿರ ಪದವೀಧರ ಶಿಕ್ಷಕರ ಬಡ್ತಿ ಸಮಸ್ಯೆಯ ಪರಿಹಾರಕ್ಕಾಗಿ ಸಮಿತಿ ರಚಿಸಲು ಸರ್ಕಾರ ನಿರ್ಧರಿಸಿದೆ.

ಈ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದ ಜತೆ ಬುಧವಾರ ಚರ್ಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2017ಕ್ಕಿಂತ ಮೊದಲು ಪ್ರಾಥಮಿಕ ಶಾಲೆಗಳಿಗೆ ನೇಮಕವಾದ ಶಿಕ್ಷಕರ ಬಡ್ತಿ ಸಮಸ್ಯೆ ಹಾಗೂ ಇತರೆ ಬೇಡಿಕೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ಶಾಶ್ವತ ಪರಿಹಾರ ದೊರಕಿಸಲು ತಕ್ಷಣ ಸಮಿತಿ ರಚಿಸಲಾಗುವುದು. ಸಮಿತಿ ವರದಿ ಪಡೆದು ಒಂದು ತಿಂಗಳ ಒಳಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

10ನೇ ಪುಟ ನೋಡಿ

ಬೇಡಿಕೆಗಳೇನು?

- 2017ಕ್ಕೂ ಮೊದಲು ನೇಮಕವಾದ ಎಲ್ಲ ಶಿಕ್ಷಕರನ್ನೂ 1ರಿಂದ 7ನೇ ತರಗತಿ ಬೋಧನೆಗೆ ಪರಿಗಣಿಸಬೇಕು
- ಪದವಿ ಪಡೆದಿರುವ ಎಲ್ಲರನ್ನೂ ಪದವೀಧರ ಶಿಕ್ಷಕರೆಂದೇ ಪರಿಗಣಿಸಿ, ಸೇವಾಹಿರಿತನದ ಆಧಾರದಲ್ಲಿ ಬಡ್ತಿ ನೀಡಬೇಕು
- ಪ್ರೌಢಶಾಲೆ, ಮುಖ್ಯ ಶಿಕ್ಷಕ ಹುದ್ದೆಗಳಿಗೆ ಬಡ್ತಿ ನೀಡಿದ ನಂತರ ಉಳಿದವರಿಗೆ ವಿಶೇಷ ಹುದ್ದೆ ಸೃಷ್ಟಿಸಬೇಕು

10ನೇ ಪುಟ ನೋಡಿ

ಹಬ್ಬ: 22 ವಿಶೇಷ ರೈಲು ಸಂಚಾರ

ಬೆಂಗಳೂರು: ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ರಾಜ್ಯದ ವಿವಿಧೆಡೆ ಒಟ್ಟು 22 ವಿಶೇಷ ರೈಲುಗಳನ್ನು ಕಾರ್ಯಾಚರಣೆ ನಡೆಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. 5

ಹಿಜಾಬ್ ನಿರ್ಬಂಧ: ರಾಮಕೃಷ್ಣಗೆ ನೀಡಿದ್ದ ಪ್ರಶಸ್ತಿಗೆ ತಡೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯ ಮಟ್ಟದ 'ಉತ್ತಮ ಶಿಕ್ಷಕ' ಪ್ರಶಸ್ತಿಯನ್ನು ಶಿಕ್ಷಣ ಇಲಾಖೆ ತಡೆಹಿಡಿದಿದೆ.

ರಾಮಕೃಷ್ಣ

ರಾಮಕೃಷ್ಣ ಸೇರಿದಂತೆ ಪದವಿಪೂರ್ವ ಕಾಲೇಜುಗಳ ಇಬ್ಬರು ಪ್ರಾಂಶುಪಾಲರನ್ನು (ಮತ್ತೊಬ್ಬರು ಮೈಸೂರು ಜಿಲ್ಲೆ ಹುಣಸೂರಿನ ಎ. ರಾಮೇಗೌಡ) ಪ್ರಶಸ್ತಿಗೆ ಆಯ್ಕೆ ಮಾಡಿದ್ದ ಇಲಾಖೆ ಮಂಗಳವಾರ ರಾತ್ರಿ ಪಟ್ಟಿ ಬಿಡುಗಡೆ ಮಾಡಿತ್ತು.

ಹಿಜಾಬ್ ವಿವಾದದಲ್ಲಿ ರಾಮಕೃಷ್ಣ ಹೆಸರು ಕೇಳಿಬಂದಿತ್ತು. ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರಾಗಿದ್ದ ರಾಮಕೃಷ್ಣ ಕಾಲೇಜು ಗೇಟ್ ಹೊರಗೆ ನಿಲ್ಲಿಸಿದ್ದರು.

10ನೇ ಪುಟ ನೋಡಿ

ಚಿನಕುರುಳಿ

ಪ್ರಕಾಶ್ ಶೆಟ್ಟಿ

ಗ್ಲೂಕೋಸ್ ಲೆವೆಲ್ ಜಾಸ್ತಿ ಆಗಿದ್ದರಿಂದ ಯಾವುದೇ ಕೆಲಸ ಮಾಡಲು ಕಷ್ಟವಾಗ್ತಿತ್ತು. ಅಮೃತ್‌ನೋನಿ ಡಿ-ಪ್ಲಸ್ ಸೇವಿಸಿದ ಬಳಿಕ ಎಲ್ಲಾ ಕೆಲಸವನ್ನು ಸಲೀಸಾಗಿ ಮಾಡುತ್ತೇನೆ.

Thanks to Amrith Noni D Plus!

ನನಗೆ ಗ್ಲೂಕೋಸ್ ಲೆವೆಲ್ ಜಾಸ್ತಿ ಇದ್ದಾಗ ಕೈ-ಕಾಲು ನೋಯುತ್ತಿತ್ತು. ಮೆಟ್ಟಿಲು ಹತ್ತುವಾಗ ಕಾಲುಗಳು ಹಿಡಿದಿಟ್ಟುಕೊಂಡಂತೆ ಭಾಸವಾಗುತ್ತಿತ್ತು. ವಿಪರೀತ ಸುಸ್ತು ಸಹ ಆಗುತ್ತಿತ್ತು. ಆದರೆ, ಅಮೃತ್‌ನೋನಿ ಡಿ-ಪ್ಲಸ್ ತೆಗೆದುಕೊಂಡ ಬಳಿಕ ನನ್ನ ಕೈಕಾಲು ನೋವುಗಳು ಮಾಯವಾಗಿವೆ. ಈಗ ಕಿರಾಣಿ ಅಂಗಡಿಯಲ್ಲಿ ಬಹಳಷ್ಟು ಹೊತ್ತು ನಿಂತುಕೊಂಡೇ ಕೆಲಸ ಮಾಡುತ್ತೇನೆ. ಜೊತೆಗೆ ಊಟ, ನಿದ್ದೆ ಎಲ್ಲವೂ ಸರಿಯಾಗಿ ಆಗುತ್ತಿದೆ.



ದುಂಡಯ್ಯ ಹಿರೇಮಠ್, ವಯಸ್ಸು : 71
ಕಿರಾಣಿ ವ್ಯಾಪಾರಸ್ಥ, ನಾಗ್ನೂರ್ ಬೆಳಗಾವಿ

ಕ್ಲಿನಿಕಲ್ ಟ್ರಯಲ್‌ನಲ್ಲಿ ಅಮೃತ್‌ನೋನಿ ಡಿ-ಪ್ಲಸ್ ಬಳಕೆಯಿಂದ ಉತ್ತಮ ಫಲಿತಾಂಶ ಸಿಗುವುದಾಗಿ ಸಾಬೀತಾಗಿದೆ.

For Doctor Consultation : +91 99866 00304
ಎಲ್ಲಾ ಆಯುರ್ವೇದಿಕ್ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಲಭ್ಯ.
ALSO AVAILABLE ON
amazon.in | Flipkart | TATA 1mg
JioMart | netmeds.com
To order online:
www.amrithnoni.com

155 ವರ್ಷಗಳು

ಸಿಕೆಸಿ ಗ್ರೂಪ್

ದಿವ್ಯ ಆಶೀರ್ವಾದಗಳೊಂದಿಗೆ ಯಶಸ್ಸಿನ ಹಾದಿಯ ಆರಂಭ

ಪರಿಚಯಿಸುತ್ತಿದೇವೆ
ಗಣಪತಿ ಹನುಮಾನ್ ಸಂಯುಕ್ತ

ಈ ಗಣೇಶ ಚತುರ್ಥಿಯ ಹಬ್ಬದ ಸಂದರ್ಭದಲ್ಲಿ, ನಿಮ್ಮ ಪ್ರಯತ್ನಗಳಿಗೆ ಹೊಸ ಚಾಲನೆಯನ್ನು ನೀಡಿ ಮತ್ತು ಯಶಸ್ಸಿನ ಹಬ್ಬವನ್ನು ಆಚರಿಸಿ. ಸಂಪೂರ್ಣತೆ ಮತ್ತು ಶಕ್ತಿಯ ಪ್ರತೀಕವಾದ ಗಣಪತಿ-ಹನುಮಾನ್ ಸಂಯುಕ್ತ ಪ್ರತಿಮೆಯನ್ನು ನಿಮ್ಮದಾಗಿಸಿಕೊಳ್ಳಿ.

ಸಾಧನೆಗಳಿಗೆ ಪೂರಕವಾದ ಈ ದ್ವಿ-ದೇವತಾ ಸಮ್ಮಿಶ್ರಣದಲ್ಲಿ, ಗಣೇಶನು ದಾರಿಯ ಪ್ರಾರಂಭದಲ್ಲಿ ನಿಮ್ಮನ್ನು ಮಾರ್ಗದರ್ಶನ ಮಾಡುತ್ತಾನೆ, ಮತ್ತು ಹನುಮಾನ್ ಯಶಸ್ವಿ ಪೂರ್ಣತೆಗೆ ಶಕ್ತಿ ಮತ್ತು ಭಕ್ತಿಯಿಂದ ಬೆಂಬಲಿಸುತ್ತಾನೆ.

ಈ ವಿಶಿಷ್ಟ ಪ್ರತಿಮೆಯನ್ನು ನಿಮ್ಮದಾಗಿಸಿಕೊಳ್ಳಿ ಮತ್ತು ನಿಮ್ಮ ಸಾಧನೆಗಳಿಗೆ ಮಾರ್ಗದರ್ಶನ ನೀಡುವ ಸಮೃದ್ಧಯಾತ್ರೆಯ ಭಾಗ್ಯವನ್ನು ಹೊಂದಿ.
ಖರೀದಿಸಲು QR ಕೋಡ್ ಅನ್ನು ಸ್ಕ್ಯಾನ್ ಮಾಡಿ
ವೀಡಿಯೊ ವೀಕ್ಷಿಸಲು QR ಕೋಡ್ ಅನ್ನು ಸ್ಕ್ಯಾನ್ ಮಾಡಿ

ಸಿ. ಕೃಷ್ಣಯ್ಯ ಚೆಟ್ಟಿ™
ಗ್ರೂಪ್ ಆಫ್ ಜ್ಯುವೆಲರ್ಸ್

ಕಮರ್ಷಿಯಲ್ ಸ್ಟ್ರೀಟ್ • ಮೇನ್ ಗಾರ್ಡ್ ಕ್ರಾಸ್ ರೋಡ್ • ಜಯನಗರ • ಮಲ್ಲೇಶ್ವರಂ • ಫೀನಿಕ್ಸ್ ಮಾರ್ಕೆಟ್ ಸಿಟಿ, ವೈಟ್ ಫೀಲ್ಡ್
Tel: +91 80 4000 1869 / 4100 1869 • blogs.ckcjewellers.com • www.ckcjewellers.com

ಮೀಸಲಿಟ್ಟ ಸಂಬಂಧಿತ ವ್ಯವಸ್ಥಾಪಕರು: +91 95131 31869

*ಸೂಚಕ ಬೆಲೆ, ದರ ಏರಿಳಿತಗಳಿಗೆ ಒಳಪಟ್ಟಿರುತ್ತದೆ • ©ವಿನ್ಯಾಸ ಹಕ್ಕುಸ್ವಾಮ್ಯ. ಉಲ್ಲಂಘನೆಯನ್ನು ನಿಷೇಧಿಸಲಾಗಿದೆ • ಗುರುತುಗಳು, ಲೋಗೋಗಳು, ಹೆಸರುಗಳು ಮತ್ತು ನೋಂದಾಯಿತ ಟ್ರೇಡ್‌ಮಾರ್ಕ್‌ಗಳ ಅನಧಿಕೃತ ಬಳಕೆಯನ್ನು ನಿಷೇಧಿಸಲಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕ್ರೆಡೈ ಸಂಸ್ಥೆ ಮನವಿ

ಟಿಡಿಆರ್ ನಿಯಮ ಸರಳೀಕರಣಗೊಳಿಸಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಅಭಿವೃದ್ಧಿ ಹಕ್ಕುಗಳ ವರ್ಗಾವಣೆ (ಟಿಡಿಆರ್) ನಿಯಮಗಳ ಸರಳೀಕರಣ ಸೇರಿ ರಿಯಲ್ ಎಸ್ಟೇಟ್ ಅಭಿವೃದ್ಧಿಗೆ ಪೂರಕವಾದ ಸುಧಾರಣಾ ಕ್ರಮಗಳ ಜಾರಿಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ’ ಎಂದು ಕಾನ್ಫೆಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾ (ಕ್ರೆಡೈ) ಅಧ್ಯಕ್ಷ ಅಮರ್ ಮೈಸೂರು ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರು ನಗರದಲ್ಲಿ ರಿಯಲ್ ಎಸ್ಟೇಟ್ ಕ್ಷೇತ್ರವೂ ಬೆಳವಣಿಗೆಯಾಗುತ್ತಿದ್ದು, ಹಲವು ಸವಾಲುಗಳಿವೆ. ಈ ಸವಾಲು, ಸಮಸ್ಯೆಗಳಿಗೆ ಸ್ಪಂದಿಸಿ ಕ್ರಮಜರುಗಿಸಲು ಕ್ರೆಡೈ ನಿಯೋಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಇತ್ತೀಚೆಗೆ ಭೇಟಿಯಾಗಿ ಮನವಿ ಸಲ್ಲಿಸಿದೆ’ ಎಂದು ಹೇಳಿದರು.

‘ಪ್ರಸ್ತುತ ಜಾರಿಯಲ್ಲಿರುವ ಟಿಡಿಆರ್ ನಿಯಮಗಳಲ್ಲಿ ಗೊಂದಲಗಳಿವೆ. ಇದರಿಂದ ಯೋಜನಾ ಪ್ರಾಧಿಕಾರದವರು ಭೂ ಸ್ವಾಧೀನ ಮಾಡಿಕೊಂಡ ನಂತರ, ಭೂ ಮಾಲೀಕರು ಟಿಡಿಆರ್ ಪಡೆಯುವುದು ಕಷ್ಟವಾಗುತ್ತಿದೆ. ಈ ಕಾರಣದಿಂದ ನಿಯಮಗಳು ಹಾಗೂ ಪ್ರಕ್ರಿಯೆಯನ್ನು ಸರಳಗೊಳಿಸಬೇಕಿದೆ’ ಎಂದರು.

ಮುಖ್ಯಾಂಶಗಳು
- ಏಕಗವಾಕ್ಷಿ ವ್ಯವಸ್ಥೆ ಜಾರಿಗೊಳಿಸಲು ಮನವಿ
- ಟಿಡಿಆರ್ ನಿಯಮಗಳಲ್ಲಿ ಗೊಂದಲ ಪರಿಹರಿಸಿ
- ಕರಾರುಗಳ ನೋಂದಣಿಯ ಮುದ್ರಾಂಕ ಶುಲ್ಕ ತಗ್ಗಿಸಿ

‘ಯೋಜನೆಗೆ ಅನುಮೋದನೆ, ನಿರಾಕ್ಷೇಪಣ ಪತ್ರ (ಎನ್‌ಒಸಿ) ಪಡೆಯುವ ಪ್ರಕ್ರಿಯೆಗಳನ್ನು ಒಂದೇ ಸೂರಿನಡಿ ತರಲು ಏಕಗವಾಕ್ಷಿ ವ್ಯವಸ್ಥೆ ಜಾರಿಗೊಳಿಸುವುದು, ಮಾರ್ಗಸೂಚಿ ಮೌಲ್ಯದ ಆಧಾರದಲ್ಲಿ ವಿಧಿಸುವ ಅನುಮೋದನಾ ಶುಲ್ಕ ಕಡಿಮೆಮಾಡಬೇಕು ಮತ್ತು ಅನುಮೋದನೆ ಪ್ರಕ್ರಿಯೆಯನ್ನು ಸರಳಗೊಳಿಸಬೇಕು’ ಎಂದು ಒತ್ತಾಯಿಸಿದರು.

ಅನಗತ್ಯ ಪ್ರಕ್ರಿಯೆಗಳನ್ನು ತೆಗೆದು, ನಗರದಾದ್ಯಂತ ಏಕರೂಪದ ನಿಯಮಗಳನ್ನು ಜಾರಿಗೊಳಿಸಬೇಕು. ಇದರಿಂದ ರಿಯಲ್ ಎಸ್ಟೇಟ್ ಕ್ಷೇತ್ರದ ಕಾರ್ಯಕ್ಷಮತೆಯೂ ಸುಧಾರಿಸುತ್ತದೆ
ಅಮರ್ ಮೈಸೂರು, ಕ್ರೆಡೈ ಅಧ್ಯಕ್ಷ

‘ಒಂದೇ ರೀತಿಯಲ್ಲಿ ಬಫರ್ ವಲಯಗಳನ್ನು ನಿಗದಿಪಡಿಸಬೇಕು. ರಿಯಲ್ ಎಸ್ಟೇಟ್ ಕ್ಷೇತ್ರದ ಮೇಲಾಗುತ್ತಿರುವ ಆರ್ಥಿಕ ಹೊರೆ ತಗ್ಗಿಸುವುದಕ್ಕಾಗಿ ಜಂಟಿ ಅಭಿವೃದ್ಧಿ ಒಪ್ಪಂದ (ಜೆಡಿಎ) ಮತ್ತು ಆಸ್ತಿ ಅಡಮಾನಕ್ಕೆ ಸಂಬಂಧಿಸಿದ ಕರಾರುಗಳ ನೋಂದಣಿ ಮೇಲೆ ವಿಧಿಸುವ ಮುದ್ರಾಂಕ ಶುಲ್ಕವನ್ನು ಕಡಿಮೆ ಮಾಡಬೇಕು’ ಎಂದೂ ಆಗ್ರಹಿಸಿದರು.

‘ಈ ಎಲ್ಲ ಅಂಶಗಳನ್ನು ಉಪ ಮುಖ್ಯಮಂತ್ರಿಯವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರ ಈ ಸಲಹೆಗಳನ್ನು ಅನುಷ್ಠಾನಗೊಳಿಸಿ, ಸಮಸ್ಯೆಗಳನ್ನು ಪರಿಹರಿಸಿದರೆ ಬೆಂಗಳೂರು ನಗರದಲ್ಲಿ ರಿಯಲ್ ಎಸ್ಟೇಟ್ ಕ್ಷೇತ್ರವನ್ನು ಸುಸ್ಥಿರ ಹಾಗೂ ಪರಿಸರ ಸ್ನೇಹಿಯಾಗಿಸಹುದು. ಇದರಿಂದ ಡೆವಲಪರ್‌ಗಳಿಗೆ ಅನುಕೂಲ ಆಗುವುದರ ಜೊತೆಯಲ್ಲೂ ನಗರದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂಬುದನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ’ ಎಂದು ಅಮರ್ ತಿಳಿಸಿದರು.

ಖಾಸಗಿ ಶಾಲಾ ಶಿಕ್ಷಕರಿಂದ ಇಂದು ‘ಕರಾಳ ದಿನ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ಉತ್ತಮ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸದಿರುವುದೂ ಸೇರಿದಂತೆ ಶಾಲಾ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯ ಧೋರಣೆ ಖಂಡಿಸಿ ಖಾಸಗಿ ಶಾಲಾ, ಕಾಲೇಜುಗಳ ಶಿಕ್ಷಕರು ಸೆಪ್ಟೆಂಬರ್ 5ರಂದು ಕರಾಳ ದಿನ ಆಚರಿಸುತ್ತಿದ್ದಾರೆ.

‘ಶಿಕ್ಷಕರ ಪ್ರಶಸ್ತಿಗೆ ಖಾಸಗಿ ಶಾಲೆಗಳನ್ನೂ ಪರಿಗಣಿಸಬೇಕು ಎಂದು ಹಲವು ಬಾರಿ ಮಾಡಿದ ಮನವಿಗೆ ಸ್ಪಂದನೆ ದೊರೆತಿಲ್ಲ. ಶಿಕ್ಷಕರ ಕಲ್ಯಾಣ ನಿಧಿಗೆ ಶೇ 80ರಷ್ಟು ಮೊತ್ತವನ್ನು ಖಾಸಗಿ ಶಾಲೆಗಳಿಂದಲೇ ಸಂಗ್ರಹಿಸಲಾಗುತ್ತದೆ. ನಿಧಿಯಲ್ಲಿ ಸ್ವಲ್ಪ ಭಾಗವನ್ನೂ ಖಾಸಗಿ ಶಾಲಾ ಶಿಕ್ಷಕರ ಕಲ್ಯಾಣಕ್ಕೆ ಬಳಕೆ ಮಾಡುತ್ತಿಲ್ಲ. ಹಾಗಾಗಿ, ಶಿಕ್ಷಕರ ದಿನಾಚರಣೆ ನಡೆಯುವ ದಿನವನ್ನು ಕರಾಳ ದಿನವಾಗಿ ಆಚರಿಸಲಾಗುತ್ತಿದೆ’ ಎಂದು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ (ಕೃಪಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆ.

ನಗರದಲ್ಲಿ ಇಂದು

ಸಂಸ್ಥಾಪನಾ ದಿನಾಚರಣೆ: ಅತಿಥಿಗಳು: ಆರ್.ಸಿ.ಅಗರವಾಲ್, ಸಂಜಯ್ ಕುಮಾರ್ ಸಿಂಗ್, ವೈ.ಎಸ್.ಪಾಟೀಲ, ತುಷಾರ್ ಕಾಂತಿ ಬೆಹ್ರಾ, ಆಯೋಜನೆ ಮತ್ತು ಸ್ಥಳ: ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ, ಹೆಸರಘಟ್ಟ, ಬೆಳಿಗ್ಗೆ 9

ಶಿಕ್ಷಕರ ದಿನಾಚರಣೆ: ಅತಿಥಿಗಳು: ಮಾನಸ, ಬಿ.ಎಂ. ಪಟೇಲ್ ಪಾಂಡು, ಅಧ್ಯಕ್ಷತೆ: ಎನ್. ಕಾಮರಾಜು, ಆಯೋಜನೆ ಮತ್ತು ಸ್ಥಳ: ಶಾರದಾ ವಿದ್ಯಾಪೀಠ, ಬ್ಯಾಟರಾಯನಪುರ, ಮೈಸೂರು ರಸ್ತೆ, ಬೆಳಿಗ್ಗೆ 9.30

ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ‘ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ’: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ.ಶಿವಕುಮಾರ್, ಅತಿಥಿಗಳು: ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ಪ್ರಾಸ್ತಾವಿಕ ನುಡಿ: ಎಸ್. ಮಧು ಬಂಗಾರಪ್ಪ, ಡಾ.ಎಂ.ಸಿ. ಸುಧಾಕರ್, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಶಿಕ್ಷಣ ಇಲಾಖೆ, ಸ್ಥಳ: ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಬೆಳಿಗ್ಗೆ 10

ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ: ಉದ್ಘಾಟನೆ: ಡಿ.ಕೆ.ಶಿವಕುಮಾರ್, ಪ್ರಶಸ್ತಿ ಪ್ರದಾನ: ಶೋಭಾ ಕರಂದ್ಲಾಜೆ, ಅಧ್ಯಕ್ಷತೆ: ಐದಿನೇಶ್ ಗುಂಡೂರಾವ್, ಸ್ಥಳ: ಶಿಕ್ಷಕರ ಸದನ, ಕೆಂಪೇಗೌಡ ರಸ್ತೆ, ಬೆಳಿಗ್ಗೆ 10.30

ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಪ್ರಾರಂಭೋತ್ಸವ, ಗುರುವಂದನೆ: ಅತಿಥಿ: ರಾಜಪ್ಪ ದಳವಾಯಿ, ಅಧ್ಯಕ್ಷತೆ: ವೀಣಾ ಕೆ.ಎನ್., ಆಯೋಜನೆ: ಸಂಭ್ರಮ ಕನ್ನಡ ಸಂಘ ಕನ್ನಡ ವಿಭಾಗ, ಸ್ಥಳ: ಸುರಾನ ಕಾಲೇಜು, ಸೌತ್ ಎಂಡ್ ರಸ್ತೆ, ಬೆಳಿಗ್ಗೆ 10.30

ಶಿಕ್ಷಕರ ದಿನಾಚರಣೆ-2024: ಅತಿಥಿ: ವಾಸುದೇವ ಕಲ್ಕುಂಟೆ ಆತ್ರೆ, ಅಧ್ಯಕ್ಷತೆ: ಎಸ್.ಚಂದ್ರಶೇಖರ್ ಶೆಟ್ಟಿ, ಜೀವನಮಾನ ಸಾಧಕರಿಗೆ ಪ್ರಶಸ್ತಿ ಪುರಸ್ಕೃತರು: ಎಸ್. ಶ್ರೀನಿವಾಸಮೂರ್ತಿ, ಕೆ.ಸುಧಾರಾವ್, ಎ.ಮುರಿಗೆಪ್ಪ, ಕೆ.ನಾರಾಯಣಗೌಡ, ಎಚ್.ಮಹೇಶಪ್ಪ, ಆಯೋಜನೆ ಮತ್ತು ಸ್ಥಳ: ಕರ್ನಾಟಕದ ವಿಶ್ರಾಂತ ಕುಲಪತಿಗಳ ವೇದಿಕೆ, ಅರಮನೆ ರಸ್ತೆ, ಬೆಳಿಗ್ಗೆ 11

ಸರ್ವಪಲ್ಲಿ ರಾಧಾಕೃಷ್ಣ ಅವರ ಜನ್ಮದಿನಾಚರಣೆ ಅಂಗವಾಗಿ ಶಿಕ್ಷಕರಿಗೆ ಗುರುವಂದನೆ ಮತ್ತು ಉಪನ್ಯಾಸ: ಉದ್ಘಾಟನೆ: ಸಿ.ಎಸ್. ಆರಾಧ್ಯ, ಅತಿಥಿ: ಶಶಿಕಾಂತ್ ರಾವ್, ಪ್ರಾಸ್ತಾವಿಕ ನುಡಿ: ನಾ. ಶ್ರೀಧರ್, ಉಪನ್ಯಾಸ: ಮಣ್ಣೆ ಮೋಹನ್, ಉಪಸ್ಥಿತಿ: ಬಿ. ರಾಜಶೇಖರ್, ಅಧ್ಯಕ್ಷತೆ: ಲಕ್ಷ್ಮೀ ಶ್ರೀನಿವಾಸ್, ಆಯೋಜನೆ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ಸ್ಥಳ: ಶಂಕರೇಶ್ವರ ಪ್ರೌಢಶಾಲೆ, ಚಾಮುಂಡೇಶ್ವರಿನಗರ, ಲಗ್ಗೆರೆ, ಮಧ್ಯಾಹ್ನ 2

ಶಿಕ್ಷಕರ ದಿನಾಚರಣೆ, ಗುರುವಂದನಾ ಕಾರ್ಯಕ್ರಮ: ಅತಿಥಿಗಳು: ಕೆ.ಪಿ. ಜೆ. ರೆಡ್ಡಿ, ಆರ್. ಎಸ್.ದೇಶಪಾಂಡೆ, ಕೆ.ಎನ್.ವೆಂಕಟಕೃಷ್ಣ ರಾವ್, ಅಧ್ಯಕ್ಷತೆ: ಕೆ.ಸಿ.ರಾಮಮೂರ್ತಿ, ಆಯೋಜನೆ ಮತ್ತು ಸ್ಥಳ: ಒಬಿಎಂಆರ್ ಸಭಾಂಗಣ, ಸಿಎಂಆರ್ ವಿಶ್ವವಿದ್ಯಾಲಯ, ಎಚ್‌ಆರ್‌ಬಿಆರ್ ಲೇಔಟ್ ಕಲ್ಯಾಣನಗರ, ಮಧ್ಯಾಹ್ನ 3

ಆರ್.ಎಸ್. ದೇಶಪಾಂಡೆ

‘ವಕ್ರತುಂಡ ಮಹಾಕಾಯ-2’ ಎ ಗಣೇಶ ಚಿತ್ರ ಮಹೋತ್ಸವ: ಸಂಜೆ 4ಕ್ಕೆ

ಗೌರಿ ಲಂಕೇಶ್ ನೆನಪು-2024, ‘ಗಂಡಾಂತರದಲ್ಲಿ ಭಾರತ ಗಣರಾಜ್ಯ’: ಪ್ರಾಸ್ತಾವಿಕ ಮಾತುಗಳು: ರಹಮತ್ ತರೀಕೆರೆ, ಗೌರಿಗೆ ಗೌರವಾರ್ಪಣೆ: ಇಂದಿರಾ ಲಂಕೇಶ್, ‘ಭಾರತದ ಗಣರಾಜ್ಯದಲ್ಲಿನ ಬಿರುಕುಗಳು’ ಉಪನ್ಯಾಸ: ಆರ್. ರಾಮಕುಮಾರ್, ‘ಕೇಂದ್ರ-ಕರ್ನಾಟಕ-ಗಣತಂತ್ರ ಕನಸು’ ಉಪನ್ಯಾಸ: ಮೀನಾಕ್ಷಿ ಬಾಳಿ, ಆಯೋಜನೆ: ಗೌರಿ ಸ್ಮಾರಕ ಟ್ರಸ್ಟ್, ಸ್ಥಳ: ಡಾ.ಅಂಬರೀಷ್ ಸಭಾಂಗಣ, ಚಲನಚಿತ್ರ ಕಲಾವಿದರ ಸಂಘ, ಕನ್ನಡ ಸಾಹಿತ್ಯ ಪರಿಷತ್ತಿನ ಮುಂಭಾಗ, ಮಕ್ಕಳ ಕೂಟ, ಚಾಮರಾಜಪೇಟೆ, ಸಂಜೆ 5ರಿಂದ

ಉದ್ಘಾಟನೆ: ಸುಜಿತ್ ಚೌಧರಿ, ಮಂಜು ಪಿಳ್ಳೈ, ಆಯೋಜನೆ: ಆಕಾಂಕ್ಷ, ಸ್ಥಳ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಸವನಗುಡಿ, ಬೆಳಿಗ್ಗೆ 11ರಿಂದ ಪ್ರದರ್ಶನ

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ಗ್ರಾಫಿಕ್ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ: ಧರಣಿದೇವಿ ಮಾಲಗತ್ತಿ, ಅತಿಥಿಗಳು: ಸಿ. ಚಂದ್ರಶೇಖರ್, ಶ್ರೀಧರ್ ಮೂರ್ತಿ, ಅಧ್ಯಕ್ಷತೆ: ಪ.ಸ. ಕುಮಾರ್, ಸ್ಥಳ: ದೃಶ್ಯಕಲಾ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ, ಸಂಜೆ 5



ಪ.ಸ. ಕುಮಾರ್

ಗಾಯನ, ನಾಟಕ, ರಂಗಗೌರವ: **ಅತಿಥಿಗಳು:** ವಿ. ಮಂಜುನಾಥ್, ಪವಿತ್ರ ಕೋಟ್ಯಾನ್, ಸುಧಾ ಮಂಗಳೂರು, ಮಧುಕರ್ ಗಾಣಿಗ, ಎನ್.ಆರ್. ಮಂಜುನಾಥ್, ಶಂಕರ್ ಕೈವಾರ, ‘ಯಯಾತಿ’ ನಾಟಕ ಪ್ರದರ್ಶನ: ರಚನೆ: ಗಿರೀಶ್ ಕಾರ್ನಾಡ್, ನಿರ್ದೇಶನ: ಪೂರ್ಣಿಮಾ ಪವಾರ್, ಆಯೋಜನೆ: ಕಲಾಸಾಗರ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 5

ಸನ್ಮಾನ ಕಾರ್ಯಕ್ರಮ: ಅತಿಥಿ: ಎಂ.ಎ. ಶೇಖರ್, ಅಧ್ಯಕ್ಷತೆ: ಎನ್. ಆರ್. ಪಂಡಿತ್ ಆರಾಧ್ಯ, ಆಯೋಜನೆ ಶೇಷಾದ್ರಿಪುರಂ ಎಜುಕೇಷನಲ್ ಟ್ರಸ್ಟ್, ಸ್ಥಳ: ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜು, ಯಲಹಂಕ ನ್ಯೂಟೌನ್, ಸಂಜೆ 5

ಭಾವಧಾರೆ: ಉದ್ಘಾಟನೆ: ಶಿವರಾಜ ವಿ. ಪಾಟೀಲ, ಅತಿಥಿಗಳು: ಎಂ. ನಾಗಪ್ರಸನ್ನ, ವಿವೇಕ್ ಸುಬ್ಬಾರೆಡ್ಡಿ, ಉದಯ ಹೊಳ್ಳ, ಎನ್. ದೇವದಾಸ್, ಎಂ.ಟಿ. ನಾಣಯ್ಯ, ಎಚ್.ಎಸ್. ಚಂದ್ರಮೌಳಿ, ಡಿ.ಎಲ್. ಜಗದೀಶ್, ಎಂ.ಎಸ್. ಶ್ಯಾಮಸುಂದರ್, ಎಸ್. ಕಲ್ಯಾಣ ಬಸವರಾಜ, ಅಧ್ಯಕ್ಷತೆ: ಪಂಪಾಪತಿ ಗದ್ದಿ, ಆಯೋಜನೆ: ಗಾನಗಂಗಾ, ಸ್ಥಳ: ರವೀಂದ್ರ ಕಲಾಕ್ಷೇತ್ರ ಜೆ.ಸಿ. ರಸ್ತೆ, ಸಂಜೆ 5.30

ಹರಿನಾಮ ಸಂಕೀರ್ತನೆ: ಗಾಯನ: ಉಷಾ ಸುನೀಲ್, ಕೀ-ಬೋರ್ಡ್: ಅಮಿತ್ ಶರ್ಮಾ, ತಬಲಾ: ಸರ್ವೋತ್ತಮ, ರಿದಂಪ್ಯಾಡ್: ಕೆ.ಎಸ್. ಅಕ್ಷಯ್ ಶ್ರೀವತ್ಸ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಐದನೇ ಬಡಾವಣೆ ಜಯನಗರ, ಸಂಜೆ 7

ಹರಿನಾಮ ಸಂಕೀರ್ತನೆ: ಗಾಯನ: ಸೌಮ್ಯ ಸಂತೋಷ್, ಪಿಟೀಲು: ಸುಬೋಧ ಎಂ. ಶ್ರೀವತ್ಸ, ಮೃದಂಗ: ಕೆ.ಆರ್. ಸಂತೋಷ್, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಪವಮಾನಪುರ, ಸಂಜೆ 7

‘ಜಸ್ಮಾ ಓಡನ್’ ನಾಟಕ ಪ್ರದರ್ಶನ: **ಮೂಲ:** ಶಾಂತಾ ಗಾಂಧಿ, ಕನ್ನಡಕ್ಕೆ ಅನುವಾದ: ವೈಶಾಲಿ ಕಾಸರವಳ್ಳಿ, ನಿರ್ದೇಶನ: ಬಿ. ಜಯಶ್ರೀ, ಆಯೋಜನೆ: ರಾಷ್ಟ್ರೀಯ ನಾಟಕ ಶಾಲೆ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 7

ನಿಧನ ವಾರ್ತೆ

ಎ.ವಿ. ಮಂಜುನಾಥ



ಬೆಂಗಳೂರು: ಜಯನಗರದ ಪತ್ರಿಕಾ ವಿತರಕ ಎ.ವಿ.ಮಂಜುನಾಥ (57) ಅವರು ಹೃದಯಾಘಾತದಿಂದ ಬುಧವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಶುಕ್ರವಾರ ಅಂತ್ಯಕ್ರಿಯೆ ನಡೆಯಲಿದೆ. ಅವರು ಸುಮಾರು 30 ವರ್ಷ ಪತ್ರಿಕಾ ವಿತರಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಸಿರಿಗಂಧ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ
SIRIGANDHA HOUSE BUILDING CO-OPERATIVE SOCIETY LTD.
(ನೋಂದಣಿ ಕ್ರಮಾಂಕ: HSG.1/28/HHS/38527/2009-10)
“ಪುಣ್ಯಕೋಟಿ” ನಂ.1587, 3ನೇ ಮುಖ್ಯರಸ್ತೆ, ಚಂದ್ರಾ ಬಡಾವಣೆ, ಬೆಂಗಳೂರು–560 040, ದೂರವಾಣಿ: 080–23184471

15ನೇ ವಾರ್ಷಿಕ ಸಾಮಾನ್ಯ ಸರ್ವ ಸದಸ್ಯರ ಸಭೆಯ ಆಹ್ವಾನ ಪತ್ರಿಕೆ

ಮೇಲ್ಕಂಡ ಸಹಕಾರ ಸಂಘದ **2023–24 ನೇ ಸಾಲಿನ 15ನೇ ವಾರ್ಷಿಕ ಸಾಮಾನ್ಯ ಸರ್ವ ಸದಸ್ಯರ ಸಭೆಯನ್ನು ದಿನಾಂಕ 22.09.2024 ರಂದು ಭಾನುವಾರ ಬೆಳಗ್ಗೆ 11.00 ಗಂಟೆಗೆ ಸರಿಯಾಗಿ ಕಾಸಿಯಾ ಸಭಾಂಗಣ,** (ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ), ನಂ.2/106, 17ನೇ ಅಡ್ಡರಸ್ತೆ, ಮಾಗಡಿ ಕಾರ್ಡ್‌ರೋಡ್ (ಶನಿಮಹಾತ್ಮ ದೇವಸ್ಥಾನದ ಹಿಂದೆ), ವಿಜಯನಗರ, ಬೆಂಗಳೂರು–560 040. ಇದರಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸಹಕಾರ ಸಂಘದ ಸದಸ್ಯರೆಲ್ಲರೂ ದಯಮಾಡಿ ಸಕಾಲಕ್ಕೆ ಸಭೆಗೆ ಆಗಮಿಸಿ ಭಾಗವಹಿಸಬೇಕಾಗಿ ಈ ಮೂಲಕ ಕೋರಿದೆ.

ಸ್ಥಳ: ಬೆಂಗಳೂರು
ದಿನಾಂಕ: 05.09.2024
ಶ್ರೀಮತಿ.ದೀಪಾ.ಬಿ.ವಿ
ಮುಖ್ಯ ಕಾರ್ಯ ನಿರ್ವಾಹಕರು (ಪ್ರಭಾರ)

ಸ್ಪಂದನ ಕ್ರೆಡಿಟ್ ಸೌಹಾರ್ದ ಸಹಕಾರ ಸಂಘ ನಿಯಮಿತ
SPANDANA CREDIT SOUHARDA SAHAKARA SANGHA NIYAMITHA
ನೋಂದಣಿ : RSR.37 /ಸೌಕಾ /ನೋಂದಣಿ 2297 /2010–11
“ಪುಣ್ಯಕೋಟಿ”, ನಂ.1587, 3ನೇ ಮುಖ್ಯರಸ್ತೆ, ಚಂದ್ರಾ ಬಡಾವಣೆ, ಬೆಂಗಳೂರು–560 040. ದೂರವಾಣಿ: 080–23185584

14ನೇ ವಾರ್ಷಿಕ ಸಾಮಾನ್ಯ ಸರ್ವ ಸದಸ್ಯರ ಸಭೆಯ ಆಹ್ವಾನ ಪತ್ರಿಕೆ

ಮೇಲ್ಕಂಡ ಸಹಕಾರ ಸಂಘದ 2023–24ನೇ ಸಾಲಿನ 14ನೇ ವಾರ್ಷಿಕ ಸಾಮಾನ್ಯ ಸರ್ವ ಸದಸ್ಯರ ಸಭೆಯನ್ನು ದಿನಾಂಕ 22.09.2024 ರಂದು ಭಾನುವಾರ ಮಧ್ಯಾಹ್ನ 02.30 ಗಂಟೆಗೆ ಸರಿಯಾಗಿ ಕಾಸಿಯಾ ಸಭಾಂಗಣ, (ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ), ನಂ.2/106, 17ನೇ ಅಡ್ಡರಸ್ತೆ, ಮಾಗಡಿ ಕಾರ್ಡ್‌ರೋಡ್ (ಶನಿಮಹಾತ್ಮ ದೇವಸ್ಥಾನದ ಹಿಂದೆ) ವಿಜಯನಗರ, ಬೆಂಗಳೂರು–560 040. ಇದರಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸಹಕಾರ ಸಂಘದ ಸದಸ್ಯರೆಲ್ಲರೂ ದಯಮಾಡಿ ಸಕಾಲಕ್ಕೆ ಸಭೆಗೆ ಆಗಮಿಸಿ ಭಾಗವಹಿಸಬೇಕಾಗಿ ಈ ಮೂಲಕ ಕೋರಿದೆ.

ಸ್ಥಳ: ಬೆಂಗಳೂರು
ದಿನಾಂಕ: 05.09.2024
ಶ್ರೀಮತಿ.ದೀಪಾ.ಬಿ.ವಿ
ಮುಖ್ಯ ಕಾರ್ಯ ನಿರ್ವಾಹಕರು

ನೈರುತ್ಯ ರೈಲ್ವೆ
ಟೆಂಡರ್ ಪ್ರಕಟಣೆ ಸಂಖ್ಯೆ: ಇಸಿಎನ್–ಟಿಆರ್‌ಡಿ– 05–2024 ದಿನಾಂಕ 30.08.2024
ಭಾರತದ ರಾಷ್ಟ್ರಪತಿಗಳ ಪರವಾಗಿ ಕೆಳ ಸಹಿದಾರರು ಕೆಳಕಂಡ ಕೆಲಸಗಳಿಗಾಗಿ ಇ–ಟೆಂಡರ್‌ಗಳನ್ನು ಆಹ್ವಾನಿಸಿದ್ದಾರೆ.

ಕೆಲಸದ ವಿವರಣೆ	ಅಂದಾಜು ಮೌಲ್ಯ
2x25 ಕೆ ವಿ	ರೂ. 1,33,92,56,511.01

ಒಎಚ್‌ಇನ ವಿನ್ಯಾಸ, ಪೂರೈಕೆ, ಎರೆಕ್ಷನ್, ಪರೀಕ್ಷೆ ಮತ್ತು ಆರಂಭದ ಎಂಜಿನಿಯರಿಂಗ್ ಪೂರೈಕೆ ಮತ್ತು ನಿರ್ಮಾಣ (ಇಪಿಸಿ) ಮತ್ತು ರಾಯದುರ್ಗ (ಹೊರತುಪಡಿಸಿ) (ಸಿಎಚ್ 205/463) ನಿಂದ ಪಾವಗಡ (ಸೇರಿದಂತೆ) (ಸಿಎಚ್: 106/000) ಟಿಕೆ–ಆರ್‌ಡಿಜಿ ಸೆಕ್ಷನ್ (99.463 ಆರ್‌ಕೆಎಂ/ 114.145 ಟಿಕೆಎಂ) ನಡುವಿನ ಎಲೆಕ್ಟ್ರಿಕಲ್ ಸಾಮಾನ್ಯ ಸೇವೆಗಳು, ಎಂಜಿನಿಯರಿಂಗ್ ಮತ್ತು ಟೆಲಿಕಮ್ಯೂನಿಕೇಶನ್ ಕೆಲಸಗಳು. (ಪಿಎಸ್‌ಐ ಸಿಸ್ಟಂ (ಟಿಎಸ್‌ಎಸ್‌ಗಳು, ಎಸ್‌ಪಿಗಳು ಮತ್ತು ಎಸ್‌ಎಸ್‌ಪಿಗಳು)

ಬಿಡ್‌ಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 28.12.2024 ರಂದು 11.00 ಗಂಟೆಗಳವರೆಗೆ
ಹೆಚ್ಚಿನ ಮಾಹಿತಿಗಳಿಗಾಗಿ: www.ireps.gov.in ಲಾಗಿನ್ ಮಾಡಿ
ಉಪ ಮುಖ್ಯ ವಿದ್ಯುತ್ ಇಂಜಿನಿಯರ್, ಟಿಆರ್‌ಡಿ/ನಿರ್ಮಾಣ, ಬೆಂಗಳೂರು ದಂಡು
ಪಿಯುಬಿ/391/ಎಎಡಿ360/ಪಿಆರ್ ಬಿ/ಎಸ್ ಡಬ್ಲ್ಯೂ ಆರ್/2024–25
South Western Railway - SWR SWRRLY SWRRLY

SANSERA
ideas@work
ಸನ್ಸೆರಾ ಇಂಜಿನಿಯರಿಂಗ್ ಲಿಮಿಟೆಡ್
(CIN: L34103KA1981PLC004542)
ನೋಂದಾಯಿತ ವಿಳಾಸ: ಘಟಕ–7, ಸಂ. 143/ಎ, ಜಿಗಣಿ ಲಿಂಕ್ ರಸ್ತೆ, ಬೊಮ್ಮಸಂದ್ರ ಔದ್ಯಮಿಕ ಪ್ರದೇಶ, ಆನೇಕಲ್ ತಾಲೂಕು, ಬೆಂಗಳೂರು - 560105, ಭಾರತ
ಫೋನ್ ನಂ: +91 80-27839081/82/83; **ಫ್ಯಾಕ್ಸ್ ಸಂ.:** +91 80 27839309
ಇಮೇಲ್: rajesh.modi@sansera.in; **ವೆಬ್‌ಸೈಟ್:** www.sansera.in

42 ನೇ ವಾರ್ಷಿಕ ಪ್ರಧಾನ ಸಭೆ, ಖಾತೆ ಮುಕ್ತಾಯ ಮತ್ತು ರಿಮೋಟ್ ಇ–ಮತದಾನ ಮಾಹಿತಿಯ ನೋಟಿಸ್

ಕಂಪನಿಗಳ ಕಾಯ್ದೆ 2013 ರ ಸೆಕ್ಷನ್ 108 ಹಾಗೂ ಕಂಪನಿಗಳ (ನಿರ್ವಹಣೆ ಮತ್ತು ಆಡಳಿತ) ನಿಯಮಗಳು 2014 ರ ನಿಯಮ 20 ಅನುಬಂಧಗಳಿಗೆ ಅನುಗುಣವಾಗಿ ಈ ನೋಟಿಸ್ ಅನ್ನು ಪ್ರಕಟಿಸಲಾಗಿದೆ.

(ಎ) ವಾರ್ಷಿಕ ಪ್ರಧಾನ ಸಭೆ ಮತ್ತು ಖಾತೆ ಮುಕ್ತಾಯ:

ಈ ಮೂಲಕ ನೋಟಿಸ್ ನೀಡಿರುವುದೇನೆಂದರೆ, 2024 ಆಗಸ್ಟ್ 20 ರಂದು ನೀಡಿದ ಎಜಿಎಂ ನೋಟಿಸ್‌ನಲ್ಲಿ ನಿಗದಿಸಿದ ವಹಿವಾಟುಗಳನ್ನು ನಡೆಸಲು ವೀಡಿಯೋ ಕಾನ್ಫರೆನ್ಸಿಂಗ್ (“ವಿಸಿ”)/ ಇತರ ಧ್ವನಿ–ದೃಶ್ಯ ವಿಧಾನಗಳ (“ಒಎವಿಎಂ”) ಮೂಲಕ ಮಾತ್ರ 2024 ಸೆಪ್ಟೆಂಬರ್ 26 ರಂದು ಗುರುವಾರ ಮಧ್ಯಾಹ್ನ 3.00 ಗಂಟೆಗೆ (ಭಾರತೀಯ ಕಾಲಮಾನ) ನಡೆಸಲು ಸನ್ಸೆರಾ ಇಂಜಿನಿಯರಿಂಗ್ ಲಿಮಿಟೆಡ್ (“ಕಂಪನಿ”) ಸದಸ್ಯರ 42ನೇ ವಾರ್ಷಿಕ ಪ್ರಧಾನ ಸಭೆ (ಎಜಿಎಂ) ಅನ್ನು ನಡೆಸಲಾಗುತ್ತಿದ್ದು, ವಿಸಿ/ಒಎವಿಎಂ ಮೂಲಕ ಕಂಪನಿಗಳು ಎಜಿಎಂ ಅನ್ನು ನಡೆಸಲು ಅನುವು ಮಾಡುವುದಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ಷೇರು ವಿನಿಮಯ ಮಂಡಳಿ ಪ್ರಕಟಿಸಿದ ಸುತ್ತೋಲೆಗಳಿಗೆ ಅನುಗುಣವಾಗಿ ವಿಸಿ/ಒಎವಿಎಂ ಮೂಲಕ ಕಂಪನಿಯ ಎಜಿಎಂ ಅನ್ನು ನಡೆಸಲಾಗುತ್ತದೆ.

ಈ ಮೇಲಿನ ಸುತ್ತೋಲೆಗಳ ನಿಯಮಗಳಿಗೆ ಅನುಗುಣವಾಗಿ, 2024 ಮಾರ್ಚ್ 31 ರಂತೆ ಆಡಿಟ್ ಮಾಡಿದ ಬ್ಯಾಲೆನ್ಸ್ ಶೀಟ್, ಲಾಭ ಮತ್ತು ನಷ್ಟದ ಆಡಿಟ್ ಮಾಡಿದ ಹೇಳಿಕೆ, 2024 ಮಾರ್ಚ್ 31 ಕ್ಕೆ ಕೊನೆಗೊಂಡ ನಗದು ಹರಿವು ಹೇಳಿಕೆ ಹಾಗೂ ನಿರ್ದೇಶಕರು ಮತ್ತು ಆಡಿಟರ್‌ಗಳ ವರದಿಗಳ ಜೊತೆಗೆ ಎಜಿಎಂ ನೋಟಿಸ್ ಅನ್ನು ಕಂಪನಿ/ಡೆಪಾಸಿಟರಿ ಪಾರ್ಟಿಸಿಪಂಟ್(ಗಳು)/ಲಿಂಕ್ ಇನ್‌ಟೈಮ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (“ಲಿಂಕ್ ಇನ್‌ಟೈಮ್”), ಕಂಪನಿಯ ರಿಜಿಸ್ಟ್ರಾರ್ ಮತ್ತು ಷೇರು ವರ್ಗಾವಣೆ ಏಜೆಂಟರಲ್ಲಿ ತಮ್ಮ ಇಮೇಲ್ ಐಡಿಗಳನ್ನು 2024 ಆಗಸ್ಟ್ 30, ಶುಕ್ರವಾರದವರೆಗೆ ನೋಂದಣಿ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಕಳುಹಿಸಲಾಗುತ್ತದೆ. ಎಂಸಿಎ ಸುತ್ತೋಲೆಗಳು ಮತ್ತು ಸೆಬಿ ಸುತ್ತೋಲೆಗಳಿಗೆ ಅನುಗುಣವಾಗಿ ಎಜಿಎಂ ನೋಟಿಸ್‌ನ ಭೌತಿಕ ಪ್ರತಿಗಳನ್ನು ಕಳುಹಿಸುವ ಅಗತ್ಯವನ್ನು ನಿವಾರಿಸಲಾಗಿದೆ.

2023–24 ಹಣಕಾಸು ವರ್ಷದ ಕಂಪನಿಯ ವಾರ್ಷಿಕ ವರದಿ ಮತ್ತು ಎಜಿಎಂ ನೋಟಿಸ್ ಕಂಪನಿ ವೆಬ್‌ಸೈಟ್ www.sansera.in ನಲ್ಲಿ ಮತ್ತು ಕಂಪನಿಯ ಷೇರುಗಳನ್ನು ಲಿಸ್ಟ್ ಮಾಡಲಾಗಿರುವ ಷೇರು ವಿನಿಮಯ ಮಂಡಳಿಗಳ ವೆಬ್‌ಸೈಟ್‌ಗಳಾದ www.bseindia.com ಮತ್ತು www.nseindia.com ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಕಂಪನಿ/ಡೆಪಾಸಿಟರಿ ಪಾರ್ಟಿಸಿಪಂಟ್(ಗಳಲ್ಲಿ) ತಮ್ಮ ಇಮೇಲ್ ವಿಳಾಸಗಳನ್ನು ನೋಂದಣಿ ಮಾಡಿದ ಸದಸ್ಯರೂ ಸೇರಿದಂತೆ ಎಲ್ಲ ಸದಸ್ಯರು ಎಜಿಎಂ ನೋಟಿಸ್ ಮತ್ತು ವಾರ್ಷಿಕ ವರದಿಯನ್ನು ಈ ಮೇಲೆ ಹೇಳಿದ ಯಾವುದೇ ವೆಬ್‌ಸೈಟ್‌ಗಳಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಲಿಂಕ್ ಇನ್‌ಟೈಮ್/ ಡೆಪಾಸಿಟರಿ ಪಾರ್ಟಿಸಿಪಂಟ್ (ಗಳಲ್ಲಿ) ತಮ್ಮ ಇಮೇಲ್ ವಿಳಾಸಗಳನ್ನು ನೋಂದಣಿ ಮಾಡಿಕೊಳ್ಳದ ಸದಸ್ಯರು ಇಮೇಲ್ ವಿಳಾಸವನ್ನು ನೋಂದಣಿ ಮಾಡಲು ಮತ್ತು ಎಜಿಎಂ ನೋಟಿಸ್, ವಾರ್ಷಿಕ ವರದಿ ಮತ್ತು ಇ–ಮತದಾನದ ಬಳಕೆದಾರರ ಐಡಿ ಮತ್ತು ಪಾಸ್‌ವರ್ಡ್ ಅನ್ನು ಇಮೇಲ್ ಮೂಲಕ ಸ್ವೀಕರಿಸಲು https://linkintime.co.in/emailreg/email_register.html ಲಿಂಕ್‌ಗೆ ಭೇಟಿ ನೀಡಬೇಕು. ಇಮೇಲ್ ವಿಳಾಸವನ್ನು ನೋಂದಣಿ ಮಾಡಿಕೊಳ್ಳಲು ಮತ್ತು ಇ–ಮತದಾನದ ಬಳಕೆದಾರರ ಐಡಿ ಮತ್ತು ಪಾಸ್‌ವರ್ಡ್ ಅನ್ನು ಪಡೆಯಲು ಮತ್ತು ಎಜಿಎಂ ಸಮಯದಲ್ಲಿ ಇ–ಮತದಾನ ಮಾಡಲು ಮತ್ತು ರಿಮೋಟ್ ಆಗಿ ಮತದಾನ ಮಾಡುವ ವಿಧಾನದ ವಿವರವಾದ ಕ್ರಮವನ್ನು ಈ ಮೇಲೆ ಹೇಳಿದ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗಿಸಲಾಗುತ್ತದೆ.

ವಿಸಿ/ಒಎವಿಎಂ ಮೂಲಕ ಎಜಿಎಂಗೆ ಹಾಜರಾಗಲು ಮತ್ತು ಎಜಿಎಂ ವೆಬ್‌ಕಾಸ್ಟ್ ಅನ್ನು ವೀಕ್ಷಿಸಲು ಸೂಚನೆಗಳಿಗಾಗಿ ಎಜಿಎಂ ನೋಟಿಸ್ ಅನ್ನು ನೋಡುವಂತೆ ಸದಸ್ಯರಿಗೆ ವಿನಂತಿಸಲಾಗಿದೆ.

ಅಂಚೆ ವರ್ಗಾವಣೆಯಲ್ಲಿ ಯಾವುದೇ ನಷ್ಟ/ಮಧ್ಯಪ್ರವೇಶವನ್ನು ತಡೆಯುವುದಕ್ಕಾಗಿ ಮತ್ತು ನ್ಯಾಷನಲ್ ಎಲೆಕ್ಟ್ರಾನಿಕ್ ಕ್ಲಿಯರಿಂಗ್ ಸರ್ವೀಸ್ (ಎನ್‌ಇಸಿಎಸ್) / ಎಲೆಕ್ಟ್ರಾನಿಕ್ ಕ್ಲಿಯರಿಂಗ್ ಸರ್ವೀಸ್ (ಇಸಿಎಸ್) ಮೂಲಕ ಡಿವಿಡೆಂಡ್ ಕ್ರೆಡಿಟ್ ಅನ್ನು ಪಡೆಯಲು ತಮ್ಮ ಎನ್‌ಇಸಿಎಸ್ / ಇಸಿಎಸ್ ವಿವರಗಳನ್ನು ಕಂಪನಿಯ ರಿಜಿಸ್ಟ್ರಾರ್ ಮತ್ತು ಷೇರು ವರ್ಗಾವಣೆ ಏಜೆಂಟರಿಗೆ rnt.helpdesk@linkintime.co.in ಇಮೇಲ್ ಐಡಿಗೆ ಸಲ್ಲಿಸಬೇಕು.

ಎಜಿಎಂ ದಿನಾಂಕದವರೆಗೆ ಕಂಪನಿಯ ಯಾವುದೇ ಕೆಲಸದ ದಿನದಲ್ಲಿ ಕಚೇರಿ ಅವಧಿಯಲ್ಲಿ ಕಂಪನಿಯ ಸದಸ್ಯರ ಎಲೆಕ್ಟ್ರಾನಿಕ್ ತಪಾಸಣೆಗೆ ಈ ಮೇಲಿನ ದಾಖಲೆಗಳು ಲಭ್ಯವಿವೆ.

ಖಾತೆ ಮುಕ್ತಾಯ

ಸದಸ್ಯರ ನೋಂದಣಿ ಮತ್ತು ಕಂಪನಿಯ ಷೇರು ವರ್ಗಾವಣೆ ದಾಖಲೆಗಳು ಎಜಿಎಂ ಮತ್ತು 2024 ಮಾರ್ಚ್ 31 ಕ್ಕೆ ಕೊನೆಗೊಂಡ ಹಣಕಾಸು ವರ್ಷದ ಡಿವಿಡೆಂಡ್ ಪಾವತಿ ಉದ್ದೇಶಕ್ಕೆ 2024 ಸೆಪ್ಟೆಂಬರ್ 20 ರಿಂದ 2024 ಸೆಪ್ಟೆಂಬರ್ 26 (ಎರಡೂ ದಿನಗಳನ್ನು ಒಳಗೊಂಡು) ಮುಚ್ಚಿರುತ್ತದೆ. ಸದಸ್ಯರು ಘೋಷಿಸಿದರೆ ಡಿವಿಡೆಂಡ್ ಅನ್ನು ಅನ್ವಯಿಕ ತೆರಿಗೆಗೆ ಒಳಪಟ್ಟು ಷೇರುದಾರರಿಂದ ಘೋಷಣೆ ದಿನಾಂಕದಿಂದ 30 ದಿನಗಳಂದು ಅಥವಾ ಮೊದಲು ಪಾವತಿ ಮಾಡಲಾಗುತ್ತದೆ.

(ಬಿ) ರಿಮೋಟ್ ಇ–ಮತದಾನ

ಕಂಪನಿಗಳ ಕಾಯ್ದೆ 2013 ರ ವಿಭಾಗ 108 ಮತ್ತು ಕಂಪನಿಗಳ (ನಿರ್ವಹಣೆ ಮತ್ತು ಆಡಳಿತ) ನಿಯಮಗಳು 2014 ರ ನಿಯಮ 20 ಹಾಗೂ ಅದಕ್ಕೆ ಕಾಲಕಾಲಕ್ಕೆ ಮಾಡಿದ ತಿದ್ದುಪಡಿಗಳು ಮತ್ತು ಸೆಬಿ (ಲಿಸ್ಟಿಂಗ್ ಬಾಧ್ಯತೆಗಳು ಮತ್ತು ಬಹಿರಂಗಗೊಳಿಸುವಿಕೆ ಅಗತ್ಯಗಳು) ನಿಯಮಾವಳಿ 2015 (ಲಿಸ್ಟಿಂಗ್ ನಿಯಮಾವಳಿಗಳು) ರ ಅನುಬಂಧಗಳು ಮತ್ತು ಭಾರತೀಯ ಕಂಪನಿ ಸೆಕ್ರೆಟರಿಗಳ ಸಂಸ್ಥೆ ಪ್ರಕಟಿಸಿದ ಪ್ರಧಾನ ಸಭೆಗಳ ಕಾರ್ಯದರ್ಶೀಯ ಮಾನದಂಡ (ಎಸ್‌ಎಸ್–2) ಕ್ಕೆ ಅನುಗುಣವಾಗಿ ಎಜಿಎಂನಲ್ಲಿ ನಡೆಸಲಾಗುವ ವಹಿವಾಟುಗಳಿಗೆ ಸಂಬಂಧಿಸಿದಂತೆ ಎಜಿಎಂಗೂ ಮೊದಲು/ನಂತರ ರಿಮೋಟ್ ಇ–ಮತದಾನದ ಸೌಲಭ್ಯವನ್ನು ಕಂಪನಿಯು ತನ್ನ ಸದಸ್ಯರಿಗೆ ನೀಡುತ್ತಿದೆ ಮತ್ತು ಈ ಉದ್ದೇಶಕ್ಕೆ ಕಂಪನಿಯು ಎಲೆಕ್ಟ್ರಾನಿಕ್ ರೂಪದಲ್ಲಿ ಮತದಾನ ಸೌಲಭ್ಯ ಕಲ್ಪಿಸುವುದಕ್ಕಾಗಿ ಲಿಂಕ್ ಇನ್‌ಟೈಮ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅನ್ನು ಕಂಪನಿಯು ನೇಮಿಸಿದೆ.

ರಿಮೋಟ್ ಇ–ಮತದಾನದ ವಿವರವಾದ ಸೂಚನೆಗಳನ್ನು 42ನೇ ಎಜಿಎಂ ನೋಟಿಸ್‌ನಲ್ಲಿ ನೀಡಲಾಗಿದೆ. ಈ ಮುಂದಿನವುಗಳನ್ನು ಗಮನಿಸುವಂತೆ ಸದಸ್ಯರಿಗೆ ವಿನಂತಿಸಲಾಗಿದೆ.

ಎ) ಈ ಮುಂದಿನ ಅವಧಿಯಲ್ಲಿ ರಿಮೋಟ್ ಇ–ಮತದಾನದ ಸೌಲಭ್ಯವು ಲಭ್ಯವಿದೆ:

ಅ.ಸಂ	ವಿವರಗಳು / ಚಟುವಟಿಕೆ	ವಿವರಗಳು
1.	ರಿಮೋಟ್ ಇ–ಮತದಾನದ ಆರಂಭ ಮತ್ತು ಮುಕ್ತಾಯದ ದಿನಾಂಕ ಮತ್ತು ಸಮಯ	**ಆರಂಭ:** ಸೋಮವಾರ, ಸೆಪ್ಟೆಂಬರ್ 23, 2024 ಬೆಳಗ್ಗೆ 9:00 ಗಂಟೆ (ಭಾರತೀಯ ಕಾಲಮಾನ) **ಮುಕ್ತಾಯ:** ಬುಧವಾರ, ಸೆಪ್ಟೆಂಬರ್ 25, 2024 ಸಂಜೆ 5:00 ಗಂಟೆ (ಭಾರತೀಯ ಕಾಲಮಾನ)
2.	ಕಟ್ ಆಫ್ ದಿನಾಂಕ	ಗುರುವಾರ, ಸೆಪ್ಟೆಂಬರ್ 19, 2024

ರಿಮೋಟ್ ಇ–ಮತದಾನ ಮಾಡ್ಯೂಲ್ ಅನ್ನು ಬುಧವಾರ, ಸೆಪ್ಟೆಂಬರ್ 25, 2024 ರಂದು ಸಂಜೆ 5.00 ಗಂಟೆಗೆ ನಿಷ್ಕ್ರಿಯಗೊಳಿಸಲಾಗುತ್ತದೆ.

ಬಿ) ಕಟ್ ಆಫ್ ದಿನಾಂಕದಂದು ಸದಸ್ಯರ ರಿಜಿಸ್ಟರ್‌ನಲ್ಲಿ ಅಥವಾ ಡೆಪಾಸಿಟರಿಗಳು ನಿರ್ವಹಿಸಿರುವ ಫಲಾನುಭವಿ ಮಾಲೀಕರ ನೋಂದಣಿಯಲ್ಲಿ ಹೆಸರು ದಾಖಲಾಗಿರುವ ಸದಸ್ಯರು ಮಾತ್ರ ಎಜಿಎಂ ವೇಳೆ ರಿಮೋಟ್ ಇ–ಮತದಾನ / ಇ–ಮತದಾನದ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ. ಸದಸ್ಯರು ನಿಲುವಳಿಯ ಮೇಲೆ ಮತವನ್ನು ಹಾಕಿದ ನಂತರ, ಅದನ್ನು ಬದಲಾವಣೆ ಮಾಡಲು ಅವರಿಗೆ ಅನುಮತಿ ನೀಡಲಾಗುವುದಿಲ್ಲ. ಎಲೆಕ್ಟ್ರಾನಿಕ್ ರೂಪದಲ್ಲಿ ತಮ್ಮ ಮತವನ್ನು ಹಾಕದ ಸದಸ್ಯರು ಮತ್ತು ಮತ ಹಾಕುವುದರಿಂದ ನಿಷೇಧಿಸಲ್ಪಟ್ಟವರು ತಮ್ಮ ಮತದಾನದ ಹಕ್ಕನ್ನು ಎಜಿಎಂ ಅವಧಿಯಲ್ಲಿ ಇ–ಮತದಾನ ವ್ಯವಸ್ಥೆಯ ಮೂಲಕ ಮತ ಹಾಕಬಹುದು. ಎಜಿಎಂ ಸಮಯದಲ್ಲಿ ಇ–ಮತದಾನಕ್ಕೆ ಸೂಕ್ತ ವ್ಯವಸ್ಥೆಯನ್ನು ಕಂಪನಿ ಮಾಡುತ್ತದೆ. ಸಭೆಗೂ ಮುನ್ನ ರಿಮೋಟ್ ಇ–ಮತದಾನದ ಮೂಲಕ ತಮ್ಮ ಮತಗಳನ್ನು ಹಾಕಿದ ಸದಸ್ಯರು ಎಜಿಎಂಗೆ ಹಾಜರಾಗಬಹುದು. ಆದರೆ, ಎಜಿಎಂ ಅವಧಿಯಲ್ಲಿ ಪುನಃ ಮತ ಹಾಕಲು ಅವರು ಅರ್ಹರಾಗಿರುವುದಿಲ್ಲ.

ಸಿ) ಸಭೆಯಲ್ಲಿ ಮಾತನಾಡುವವರಾಗಿ ತಮ್ಮ ಅಭಿಪ್ರಾಯಗಳನ್ನು ಪ್ರಸ್ತುತಪಡಿಸಲು/ ಪ್ರಶ್ನೆಗಳನ್ನು ಕೇಳಲು ಬಯಸುವ ಸದಸ್ಯರು ತಮ್ಮ ಹೆಸರು, ಡಿಪಿ ಐಡಿ ಮತ್ತು ಕ್ಲೈಂಟ್ ಐಡಿ / ಫಾಲಿಯೋ ಸಂಖ್ಯೆ, ಪ್ಯಾನ್ ಮತ್ತು ಮೊಬೈಲ್ ನಂಬರ್ ಅನ್ನು ಕಂಪನಿಯ ಇಮೇಲ್ ಐಡಿ rajesh.modi@sansera.in ಗೆ 2024 ಸೆಪ್ಟೆಂಬರ್ 16 ಸೋಮವಾರದಂದು (ಸಂಜೆ 5.00 ಗಂಟೆವರೆಗೆ) ಅಥವಾ ಅದಕ್ಕೂ ಮೊದಲು ವಿನಂತಿಯನ್ನು ಕಳುಹಿಸುವ ಮೂಲಕ ಮೊದಲೇ ನೋಂದಣಿ ಮಾಡಿಕೊಳ್ಳಬೇಕು. ಮಾತನಾಡುವವರಾಗಿ ಮೊದಲೇ ನೋಂದಣಿ ಮಾಡಿಕೊಂಡ ಸದಸ್ಯರಿಗೆ ಮಾತ್ರ ಎಜಿಎಂ ವೇಳೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು/ಪ್ರಶ್ನೆಗಳನ್ನು ಕೇಳಲು ಅನುಮತಿಸಲಾಗುತ್ತದೆ. ಎಜಿಎಂಗೆ ಲಭ್ಯವಿರುವ ಸಮಯವನ್ನು ಆಧರಿಸಿ ಮಾತನಾಡುವವರ ಸಂಖ್ಯೆಯನ್ನು ನಿರ್ಬಂಧಿಸುವ ಹಕ್ಕನ್ನು ಕಂಪನಿ ಹೊಂದಿದೆ.

ಡಿ) ವಿಸಿ / ಒಎವಿಎಂ ಮೂಲಕ ಎಜಿಎಂಗೆ ಹಾಜರಾಗಲು ಮತ್ತು ಇ–ಮತದಾನದ ವಿಧಾನದ ಸೂಚನೆಗಳನ್ನು ತಮ್ಮ ಇಮೇಲ್ ವಿಳಾಸಗಳನ್ನು ನೋಂದಣಿ ಮಾಡಿಕೊಂಡಿರುವ ಮತ್ತು ಭೌತಿಕ ರೂಪದಲ್ಲಿ ಷೇರುಗಳನ್ನು ಹೊಂದಿರುವ ಅಥವಾ ತಮ್ಮ ಇಮೇಲ್ ವಿಳಾಸಗಳನ್ನು ನೋಂದಣಿ ಮಾಡಿಕೊಂಡಿಲ್ಲದ ಸದಸ್ಯರಿಗಾಗಿ ಎಜಿಎಂ ನೋಟಿಸ್‌ನಲ್ಲಿ ನೀಡಲಾಗಿದೆ.

ಬೆಂಗಳೂರಿನ, ಪ್ರಾಕ್ಟೀಸ್ ಮಾಡುತ್ತಿರುವ ಕಂಪನಿ ಸೆಕ್ರೆಟರಿ ಸಂಸ್ಥೆ ಮೆಸರ್ಸ್ ಬಿಎಂಪಿ & ಕೋ. ಎಲ್‌ಎಲ್‌ಪಿ ಯ ಸಿಎಸ್ ಪ್ರಮೋದ್ ಎಸ್ ಎಂ ಅಥವಾ ಅವರನ್ನು ಹೊರತುಪಡಿಸಿ ಸಿಎಸ್ ಬಿಸ್ವಜಿತ್ ಘೋಷ್ ಅವರನ್ನು ಪಾರದರ್ಶಕ ಮತ್ತು ನ್ಯಾಯೋಚಿತ ವಿಧಾನದಲ್ಲಿ ಎಜಿಎಂ ವೇಳೆ/ಮೊದಲು ರಿಮೋಟ್ ಇ–ಮತದಾನದ ಪ್ರಕ್ರಿಯೆಯನ್ನು ಪರಿಶೀಲಿಸಲು ತಪಾಸಕರನ್ನಾಗಿ ನೇಮಿಸಲಾಗಿದೆ.

ವೆಬ್‌ಕಾಸ್ಟ್ ಸೌಲಭ್ಯ:

ಎಜಿಎಂ ವಿವರಗಳ ವೆಬ್‌ಕಾಸ್ಟ್ ಸೌಲಭ್ಯವನ್ನು ಕಂಪನಿಯು ಒದಗಿಸುತ್ತದೆ ಎಂಬುದನ್ನು ಸದಸ್ಯರು ಗಮನಿಸಬಹುದು. ಎಜಿಎಂನಲ್ಲಿ ಭಾಗವಹಿಸಲು ಅರ್ಹರಾಗಿರುವ ಸದಸ್ಯರು ಲಿಂಕ್ ಇನ್‌ಟೈಮ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವೆಬ್‌ಸೈಟ್ https://instameet.linkintime.co.in ನಲ್ಲಿ ತಮ್ಮ ಇ–ಮತದಾನದ ಲಾಗಿನ್ ವಿವರಗಳನ್ನು ಬಳಸಿಕೊಂಡು ವೀಕ್ಷಿಸಬಹುದು.

ವಿಸಿ ಸಭೆ, ರಿಮೋಟ್ ಇ–ಮತದಾನಕ್ಕೆ ಸಂಬಂಧಿಸಿದಂತೆ ಯಾವುದೇ ವಿಚಾರಣೆ / ಸ್ಪಷ್ಟನೆಗೆ / ದೂರು ಇದ್ದಲ್ಲಿ ಮತ್ತು ಎಜಿಎಂ ನೋಟಿಸ್ ಅನ್ನು ವಿಲೇವಾರಿ ಮಾಡಿದ ದಿನಾಂಕದ ನಂತರ ಕಂಪನಿ ಷೇರುಗಳನ್ನು ಖರೀದಿಸಿದ ಮತ್ತು ಕಟ್ ಆಫ್ ದಿನಾಂಕದಂದು ಷೇರುಗಳನ್ನು ಹೊಂದಿದ ಸದಸ್ಯರು ಈ ಮೇಲೆ ನಮೂದಿಸಿದ ಹಂತಗಳನ್ನು ಅನುಸರಿಸುವ ಮೂಲಕ ಬಳಕೆದಾರರ ಐಡಿ ಮತ್ತು ಪಾಸ್‌ವರ್ಡ್ ಪಡೆದುಕೊಳ್ಳಬಹುದು ಅಥವಾ rajesh.modi@sansera.in ಗೆ ಅಥವಾ enotices@linkintime.co.in RTA ಗೆ ಇಮೇಲ್ ಕಳುಹಿಸಬಹುದು ಅಥವಾ 022 – 4918 6000 ಮತ್ತು 1800 22 44 30 ಗೆ ಸಂಪರ್ಕಿಸಬಹುದು.

ಮಂಡಳಿ ನಿರ್ದೇಶಕರ ಆದೇಶದ ಮೇರೆಗೆ
ಸನ್ಸೆರಾ ಇಂಜಿನೀರಿಂಗ್ ಲಿಮಿಟೆಡ್ ಪರವಾಗಿ
ಸಹಿ/–
ರಾಜೇಶ್ ಕುಮಾರ್ ಮೋದಿ
ಕಂಪನಿ ಕಾರ್ಯದರ್ಶಿ
ಸದಸ್ಯತ್ವ ಸಂ. ಎಫ್5176

ಸ್ಥಳ: ಬೆಂಗಳೂರು
ದಿನಾಂಕ: ಸೆಪ್ಟೆಂಬರ್ 05, 2024

ಬೆಂಗಳೂರು ವಿಶ್ವವಿದ್ಯಾಲಯ
ಕುಲಸಚಿವರ ಕಛೇರಿ, ಜ್ಞಾನಭಾರತಿ, ಬೆಂಗಳೂರು–560056.
ನಂ: ಬಿಯು/ಇ–ಆಡಳಿತ/ಟೆಂಡರ್–ಜಾಹೀರಾತು–22/2024–25 ದಿನಾಂಕ: 04.09.2024

ಇ–ಟೆಂಡರ್‌ಗಳಿಗಾಗಿ ಆಹ್ವಾನ ಪ್ರಕಟಣೆ

ಬೆಂಗಳೂರು ವಿಶ್ವವಿದ್ಯಾಲಯವು ಈ ಕೆಳಕಂಡ ಅಲ್ಪಾವಧಿ ಟೆಂಡರ್‌ಗಳಿಗಾಗಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪೋರ್ಟಲ್ ಮುಖಾಂತರ ಬಿಡ್‌ಗಳನ್ನು ಆಹ್ವಾನಿಸಲಾಗಿದೆ. ಟೆಂಡರ್‌ಗೆ ಸಂಬಂಧಿಸಿದ ವಿವರಗಳು https://kppp.karnataka.gov.in ನಲ್ಲಿ ದೊರಕುತ್ತವೆ. ಬಿಡ್‌ಗಳನ್ನು https://kppp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಬೇಕು. ಟೆಂಡರ್‌ನಲ್ಲಿ ಸೂಚಿಸಲಾದ ಸಮಯ ವೇಳಾಪಟ್ಟಿಗೆ ಬದ್ಧರಾಗಿರಲು ಬಿಡ್‌ದಾರರಲ್ಲಿ ವಿನಂತಿಸಲಾಗಿದೆ.

ಕ್ರ.ಸಂ.	ಟೆಂಡರ್‌ಗಳ ವಿವರ
1	ಈಶಾನ್ಯ ಮಹಿಳಾ ಹಾಸ್ಟೆಲ್‌ಗೆ ಪೀಠೋಪಕರಣಗಳ ಪೂರೈಕೆ.
2	ಈಶಾನ್ಯ ಮಹಿಳಾ ಹಾಸ್ಟೆಲ್‌ಗೆ ಅಡುಗೆ ಸಲಕರಣೆಗಳನ್ನು ಒದಗಿಸಿ ಅಳವಡಿಸುವ ಬಗ್ಗೆ.
3	ಬೆಂಗಳೂರು ವಿಶ್ವವಿದ್ಯಾಲಯದ ಆಡಳಿತ ಕಛೇರಿಯ ಮೊದಲನೇ ಮಹಡಿಯ ಕೊಠಡಿಗಳಿಗೆ ಪೀಠೋಪಕರಣಗಳನ್ನು ಒದಗಿಸಿ ಅಳವಡಿಸುವ ಬಗ್ಗೆ.
4	ದೈಹಿಕ ಶಿಕ್ಷಣ ನಿರ್ದೇಶನಾಲಯಕ್ಕೆ ಟ್ರ್ಯಾಕ್ ಸೂಟ್‌ಗಳ ಪೂರೈಕೆ.

ವಾಸಾಸಂಇ/ವಾ.ಪ್ರ/1842/ಎಂಎಎ/2024–25
ಸಹಿ/– ಕುಲಸಚಿವರು

(ಲೋಕೋಪಯೋಗಿ ಇಲಾಖೆ)
ಕಾರ್ಯಪಾಲಕ ಇಂಜಿನಿಯರ್‌ರವರ ಕಚೇರಿ ವಿಭಾಗ, ಚಿಕ್ಕಬಳ್ಳಾಪುರ

ಅಲ್ಪಾವಧಿ ಟೆಂಡರ್‌ಗಳಿಗಾಗಿ ಆಹ್ವಾನ (ಐ.ಎಫ್.ಟಿ) ಸಂಖ್ಯೆ:08/2024–25 ದಿನಾಂಕ: 03.09.2024

ಚಿಂತಾಮಣಿ ತಾಲ್ಲೂಕಿನಲ್ಲಿ ರಸ್ತೆ–ಸುಧಾರಣೆಗಳು, ಕಾಮಗಾರಿಗಳಿಗೆ ಕೆ.ಡಬ್ಲ್ಯು–4ರಂತೆ ಕಾರ್ಯಪಾಲಕ ಇಂಜಿನಿಯರ್, ಲೋ.ಇ ರವರು ರಾಜ್ಯಪಾಲರ ಪರವಾಗಿ ದ್ವಿ–ಲಕೋಟೆ ಪದ್ಧತಿಯಲ್ಲಿ ಟೆಂಡರ್‌ಗಳನ್ನು ಆಹ್ವಾನಿಸಿರುತ್ತಾರೆ. ಹೆಚ್ಚಿನ ವಿವರಗಳನ್ನು **https://kppp.karnataka.gov.in ದಿನಾಂಕ: 03.09.2024 ರಿಂದ 10.09.2024 ರವರೆಗೆ ಪಡೆದು ಸಂಜೆ 4.00 ಗಂಟೆಗಳ ಒಳಗಾಗಿ ಸಲ್ಲಿಸಬಹುದಾಗಿರುತ್ತದೆ.** ಟೆಂಡರ್‌ನ ವೇಳಾಪಟ್ಟಿ ಮತ್ತು ಷರತ್ತುಗಳ ಬದಲಾವಣೆ ಇದ್ದಲ್ಲಿ ಕೆ.ಪಿ.ಪಿ ಪೋರ್ಟಲ್ ನಲ್ಲಿ ಮಾತ್ರ ಅಧಿಸೂಚಿಸಲಾಗುವುದು. ಪತ್ರಿಕಾ ಪ್ರಕಟಣೆ ಹೊರಡಿಸಲಾಗುವುದಿಲ್ಲ.

ಸಹಿ/– ಕಾರ್ಯಪಾಲಕ ಇಂಜಿನಿಯರ್,
ಲೋ.ಇ. ಚಿಕ್ಕಬಳ್ಳಾಪುರ ವಿಭಾಗ, ಚಿಕ್ಕಬಳ್ಳಾಪುರ
ವಾಸಾಸಂಇ/ಚಿಕ್ಕಬಳ್ಳಾಪುರ/ಆರ್.ಓ.ಸಂಖ್ಯೆ:168/ಕೆಎಸ್‌ಎಂಸಿಎ/2024–25

ಭಾರತೀಯ ಪಶುವೈದ್ಯಕೀಯ ಪರಿಷತ್
(ಭಾರತ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಶಾಸನಬದ್ಧ ಅಂಗಸಂಸ್ಥೆ)
‘ಎ’ ವಿಂಗ್, 2ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ–110066

ಸಾರ್ವಜನಿಕ ಪ್ರಕಟಣೆ
(ಅಂಗೀಕೃತ ಪಶುವೈದ್ಯಕೀಯ ವಿದ್ಯಾಲಯಗಳಲ್ಲಿ 15% ವಿಸಿಐ ಕೋಟಾ ಅಡಿ ಪ್ರವೇಶಾತಿಗಾಗಿ ವಿಸಿಐ ಆನ್‌ಲೈನ್ ಕೌನ್ಸೆಲಿಂಗ್)

ಈ ಮೂಲಕ ತಿಳಿಯಪಡಿಸುವುದು ಏನೆಂದರೆ, ಅಂಗೀಕೃತ ಪಶುವೈದ್ಯಕೀಯ ವಿದ್ಯಾಲಯಗಳಲ್ಲಿ ಸನ್ 2024–25ನೇ ಸಾಲಿನ ಶೈಕ್ಷಣಿಕ ವರ್ಷದ ಬಿ.ವಿ.ಎಸ್ಸಿ. ಮತ್ತು ಎ.ಎಚ್ ಕೋರ್ಸ್‌ಗಳಿಗೆ 15% ವಿಸಿಐ ಕೋಟಾ ಅಡಿಯಲ್ಲಿ ಪ್ರವೇಶಾತಿಗೆ ಸಂಬಂಧಿತ ವಿಸಿಐ ಕೌನ್ಸೆಲಿಂಗ್‌ಗಾಗಿ **ಆನ್‌ಲೈನ್ ನೋಂದಣಿ ಪ್ರಕ್ರಿಯೆಯು** ಸೆಪ್ಟೆಂಬರ್ 6, 2024 ರಿಂದ ಆರಂಭವಾಗುತ್ತದೆ. ಸದರಿ ಕೌನ್ಸೆಲಿಂಗ್ ಹಾಗೂ ಸೀಟ್ ಹಂಚಿಕೆ ಪ್ರಕ್ರಿಯೆಯನ್ನು ಆನ್‌ಲೈನ್‌ನಲ್ಲಿ ಮತ್ತು ನ್ಯಾಷನಲ್ ಎಲಿಜಿಬಿಲಿಟಿ ಕಂ ಎಂಟ್ರನ್ಸ್ ಟೆಸ್ಟ್ **(ಎನ್‌ಇಇಟಿ–ಯುಜಿ–2024)** ಆಧಾರದಲ್ಲಿ ಕೈಗೊಳ್ಳಲಾಗುತ್ತದೆ.

ಪಶುವೈದ್ಯಕೀಯ ವಿದ್ಯಾಲಯಗಳ ಪಟ್ಟಿ, ಸೀಟ್ ಮ್ಯಾಟ್ರಿಕ್ಸ್ ಸಂಖ್ಯೆ, ಕೌನ್ಸೆಲಿಂಗ್ ಸಮಯಸೂಚಿ, ನೋಂದಣಿ ಶುಲ್ಕ, ಮಾಹಿತಿ ಕೈಪಿಡಿ ಇತ್ಯಾದಿಗಳನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು: www.vci.admissions.nic.in, www.dahd.nic.in & www.vci.dahd.gov.in

ದಿನಾಂಕ: 4ನೇ ಸೆಪ್ಟೆಂಬರ್, 2024
ನವದೆಹಲಿ
CBC 01222/12/0001/2425
ಸಹಾಯಕ ಕಾರ್ಯದರ್ಶಿ, ವಿಸಿಐ

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಕೋಲಾರ ಜಿಲ್ಲೆ, ಕೋಲಾರ
ಜಿಲ್ಲಾ ನಗರಾಭಿವೃದ್ಧಿ ಕೋಶ, ಕೋಲಾರ
E-mail: ka.kolar.dudc@gmail.com, phone & Fax no: 08152-243555
ಸಂಖ್ಯೆ:ಜಿನಕೋ/ತಾಂತ್ರಿಕ/ಸಿಆರ್/136/2024–25 ದಿನಾಂಕ: 03.09.2024

ಟೆಂಡರ್ ಪ್ರಕಟಣೆ
(ಕರ್ನಾಟಕ ಪ್ರಕ್ಯೂರ್‌ಮೆಂಟ್ ಪೋರ್ಟಲ್ ಮುಖಾಂತರ)

ಕೋಲಾರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣಾ ಪಾರದರ್ಶಕತೆ ಅಧ್ಯಾದ್ಯೇಶ 2000ರಂತೆ ಹಾಗೂ ಸ್ಟಾಂಡರ್ಡ್ ಟೆಂಡರ್ ಡಾಕ್ಯೂಮೆಂಟ್ ಸರ್ಕಾರದ ಆದೇಶ ಸಂಖ್ಯೆ:ಎಫ್.ಡಿ/06/ಪಿಸಿಎಲ್/2006, ಬೆಂಗಳೂರು ರಂತೆ ಕರ್ನಾಟಕ ಪ್ರಕ್ಯೂರ್‌ಮೆಂಟ್ ಪೋರ್ಟಲ್ ನಲ್ಲಿ ನೊಂದಾಯಿಸಲ್ಪಟ್ಟ ಅರ್ಹ ಗುತ್ತಿಗೆದಾರರಿಂದ ಟೆಂಡರ್‌ನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಹಾಗೂ ಟೆಂಡರ್ ಸಲ್ಲಿಕೆಗಾಗಿ ಅಂತರ್ಜಾಲ **http//kppp.karnataka.gov.in** ಮೂಲಕ ಟೆಂಡರ್ ಸಲ್ಲಿಸುವುದು. ಈ ಕಛೇರಿಯಲ್ಲಿ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಹಾಗೂ ಟೆಂಡರ್ ತಿದ್ದುಪಡಿಗಳನ್ನು ಕರ್ನಾಟಕ ಪ್ರಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಮಾತ್ರವೇ ಪ್ರಚುರಪಡಿಸಲಾಗುತ್ತದೆ.

ಕ್ರ ಸಂ	ಇಂಡೆಂಟ್ ನಂಬರ್	ಟೆಂಡರ್ ಇಟ್ಟ ಮೊತ್ತ (ರೂ.ಲಕ್ಷಗಳಲ್ಲಿ)
1	DMA/2024-25/OW/WORK_INDENT28953	13.63
2	DMA/2024-25/BD/WORK_INDENT28699	20.62
3	DMA/2024-25/BD/WORK_INDENT28691	78.82
4	DMA/2024-25/SE3614	37.10
5	DMA/2024-25/BD/WORK_INDENT28951	16.47
6	DMA/2024-25/IND3359	3.74
7	DMA/2024-25/IND3361	10.15
8	DMA/2024-25/IND3364	10.00
9	DMA/2024-25/IND3367	17.96

ಕರ್ನಾಟಕ ಪ್ರಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಟೆಂಡರ್ ಸಲ್ಲಿಸುವ ಕೊನೆಯ ದಿನಾಂಕ ಹಾಗೂ ಬಿಡ್‌ಗಳನ್ನು ತೆರೆಯುವ ದಿನಾಂಕ ಹಾಗೂ ಇತರೆ ಮಾಹಿತಿ ವೆಬ್‌ಸೈಟ್ ಮೂಲಕ ಪಡೆದುಕೊಳ್ಳುವುದು.

ಸಹಿ/– ಕಾರ್ಯಪಾಲಕ ಅಭಿಯಂತರರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೋಲಾರ
ವಾಸಾಸಂಇ/ಕೋಲಾರ/ಆರ್.ಓ.ಸಂಖ್ಯೆ:222/ಕೆಎಸ್‌ಎಂಸಿಎ/2024–25

ನೈರುತ್ಯ ರೈಲ್ವೆ
ಟೆಂಡರ್ ಪ್ರಕಟಣೆ ಸಂಖ್ಯೆ: ಇಸಿಎನ್–ಟಿಆರ್‌ಡಿ –03–2024 ದಿನಾಂಕ 29.08.2024
ಭಾರತದ ರಾಷ್ಟ್ರಪತಿಗಳ ಪರವಾಗಿ ಕೆಳ ಸಹಿದಾರರು ಕೆಳಕಂಡ ಕೆಲಸಗಳಿಗಾಗಿ ಇ–ಟೆಂಡರ್‌ಗಳನ್ನು ಆಹ್ವಾನಿಸಿದ್ದಾರೆ.

ಕೆಲಸದ ಹೆಸರು	ಅಂದಾಜು ಮೌಲ್ಯ
ಒಎಚ್‌ಇ ಮಾರ್ಪಾಡು	ರೂ. 2,57,22, 410.47

ತೊಳಹುಣಸೆ ಯಾರ್ಡ್, ಹಾವೇರಿ, ಕೊಡಗನೂರು ಮತ್ತು ಸಾಸಲುಗಳಲ್ಲಿ ಎಫ್‌ಒಬಿಗಾಗಿ ಅತಿಕ್ರಮಣ ತೆರವು ಮತ್ತು ಸಿಎನ್ ಮತ್ತು /ಎಸ್ ಡಬ್ಲ್ಯೂ ಆರ್ ವ್ಯಾಪ್ತಿಯ ಬೆಂಗಳೂರು ಮತ್ತು ಮೈಸೂರು ವಿಭಾಗದಲ್ಲಿ ಯಾವುದೇ ಇತರ ಸಣ್ಣ ಪ್ರಮಾಣದ ಒಎಚ್‌ಇ ಮಾರ್ಪಾಡು ಕೆಲಸ

ಬಿಡ್‌ಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 24.09.2024 ರಂದು 11.00 ಗಂಟೆಗಳವರೆಗೆ
ಹೆಚ್ಚಿನ ಮಾಹಿತಿಗಳಿಗಾಗಿ: www.ireps.gov.in ಲಾಗಿನ್ ಮಾಡಿ
ಉಪ ಎಲೆಕ್ಟ್ರಿಕಲ್ ಇಂಜಿನಿಯರ್/ಟ್ರಾಕ್ಷನ್&ಡಿಸ್ಟ್ರಿಬ್ಯೂಷನ್/ ನಿರ್ಮಾಣ/ಬೆಂಗಳೂರು ದಂಡು.
ಪಿಯುಬಿ/388/ಎಎಡಿ360/ಪಿಆರ್ ಬಿ/ಎಸ್ ಡಬ್ಲ್ಯೂ ಆರ್/2024–25
South Western Railway - SWR SWRRLY SWRRLY

ನೈಋತ್ಯ ರೈಲ್ವೆ
ಟೆಂಡರ್ ಪ್ರಕಟಣೆ ಸಂ. ಸಿಎಓ/ಸಿಎನ್/ಬಿಎನ್‌ಸಿ/24/2024 ದಿನಾಂಕ : 28–08–2024
ಭಾರತದ ರಾಷ್ಟ್ರಪತಿಗಳ ಪರವಾಗಿ ಕೆಳಸಹಿದಾರರು ಕೆಳಕಂಡ ಕೆಲಸಕ್ಕಾಗಿ ಇ–ಟೆಂಡರ್‌ಗಳನ್ನು ಆಹ್ವಾನಿಸಿದ್ದಾರೆ.

ಕಾಮಗಾರಿಯ ಹೆಸರು	ಅಂದಾಜು ಮೌಲ್ಯ
ಬಾಗಲಕೋಟೆ – ಕುಡಚಿ	ರೂ. 13,24,71,937/-

ಹೊಸ ಮಾರ್ಗ ಯೋಜನೆ (142 ಕಿಮೀ) ಅಡಿಯಲ್ಲಿ ಲೋಕಾಪುರ್ (ಹೊರತುಪಡಿಸಿ) ಮತ್ತು ಯಾದವಾಡ್ (ಒಳಗೊಂಡಂತೆ) (21 ಕಿಮೀ) ನಡುವೆ ವಿದ್ಯುತ್ ಮತ್ತು ಟೆಲಿಕಮ್ಯುನಿಕೇಶನ್ ಕಾಮಗಾರಿಯನ್ನು ಒಳಗೊಂಡಂತೆ ಹೊಸ ಬ್ರಾಡ್ ಗೇಜ್ ಮಾರ್ಗದ ನಿರ್ಮಾಣಕ್ಕಾಗಿ ಯೋಜನಾ ನಿರ್ವಹಣಾ ಸೇವೆಗಳು **(ಟೆಂಡರ್ ಉಲ್ಲೇಖ ಸಂ. ಪಿಎಂಎಸ್–ಬಿಜಿಕೆ–ಕೆಯುಡಿ–02)**

ಬಿಡ್‌ಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 16–10–2024 ರಂದು 15:00 ಗಂಟೆಯವರೆಗೆ
ಹೆಚ್ಚಿನ ಮಾಹಿತಿಗಾಗಿ www.ireps.gov.in ಗೆ ಲಾಗ್ ಆನ್ ಆಗಿ
ಉಪ ಮುಖ್ಯ ಇಂಜಿನಿಯರ್ / ನಿರ್ಮಾಣ / ಕಾಮಗಾರಿಗಳು ಬೆಂಗಳೂರು ದಂಡು
ಪಿಯುಬಿ/400/ಎಎಸ್/ಪಿಆರ್‌ಬಿ/ಎಸ್‌ಡಬ್ಲ್ಯುಆರ್/2024–25
South Western Railway - SWR SWRRLY SWRRLY

ನೈಋತ್ಯ ರೈಲ್ವೆ
ಇ–ಟೆಂಡರ್ ಪ್ರಕಟಣೆ ಸಂ. ಪಾವಗಡ_ರಾಮ_ಮಲ್ಲ_ಎಐಎಸ್‌ಸಿ ದಿನಾಂಕ : 30–08–2024
ಭಾರತದ ರಾಷ್ಟ್ರಪತಿಗಳ ಪರವಾಗಿ ಕೆಳಸಹಿದಾರರು ಕೆಳಕಂಡ ಕೆಲಸಕ್ಕಾಗಿ ಇ–ಟೆಂಡರ್‌ಗಳನ್ನು ಆಹ್ವಾನಿಸಿದ್ದಾರೆ.

ಕಾಮಗಾರಿಯ ಹೆಸರು	ಅಂದಾಜು ಮೌಲ್ಯ
ಬೆಂಗಳೂರು ವಿಭಾಗದ	ರೂ. 18,25,10,097.86

ತುಮಕೂರು – ರಾಯದುರ್ಗ ಸೆಕ್ಷನ್ ನಡುವೆ ಪಾವಗಡ, ರಾಮನಪಲ್ಲಿ, ಮಲ್ಲಾಪೂರ ನಿಲ್ದಾಣಗಳಲ್ಲಿ ಹೊಸ ಬಿಜಿ ಮಾರ್ಗಕ್ಕಾಗಿ ಆಬ್ಸಲ್ಯೂಟ್ ಬ್ಲಾಕ್ ವರ್ಕಿಂಗ್ ವ್ಯವಸ್ಥೆಯೊಂದಿಗೆ ಹೊರಾಂಗಣ ಸಿಗ್ನಲಿಂಗ್ ಮತ್ತು ಟೆಲಿಕಾಂ ವ್ಯವಸ್ಥೆಗಳೊಂದಿಗೆ ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ವ್ಯವಸ್ಥೆಯನ್ನು ಮತ್ತು ಮೈಸೂರು ವಿಭಾಗದ ಅಣ್ಣೇಚಾಕನಹಳ್ಳಿ ನಿಲ್ದಾಣದಲ್ಲಿ ಹೊಸ ಕ್ರಾಸಿಂಗ್ ನಿಲ್ದಾಣವನ್ನು ಒದಗಿಸುವುದು

ಬಿಡ್‌ಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 25–09–2024 ರಂದು 15:00 ಗಂಟೆಯವರೆಗೆ
ಹೆಚ್ಚಿನ ಮಾಹಿತಿಗಾಗಿ www.ireps.gov.in ಗೆ ಲಾಗ್ ಆನ್ ಆಗಿ
ಉಪ ಮುಖ್ಯ ಸಿಗ್ನಲ್ ಮತ್ತು ಟೆಲಿಕಾಂ ಇಂಜಿನಿಯರ್ / ನಿರ್ಮಾಣ, ಬೆಂಗಳೂರು ದಂಡು
ಪಿಯುಬಿ/394/ಎಎಸ್/ಪಿಆರ್‌ಬಿ/ಎಸ್‌ಡಬ್ಲ್ಯುಆರ್/2024–25
South Western Railway - SWR SWRRLY SWRRLY

ನೈರುತ್ಯ ರೈಲ್ವೆ
ಮುಕ್ತ ಟೆಂಡರ್ ನೋಟಿಸ್ ಸಂಖ್ಯೆ ಬಿಇ–29–2024–25 –ಒಟಿ–21–22 (ಇ–ಟೆಂಡರಿಂಗ್ ಮೂಲಕ)
ಭಾರತದ ರಾಷ್ಟ್ರಪತಿಗಳ ಪರವಾಗಿ ಕೆಳ ಸಹಿದಾರರು ಕೆಳಕಂಡ ಕೆಲಸಗಳಿಗಾಗಿ ಇ–ಟೆಂಡರ್‌ಗಳನ್ನು ಆಹ್ವಾನಿಸಿದ್ದಾರೆ.

ಕ್ರ ಸಂ	ಕೆಲಸದ ವಿವರಣೆ	ಅಂದಾಜು ಮೌಲ್ಯ (ರೂ.ಗಳಲ್ಲಿ)
1	ವಿದ್ಯುತ್ ವ್ಯವಸ್ಥೆ:	ರೂ. 93,57,504
	(1) ಯಶವಂತಪುರ ಯಾರ್ಡ್‌ನ 1, 2, 3 ಮತ್ತು 4 ಪಿಟ್ ಲೈನ್‌ಗಳ ಸುಧಾರಣೆ (2) ನಿಟ್ಟೂರು– ಸಂಪಿಗೆ ರಸ್ತೆ ವಿಭಾಗ: ತುಮಕೂರು ಅರಸೀಕೆರೆ ಜೋಡಿಮಾರ್ಗ ಯೋಜನೆಯಡಿ ನಿರ್ಮಾಣ ಸಂಸ್ಥೆಯಿಂದ ಉಳಿಕೆ ಕಾಮಗಾರಿ ಮತ್ತು (3) ಯಲಹಂಕ– ಪಿಎಫ್–1,2/3 & 4/5ನಲ್ಲಿ ಪ್ಲಾಟ್‌ಫಾರ್ಮ್ ಶೆಲ್ಟರ್ ಅನ್ನು ಒದಗಿಸುವುದು. ಒಟ್ಟು 1261 ಚ.ಮೀ. **ಟೆಂಡರ್ ಸೂಚನೆ ಸಂಖ್ಯೆ** ಬಿಇ–29–2024–25–ಒಟಿ–21 **ಪೂರ್ಣಗೊಳಿಸಬೇಕಾದ ಅವಧಿ 06 ತಿಂಗಳು.**	
2	ವಲಯ ಒಪ್ಪಂದ	ರೂ 32.57.966
	ಎಸ್‌ಎಸ್‌ಇ/ಪಿ/ಬಿಎನ್‌ಸಿ ಅಡಿಯಲ್ಲಿ (ಬೆಂಗಳೂರು ದಂಡು) ವ್ಯಾಪ್ತಿಯಲ್ಲಿ ಎಲೆಕ್ಟ್ರಿಕಲ್ ಕೆಲಸಗಳು. **ಟೆಂಡರ್ ಸೂಚನೆ ಸಂಖ್ಯೆ.** ಬಿಇ–29–2024–25–ಒಟಿ–22 **ಪೂರ್ಣಗೊಳಿಸಬೇಕಾದ ಅವಧಿ 12 ತಿಂಗಳು**	

ಬಿಡ್‌ಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 20.09.2024 ರಂದು 15.00 ಗಂಟೆಗಳವರೆಗೆ
ಹೆಚ್ಚಿನ ಮಾಹಿತಿಗಳಿಗಾಗಿ: www.ireps.gov.in ಲಾಗಿನ್ ಮಾಡಿ
ಹಿರಿಯ ವಿಭಾಗೀಯ ಎಲೆಕ್ಟ್ರಿಕಲ್ ಎಂಜಿನಿಯರ್ ಜನರಲ್ ಬೆಂಗಳೂರು
ಪಿಯುಬಿ/385/ಎಎಡಿ360/ಪಿಆರ್ ಬಿ/ಎಸ್ ಡಬ್ಲ್ಯೂ ಆರ್/2024–25
South Western Railway - SWR SWRRLY SWRRLY

Instagram ನ 50+ ಟೂಲ್‌ಗಳ ಮೂಲಕ ನಿಮ್ಮ ಹರೆಯದವರು ಆನ್‌ಲೈನ್‌ನಲ್ಲಿ ಸುರಕ್ಷಿತವಾಗಿರಲು ಸಹಾಯ ಮಾಡಿ.

ನಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಹರೆಯದವರನ್ನು ರಕ್ಷಿಸಲು ಸಹಾಯ ಮಾಡಲು, Instagram ನ ಟೂಲ್‌ಗಳಾದ ಸೂಕ್ಷ್ಮ ಕಂಟೆಂಟ್ ನಿಯಂತ್ರಣದಂತದ್ದನ್ನು ಬಳಸಿ, ಅವು ಹರೆಯದವರ ಎಲ್ಲಾ ಖಾತೆಗಳು ಡೀಫಾಲ್ಟ್ ಆಗಿ ಕಡಿಮೆ ಸೂಕ್ಷ್ಮ ಕಂಟೆಂಟ್ ನೋಡುವಂತೆ ಸೆಟ್ ಮಾಡುತ್ತವೆ.

instagram.com/familytools ಇಲ್ಲಿ ನಮ್ಮ 50+ ಟೂಲ್‌ಗಳೊಂದಿಗೆ ಪ್ರಾರಂಭಿಸಿ

ಯಕೃತ್ತು ವಿಭಾಗಿಸಿ ಇಬ್ಬರಿಗೆ ಯಶಸ್ವಿ ಕಸಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಅಂಗಾಂಗ ದಾನಿಗಳ ಕೊರತೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ಯಶವಂತಪುರದ ಸ್ಪರ್ಶ್ ಆಸ್ಪತ್ರೆಯ ವೈದ್ಯರು, ವ್ಯಕ್ತಿಯೊಬ್ಬರ ಯಕೃತ್ತನ್ನು (ಲಿವರ್) ವಿಭಾಗಿಸಿ ಇಬ್ಬರಿಗೆ ಯಶಸ್ವಿಯಾಗಿ ಕಸಿ ಮಾಡಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ಯಕೃತ್ತು ಕಸಿ ತಜ್ಞ ಡಾ. ಮಹೇಶ ಗೋಪಸೆಟ್ಟಿ, 'ಅಪಘಾತದಲ್ಲಿ ಮಿದುಳು ನಿಷ್ಕ್ರಿಯಗೊಂಡಿದ್ದ ಯುವಕನ ಯಕೃತ್ತನ್ನು ಬಳಸಿ ಈ ಕಸಿ ಮಾಡಲಾಗಿದೆ' ಎಂದರು.

'ಯುವಕನ ಯಕೃತ್ತನ್ನು ಎರಡು ಭಾಗವಾಗಿಸಿ, ಒಂದು ಭಾಗವನ್ನು 53 ವರ್ಷದ ಪುರುಷನಿಗೆ, ಇನ್ನೊಂದನ್ನು 59 ವರ್ಷದ ಮಹಿಳೆಗೆ ಕಸಿ ಮಾಡಲಾಯಿತು. ಇದರಿಂದ ಇಬ್ಬರೂ ಚೇತರಿಸಿಕೊಳ್ಳಲು ಸಾಧ್ಯವಾಯಿತು' ಎಂದರು. 'ಅಂಗಾಂಗ ದಾನದ ಬಗ್ಗೆ ಜಾಗೃತಿ ಹೆಚ್ಚಬೇಕಿದೆ. ಹಲವಾರು ಮಂದಿ ಸಮಯಕ್ಕೆ ಸರಿಯಾಗಿ ಅಂಗಾಂಗ ಸಿಗದೆ ಮೃತಪಡುತ್ತಿದ್ದಾರೆ' ಎಂದು ಕಸಿ ಸಲಹೆಗಾರ ಡಾ. ಗೌತಮ್ ಕುಮಾರ್ ಕಳವಳ ವ್ಯಕ್ತಪಡಿಸಿದರು.

ನಮ್ಮ ಮೆಟ್ರೊ: ಗುಲಾಬಿ ಮಾರ್ಗದಲ್ಲಿ ಸುರಂಗ ಕೊರೆಯುವಿಕೆ ಅಕ್ಟೋಬರ್‌ಗೆ ಮುಕ್ತಾಯ

ಸುರಂಗ ಕೊರೆಯುವ ಕಾರ್ಯ ಯಶಸ್ವಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ನಮ್ಮ ಮೆಟ್ರೊ' ಗುಲಾಬಿ ಮಾರ್ಗದಲ್ಲಿ ಸುರಂಗ ಕೊರೆಯುವ ಕಾರ್ಯ ಅಂತಿಮ ಹಂತ ತಲುಪುತ್ತಿದೆ.

'ತುಂಗಾ' ಟಿಬಿಎಂ ಬುಧವಾರ ಕೊರೆಯುವ ಕಾರ್ಯ ಪೂರ್ಣಗೊಳಿಸಿದೆ. 'ಭದ್ರಾ' ಟಿಬಿಎಂ ಅಕ್ಟೋಬರ್‌ಗೆ ಹೊರಬರಲಿದ್ದು, ಅಲ್ಲಿಗೆ ಗುಲಾಬಿ ಮಾರ್ಗದ ಸುರಂಗ ಕೊರೆಯುವ ಕಾರ್ಯವೂ ಮುಕ್ತಾಯಗೊಳ್ಳಲಿದೆ.

ಫೆಬ್ರುವರಿ 3ರಂದು ಕಾಡುಗೊಂಡನಹಳ್ಳಿ ನಿಲ್ದಾಣದಲ್ಲಿ ಸುರಂಗ ಕೊರೆಯುವ ಕಾಮಗಾರಿಯನ್ನು 'ತುಂಗಾ' ಆರಂಭಿಸಿತ್ತು. ನಾಗವಾರ ನಿಲ್ದಾಣದ ಸೌತ್‌ಕಟ್ ಮತ್ತು ಕವರ್ ಶಾಫ್ಟ್‌ನಲ್ಲಿ ಪೂರ್ಣಗೊಳಿಸಿತು.

9 ಸುರಂಗ ಕೊರೆಯುವ ಯಂತ್ರಗಳಲ್ಲಿ 'ವರದ', 'ಅವನಿ', 'ಊರ್ಜ್ವಾ', 'ವಿಂಧ್ಯಾ', 'ಲವಿ', 'ವಮಿಕ', 'ರುದ್ರ' ಯಂತ್ರಗಳು ಈಗಾಗಲೇ ಕೆಲಸ ಮುಗಿಸಿವೆ. ಇದೀಗ ತುಂಗಾ ಸೇರ್ಪಡೆಗೊಂಡಿದೆ. ಕೊನೆಯ

'ನಮ್ಮ ಮೆಟ್ರೊ' ಗುಲಾಬಿ ಮಾರ್ಗದ ನಾಗವಾರದಲ್ಲಿ ನಿರ್ಮಾಣಗೊಳ್ಳುತ್ತಿರುವ ಸುರಂಗ ಮಾರ್ಗ

ಹಂತದ 624 ಮೀಟರ್ ಉದ್ದದ ಸುರಂಗವನ್ನು 'ಭದ್ರಾ' ಕೊರೆಯುತ್ತಿದೆ. ಅದರಲ್ಲಿ ಇನ್ನು 410 ಮೀಟರ್ ಉದ್ದದ ಕಾಮಗಾರಿ ಬಾಕಿ ಇದೆ.

ಹಂತ–2ರ ಯೋಜನೆಯಡಿ ರೀಚ್–6 ಮಾರ್ಗ ಇದಾಗಿದ್ದು, ಕಾಳೇನ ಅಗ್ರಹಾರದಿಂದ ನಾಗವಾರವರೆಗೆ 21.76 ಕಿ.ಮೀ.ನ ಈ ಮಾರ್ಗದಲ್ಲಿ 13.76 ಕಿ.ಮೀ. ಉದ್ದದ ಸುರಂಗ ಮಾರ್ಗ ಇರಲಿದೆ. ಎರಡು ಪಥಗಳು ಸೇರಿ 20.992 ಕಿಲೋ ಮೀಟರ್ ಸುರಂಗ ನಿರ್ಮಾಣವಾಗಲಿದೆ.

ಗುಲಾಬಿ ಮಾರ್ಗದಲ್ಲಿ ಕಾಳೇನ ಅಗ್ರಹಾರ, ಹುಳಿಮಾವು, ಐಐಎಂಬಿ, ಜೆ.ಪಿ. ನಗರ ನಾಲ್ಕನೇ ಹಂತ, ಜಯದೇವ ಆಸ್ಪತ್ರೆ, ಸ್ವಾಗತ್ ರೋಡ್ ಕ್ರಾಸ್, ಡೇರಿ ಸರ್ಕಲ್, ಮೈಕೊ ಇಂಡಸ್ಟ್ರೀಸ್, ಲ್ಯಾಂಗ್‌ಫೋರ್ಡ್ ಟೌನ್, ವೆಲ್ಲಾರ, ಎಂ.ಜಿ. ರಸ್ತೆ, ಶಿವಾಜಿನಗರ, ಕಂಟೋನ್ಮೆಂಟ್, ಪಾಟರಿ ಟೌನ್, ಟ್ಯಾನರಿ ರಸ್ತೆ, ವೆಂಕಟೇಶಪುರ, ಅರೇಬಿಕ್ ಕಾಲೇಜು, ನಾಗವಾರದಲ್ಲಿ ಮೆಟ್ರೊ ನಿಲ್ದಾಣಗಳು ನಿರ್ಮಾಣಗೊಳ್ಳುತ್ತಿವೆ.

'ಅಕ್ಟೋಬರ್ ಅಂತ್ಯಕ್ಕೆ ಸುರಂಗ ಕೊರೆಯುವ ಕಾರ್ಯ ಪೂರ್ಣಗೊಳ್ಳಲಿದ್ದು, 2025ರ ಅಂತ್ಯಕ್ಕೆ ಈ ಮಾರ್ಗದಲ್ಲಿ ಮೆಟ್ರೊ ರೈಲುಗಳ ಸಂಚಾರವು ಆರಂಭಗೊಳ್ಳಲಿದೆ' ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಐಟಿಪಿಎಲ್ ಕ್ಯಾಂಪಸ್‌ಗೆ ವಾಕ್ ವೇ

ಬೆಂಗಳೂರು: ಪಟ್ಟಂದೂರು ಅಗ್ರಹಾರ ಮೆಟ್ರೊ ನಿಲ್ದಾಣದಿಂದ ಮಾಹಿತಿ ತಂತ್ರಜ್ಞಾನ ಪಾರ್ಕ್ ಲಿಮಿಟೆಡ್ (ಐಟಿಪಿಎಲ್) ಕ್ಯಾಂಪಸ್‌ಗೆ ಪಾದಚಾರಿ ಮೇಲ್ಸೇತುವೆ (ವಾಕ್ ವೇ) ಮೂಲಕ ನೇರ ಪ್ರವೇಶ ಕಲ್ಪಿಸಲು ಬಿಎಂಆರ್‌ಸಿಎಲ್ ಮತ್ತು ಐಟಿಪಿಎಲ್ ಒಪ್ಪಂದ ಮಾಡಿಕೊಂಡಿವೆ.

30 ವರ್ಷ ಅವಧಿಯ ಈ ಒಪ್ಪಂದಕ್ಕೆ ಬಿಎಂಆರ್‌ಸಿಎಲ್ ಸಂಪರ್ಕ ಮತ್ತು ಆಸ್ತಿ ನಿರ್ವಹಣೆ ಕಾರ್ಯನಿರ್ವಾಹಕ ನಿರ್ದೇಶಕಿ ಕಲ್ಪನಾ ಕಟಾರಿಯಾ ಮತ್ತು ಐಟಿಪಿಎಲ್ ನಗರ ಮುಖ್ಯಸ್ಥ ರವಿಭೂಷಣ್ ವಾಧ್ವರ್ ಬುಧವಾರ ಸಹಿ ಹಾಕಿದರು.

ಈ ಪಾದಚಾರಿ ಮೇಲ್ಸೇತುವೆಯ ನಿರ್ಮಾಣ ಮತ್ತು ನಿರ್ವಹಣೆಯನ್ನು ಬಿಎಂಆರ್‌ಸಿಎಲ್ ಮಾಡಲಿದ್ದು, ವೆಚ್ಚವನ್ನು ಐಟಿಪಿಎಲ್ ಭರಿಸಲಿದೆ. ಇದರಿಂದ ಐಟಿಪಿಎಲ್‌ನ ಸುಮಾರು 50 ಸಾವಿರ ಉದ್ಯೋಗಿಗಳಿಗೆ ಮೆಟ್ರೊ ನಿಲ್ದಾಣದಿಂದ ರಸ್ತೆ ದಾಟದೇ ನೇರವಾಗಿ ಕಚೇರಿಯನ್ನು ಪ್ರವೇಶಿಸಲು ಸಾಧ್ಯವಾಗಲಿದೆ. ಬೈಯಪ್ಪನಹಳ್ಳಿ–ವೈಟ್‌ಫೀಲ್ಡ್ (ನೇರಳೆ) ಮಾರ್ಗದಲ್ಲಿ ಇದು ಮೊದಲ ಒಪ್ಪಂದ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ 2 ನಿಮಿಷ

ಗಣಿಗಾರಿಕೆ: ಪ್ರಮಾಣಪತ್ರಕ್ಕೆ ಕಾಲಾವಕಾಶ ಕೇಳಿದ ಆಂಧ್ರ

ನವದೆಹಲಿ: ಓಬಳಾಪುರಂನಲ್ಲಿ ಗಣಿಗಾರಿಕೆ ನಡೆಸಲು ಹಿಂದಿನ ಸರ್ಕಾರ ನೀಡಿರುವ ಅನುಮತಿಗಳ ಅಧ್ಯಯನ ನಡೆಸಬೇಕಿದ್ದು, ಸಮಗ್ರ ಪ್ರಮಾಣಪತ್ರ ಸಲ್ಲಿಸಲು ಕಾಲಾವಕಾಶ ನೀಡಬೇಕು' ಎಂದು ಆಂಧ್ರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಓಬಳಾಪುರಂ ಗಣಿ ಕಂಪನಿಯ ಗಣಿ ಗುತ್ತಿಗೆ ಪ್ರದೇಶಗಳನ್ನು ಖರೀದಿಸಿದ್ದ ಆಗಿನ ಸಚಿವ ಜಿ. ಜನಾರ್ದನ ರೆಡ್ಡಿ ಕುಟುಂಬವು ಅಕ್ರಮ ಗಣಿಗಾರಿಕೆ ನಡೆಸಿದ ಆರೋಪ 2007 ರಲ್ಲಿ ಕೇಳಿಬಂದಿತ್ತು. ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಿದ್ದ ಹಿಂದಿನ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆ ಅವರು ವರದಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಆದೇಶದಂತೆ ತನಿಖೆ ನಡೆಸಿದ್ದ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ), ಅಕ್ರಮ ಗಣಿಗಾರಿಕೆಯಿಂದ ಅಂತರ ರಾಜ್ಯ ಗಡಿ ಗುರುತುಗಳು ನಾಶವಾಗಿರುವುದನ್ನು ದೃಢಪಡಿಸಿತ್ತು.

ಈ ಸಂಬಂಧ ಆಂಧ್ರ ಪ್ರದೇಶ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಹಾಗೂ ಸತೀಶ್ಚಂದ್ರ ಶರ್ಮಾ ಅವರಿದ್ದ ಪೀಠಕ್ಕೆ ಆಂಧ್ರ ಸರ್ಕಾರ ಈ ಮನವಿ ಮಾಡಿತು.

ರಾಜ್ಯ ಸರ್ಕಾರ ಈಗಾಗಲೇ ಪ್ರಮಾಣಪತ್ರ ಸಲ್ಲಿಸಿದೆ ಎಂದು ಗಣಿ ಕಂಪನಿಗಳ ವಕೀಲರು ಗಮನ ಸೆಳೆದರು. ಆಗ ಆಂಧ್ರ ಸರ್ಕಾರದ ಪರ ವಕೀಲರು, 'ಹಿಂದಿನ ಸರ್ಕಾರದ ಪ್ರಮಾಣಪತ್ರವನ್ನು ಮತ್ತೊಮ್ಮೆ ಪರಿಶೀಲಿಸಬೇಕಿದೆ. ಜತೆಗೆ, ಅಮಿಕಸ್ ಕ್ಯೂರಿ ಈಗಾಗಲೇ ವರದಿ ಸಲ್ಲಿಸಿದ್ದಾರೆ. ಇದಕ್ಕೆ ಕಾಲಾವಕಾಶ ಬೇಕು' ಎಂದರು. ಸಮಗ್ರ ಪ್ರಮಾಣಪತ್ರ ಸಲ್ಲಿಸಲು ನ್ಯಾಯಪೀಠವು ನಾಲ್ಕು ವಾರ ಕಾಲಾವಕಾಶ ನೀಡಿತು.

ರೆಸ್ಟೋರೆಂಟ್‌ಗಳಿಗೆ ನೋಟಿಸ್ ಮರು ಪರಿಶೀಲಿಸಲು ಮನವಿ

ಬೆಂಗಳೂರು: 'ಖಾದ್ಯ ತೈಲಗಳ ಶುದ್ಧೀಕರಣಕ್ಕೆ 'ಸಿಂಥೆಟಿಕ್ ಮೆಗ್ನೀಸಿಯಂ ಸಿಲಿಕೇಟ್' ಬಳಸಲು ಅವಕಾಶವಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರೆಸ್ಟೋರೆಂಟ್‌ಗಳಿಗೆ ನೀಡಿರುವ ನೋಟಿಸ್‌ಗಳನ್ನು ಮರು ಪರಿಶೀಲಿಸಬೇಕು' ಎಂದು ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಆರ್‌ಎಐ) ಮನವಿ ಮಾಡಿದೆ.

'ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಈ ರಾಸಾಯನಿಕ ಬಳಕೆಗೆ ಅವಕಾಶ ನೀಡಿದೆ. ತೈಲದ ಗುಣಮಟ್ಟ ಹೆಚ್ಚಿಸಲು ಬಳಸಲಾಗುವ ಈ ರಾಸಾಯನಿಕವು, ಪ್ರತಿಕೂಲ ಪರಿಣಾಮ ಹೊಂದಿಲ್ಲ. ಎಫ್‌ಎಸ್‌ಎಸ್‌ಎಐ ಮಾರ್ಗಸೂಚಿ ಅನುಸಾರವೇ ಖಾದ್ಯ ತೈಲ ತಯಾರಿಕಾ ಕಂಪನಿಗಳು ಈ ರಾಸಾಯನಿಕ ಬಳಸಿವೆ' ಎಂದು ಆರ್‌ಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್ ರಾಜಗೋಪಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

'ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ನೋಟಿಸ್ ಗೊಂದಲ ಉಂಟುಮಾಡಿದೆ. ಆದ್ದರಿಂದ ನೋಟಿಸ್ ಮರು ಪರಿಶೀಲಿಸಬೇಕು' ಎಂದು ಕೋರಿದ್ದಾರೆ.

ಕುಮಾರಸ್ವಾಮಿ ಲೇಔಟ್‌ನಲ್ಲಿರುವ ವಾಸವಿ ಆಸ್ಪತ್ರೆಯಲ್ಲಿನ '3-ಟೆಸ್ಲಾ ಎಂಆರ್‌ಐ' ಯಂತ್ರ ಮತ್ತು '128-ಸ್ಲೈಸ್ ಸಿಟಿ ಸ್ಕ್ಯಾನರ್' ಘಟಕವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಉದ್ಘಾಟಿಸಿದರು. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಕರೂರ್ ವೈಶ್ಯ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಬಿ. ರಮೇಶ್ ಬಾಬು, ವಾಸವಿ ಆಸ್ಪತ್ರೆಯ ಅಧ್ಯಕ್ಷ ಸುಬ್ರಮಣ್ಯ ಗುಪ್ತ, ಚೇರ್‌ಮೆನ್ ಶ್ರೀನಿವಾಸ್ ಗುಪ್ತ ಮತ್ತು ವೈಸ್ ಚೇರ್‌ಮೆನ್ ಸುಬ್ಬರಾಜು ಉಪಸ್ಥಿತರಿದ್ದರು.

ನಮ್ಮ ಮೆಟ್ರೊ ಎರಡನೆಯ ಹಂತದ ಎಚ್‌ಎಸ್‌ಆರ್ ಲೇಔಟ್ ನಿಲ್ದಾಣ

41 ಮರ ಕತ್ತರಿಸಲು ಅನುಮತಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ನಮ್ಮ ಮೆಟ್ರೊ' ಯೋಜನೆಯ ಎರಡನೇ ಹಂತದ ಎಚ್‌ಎಸ್‌ಆರ್ ಲೇಔಟ್ ಮೆಟ್ರೊ ರೈಲು ನಿಲ್ದಾಣ ನಿರ್ಮಾಣಕ್ಕೆ 41 ಮರಗಳನ್ನು ಕತ್ತರಿಸಲು ಹಾಗೂ 20 ಮರಗಳನ್ನು ಸ್ಥಳಾಂತರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತಕ್ಕೆ (ಬಿಎಂಆರ್‌ಸಿಎಲ್), ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.

'ಕರ್ನಾಟಕ ಮರಗಳ ಸಂರಕ್ಷಣಾ ಕಾಯ್ದೆ-1976' ಅನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ನಿರ್ದೇಶಿಸಬೇಕು' ಎಂದು ಕೋರಿ ದತ್ತಾತ್ರೇಯ ಟಿ.ದೇವರೆ ಹಾಗೂ 'ಬೆಂಗಳೂರು ಎನ್ವಿರಾನ್ಮೆಂಟ್ ಟ್ರಸ್ಟ್' 2018ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ನಡೆಸಿತು.

ವಿಚಾರಣೆ ವೇಳೆ ಬಿಎಂಆರ್‌ಸಿಎಲ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು ಮಧ್ಯಂತರ ಮನವಿ ಸಲ್ಲಿಸಿದರು. 'ಮೆಟ್ರೊ ಕಾಮಗಾರಿ ವೇಳೆ ಮರಗಳ ತೆರವು ಹಾಗೂ ಸ್ಥಳಾಂತರಿಸುವ ವಿಚಾರದಲ್ಲಿ ಹೈಕೋರ್ಟ್ ನೇಮಿಸಿರುವ ತಜ್ಞರ ಸಮಿತಿಯ ಶಿಫಾರಸುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ' ಎಂದರು.

'ಅಗರದಿಂದ ಇಬ್ಬಲೂರು ಮಾರ್ಗದ ಎಚ್‌ಎಸ್‌ಆರ್ ಲೇಔಟ್ ಮೆಟ್ರೊ ರೈಲು ನಿಲ್ದಾಣದ ಆಗಮನ ಮತ್ತು ನಿರ್ಗಮನ ಭಾಗಗಳಲ್ಲಿ ಬರುವ 20 ಮರಗಳನ್ನು ಸ್ಥಳಾಂತರಿಸಲು ಹಾಗೂ 41 ಮರಗಳನ್ನು ತೆರವುಗೊಳಿಸಲು ಅನುಮತಿ ನೀಡಿ ಮರ ಅಧಿಕಾರಿ ಹಾಗೂ ಬಿಬಿಎಂಪಿ ಉಪ ಅರಣ್ಯ ಸಂರಕ್ಷಣಾಧಿಕಾರಿ 2024ರ ಜುಲೈ 20ರಂದು ಅಧಿಕೃತ ಜ್ಞಾಪನಾ ಹೊರಡಿಸಿದ್ದಾರೆ' ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

'ತೆರವುಗೊಳಿಸಲು ಅನುಮತಿ ನೀಡಿರುವ 41 ಮರಗಳಲ್ಲಿ 21 ಮರಗಳು ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿವೆ. ಇನ್ನುಳಿದ 20 ಮರಗಳು,

ಓಆರ್‌ಆರ್ ನಂಬರ್ 140ರಿಂದ ಓಆರ್‌ಆರ್ ನಂಬರ್ 175ರ ಮಧ್ಯದ ಹೊರವರ್ತುಲ ರಸ್ತೆಯ ಎಡ, ಬಲಬದಿಗಳಲ್ಲಿ ಬರಲಿವೆ. ಆದ್ದರಿಂದ, ಮರ ಅಧಿಕಾರಿ ಹಾಗೂ ಬಿಬಿಎಂಪಿ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಅಧಿಕೃತ ಜ್ಞಾಪನಾ ಪತ್ರ ಆಧರಿಸಿ ಮುಂದುವರಿಯಲು ಬಿಎಂಆರ್‌ಸಿಎಲ್‌ಗೆ ಅನುಮತಿ ನೀಡಬೇಕು' ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಅರ್ಜಿದಾರರ ಪರ ವಕೀಲ ಪ್ರದೀಪ್ ನಾಯಕ್, 'ತೆರವುಗೊಳಿಸಿದ ಮರಗಳಲ್ಲಿ ಒಂದು ಮರಕ್ಕೆ ಪರ್ಯಾಯವಾಗಿ 10 ಮರಗಳನ್ನು ನೆಡಬೇಕು ಎಂದು ಹೈಕೋರ್ಟ್ ಹೇಳಿದೆ. ಈ ಬಗ್ಗೆ ಪ್ರತಿ ಮೂರು ತಿಂಗಳಿಗೆ ಒಮ್ಮೆ ವಸ್ತುಸ್ಥಿತಿ ವರದಿ ಸಲ್ಲಿಸಬೇಕು. ಆದರೆ, ಕಳೆದ ಒಂದು ವರ್ಷದಿಂದ ಅಂತಹ ವರದಿ ಸಲ್ಲಿಕೆಯಾಗಿಲ್ಲ. ಈ ಅಂಶವನ್ನು ನ್ಯಾಯಪೀಠವು ಗಂಭೀರವಾಗಿ ಪರಿಗಣಿಸಬೇಕು' ಎಂದು ಮನವಿ ಮಾಡಿದರು.

ಇದಕ್ಕೆ ಧ್ಯಾನ್ ಚಿನ್ನಪ್ಪ, 'ಹೈಕೋರ್ಟ್ ಆದೇಶ, ತಜ್ಞರ ಸಮಿತಿಯ ಶಿಫಾರಸು, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಅರ್ಜಿದಾರರ ಪರ ವಕೀಲರು ಪ್ರತಿ ಮೂರು ತಿಂಗಳಿಗೆ ವರದಿ ಸಲ್ಲಿಸುವ ವಿಚಾರ ಪ್ರಸ್ತಾಪಿಸಿದ್ದಾರೆ. ಆ ವರದಿಯನ್ನೂ ಸಲ್ಲಿಸಲಾಗುವುದು' ಎಂದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಮರ ಅಧಿಕಾರಿ ಹಾಗೂ ಬಿಬಿಎಂಪಿ ಉಪ ಸಂರಕ್ಷಣಾಧಿಕಾರಿ 2024ರ ಜುಲೈ 20ರಂದು ಹೊರಡಿಸಿರುವ ಅಧಿಕೃತ ಜ್ಞಾಪನಾದಂತೆ 20 ಮರಗಳನ್ನು ಸ್ಥಳಾಂತರಿಸಲು ಮತ್ತು 41 ಮರಗಳನ್ನು ತೆರವುಗೊಳಿಸಲು ಬಿಎಂಆರ್‌ಸಿಎಲ್‌ಗೆ ಅನುಮತಿ ನೀಡಿತು.

ಮೈಸೂರು ರೇಸ್

ಕ್ಯಾಸ್ಟೀಲ್ ಗೆಲ್ಲುವ ನಿರೀಕ್ಷೆ

ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೆಮೋರಿಯಲ್ ಮಲ್ಟಿ ಮಿಲಿಯನ್ ಗುರುವಾರದಿಂದ ಪ್ರಾರಂಭವಾಗಲಿರುವ ಮೈಸೂರು ಮಳೆಗಾಲ 2024 ರೇಸ್‌ಗಳ ಪ್ರಧಾನ ಆಕರ್ಷಣೆಯಾಗಿದ್ದು, ಕ್ಯಾಸ್ಟೀಲ್ ಈ ರೇಸ್‌ನಲ್ಲಿ ಗೆಲ್ಲುವ ನಿರೀಕ್ಷೆಯಿದೆ. ಮಧ್ಯಾಹ್ನ 2:00ಕ್ಕೆ ಪ್ರಾರಂಭವಾಗಲಿರುವ ದಿನದ ಏಳು ರೇಸ್‌ಗಳಿಗೆ ನಮ್ಮ ಆಯ್ಕೆ ಈ ಕೆಳಕಂಡಂತಿವೆ:

1ನೇ ರೇಸ್: ಮಿಸ್ಟಿಕೋಸ್ 4, ಡಬಲ್ ವಿಷನ್ 3, ಬ್ರೇಕ್ ಅವೇ 1
2ನೇ ರೇಸ್: ವಾಲ್ಕೈರಿ 3, ಆರ್ಮಮೆಂಟ್ 5, ಟವರ್ ಕ್ವೆಸ್ಟ್ 7
3ನೇ ರೇಸ್: ರೈಸ್ ಎ ಬಕ್ 10, ನೆವಡ ಗೋಲ್ಡ್ 2, ಸಾಕ್ರೆಟಸ್ 125
4ನೇ ರೇಸ್: ಪಾಲಿಶ್ಡ್ ಗರ್ಲ್ 2, ಓ ಹನ್ನಿನಿ 3, ಸೆಗೆರ 5
5ನೇ ರೇಸ್: ಕ್ಯಾಸ್ಟೀಲ್ 2, ಡೆಲ್ ಅವಿಜ್ 4
6ನೇ ರೇಸ್: ಮ್ಯಾಕ್ರಾನ್ 2, ಸದರ್ನ್ ಫೋರ್ಸ್ 10, ಫ್ರೀ ಟು ಪ್ಲೇ 10
7ನೇ ರೇಸ್: ಸಿರ 8, ಡ್ರಿಸಾನ 2, ಇನ್‌ಎಫ್ಫೆಬಲ್ 5

ಉತ್ತಮ ಬೆಟ್: ಮಿಸ್ಟಿಕೋಸ್

ಜಾಕ್‌ಪಾಟ್‌ಗೆ	1ನೇ ಟ್ರಿಬಲ್	2ನೇ ಟ್ರಿಬಲ್
3,4,5,6,7	2,3,4	5,6,7

ಬಿ.ಟಿ.ಸಿ ನಲ್ಲಿ ಇಂದಿನಿಂದ ಬುಕ್‌ಮೇಕರ್ಸ್ ಕಾರ್ಯನಿರ್ವಹಣೆ
ಗುರುವಾರದ ಮೈಸೂರು ಮಳೆಗಾಲದ ರೇಸ್‌ನಿಂದ ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಬುಕ್‌ಮೇಕರ್ಸ್ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಬಿಟಿಸಿ ಪ್ರಕಟಣೆ ತಿಳಿಸಿದೆ

ಜಯದೇವ: ಆಂಜಿಯೋಪ್ಲಾಸ್ಟಿ ಕಾರ್ಯಾಗಾರ ಇದೇ 24ರಿಂದ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ 150 ಮಂದಿಗೆ ಉಚಿತ ಸ್ಟೆಂಟ್ ಅಳವಡಿಸುವ ಆಂಜಿಯೋಪ್ಲಾಸ್ಟಿ ಕಾರ್ಯಾಗಾರವನ್ನು ಇದೇ 24ರಿಂದ 28ರವರೆಗೆ ಹಮ್ಮಿಕೊಳ್ಳಲಾಗಿದೆ.

ಡಾ.ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್ ಹಾಗೂ ಅಮೆರಿಕದ ಮೆಡ್‌ಟ್ರಾನಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಈ ಕಾರ್ಯಾಗಾರ ನಡೆಯಲಿದೆ. ಸೆ.24 ಹಾಗೂ ಸೆ.25ರಂದು ಸಂಸ್ಥೆಯ ಮೈಸೂರು ಶಾಖೆ, ಸೆ.26ರಿಂದ ಸೆ.28ರವರೆಗೆ ಬೆಂಗಳೂರಿನಲ್ಲಿ ಕಾರ್ಯಾಗಾರ ಇರಲಿದೆ.

'ಬಡ ರೋಗಿಗಳು ಹಾಗೂ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳ ಹಿರಿಯ ನಾಗರಿಕರಿಗಾಗಿ ಈ ಕಾರ್ಯಾಗಾರ ಆಯೋಜಿಸಲಾಗಿದೆ. ಅರ್ಹರು ಸೆ.21ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು' ಎಂದು ಸಂಸ್ಥೆಯ ನಿರ್ದೇಶಕ ಡಾ.ಕೆ.ಎಸ್. ರವೀಂದ್ರನಾಥ್ ತಿಳಿಸಿದ್ದಾರೆ.

ಸಂಪರ್ಕಕ್ಕೆ: ನಿರ್ದೇಶಕರ ಕಚೇರಿ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್.

ಬಾಕಿ ಮೊತ್ತದಲ್ಲಿ ಶೇಕಡ 25ರಷ್ಟನ್ನು ಎಂಟು ದಿನಗಳಲ್ಲಿ ಪಾವತಿಸುವ ಭರವಸೆ

ಗುತ್ತಿಗೆದಾರರಿಂದ ಪ್ರತಿಭಟನೆ ವಾಪಸ್

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬಾಕಿ ಉಳಿದಿರುವ ಶೇಕಡ 25ರಷ್ಟು ಬಿಲ್ ಮೊತ್ತವನ್ನು ಎಂಟು ದಿನದಲ್ಲಿ ಪಾವತಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದರಿಂದ, ಬಿಬಿಎಂಪಿ ಗುತ್ತಿಗೆದಾರರು ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ.

ಬಿಲ್ ಬಾಕಿ ಪಾವತಿ ಮಾಡಬೇಕೆಂದು ಆಗ್ರಹಿಸಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು ಸೋಮವಾರದಿಂದ ಎಲ್ಲ ರೀತಿಯ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಆರಂಭಿಸಿದ್ದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಉಪವಾಸ ಸತ್ಯಾಗ್ರಹವನ್ನೂ ಆರಂಭಿಸಿದ್ದರು.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರ ಆಹ್ವಾನದಂತೆ ಬುಧವಾರ ಸಂಜೆ ಅವರನ್ನು ಭೇಟಿ ಮಾಡಲಾಯಿತು. ಪ್ರತಿಭಟನೆಯನ್ನು ಕೈಬಿಡುವಂತೆ ಸಚಿವರು ಮನವಿ ಮಾಡಿದರು.

'ಕಾನೂನಾತ್ಮಕವಾಗಿ ಬಾಕಿ ಬಿಲ್ಲಿನ ಮೊತ್ತ ಬಿಡುಗಡೆ ಮಾಡುವ ಬಗ್ಗೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಮುಖ್ಯಮಂತ್ರಿಯವರೊಂದಿಗೆ ಮಾತನಾಡಿ, ಇನ್ನು ಎಂಟು ದಿನಗಳೊಳಗಾಗಿ ಬಾಕಿ ಇರುವ ಶೇ 25ರಷ್ಟು ಮೊತ್ತವನ್ನು

ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ಮಾಡಿ, ಮುಖ್ಯ ಆಯುಕ್ತರ ವಿರುದ್ಧ ಘೋಷಣೆ ಕೂಗಿದರು ಪ್ರಜಾವಾಣಿ ಚಿತ್ರ

ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು. ಸರ್ಕಾರವು ಸಂಪೂರ್ಣವಾಗಿ ಗುತ್ತಿಗೆದಾರರ ಪರವಾಗಿ ಇರುವುದಾಗಿಯೂ ಅವರು ಹೇಳಿದರು' ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ.ಎಂ. ನಂದಕುಮಾರ್ ಅವರು ತಿಳಿಸಿದರು.

'ಶಿವಕುಮಾರ್ ಅವರು ಭರವಸೆ ನೀಡಿರುವುದರಿಂದ ಪ್ರತಿಭಟನೆ ವಾಪಸ್ ಪಡೆದಿದ್ದೇವೆ. ಒಂದು ವಾರ ಕಾದು ನೋಡುತ್ತೇವೆ' ಎಂದು ಹೇಳಿದರು.

ಸತ್ಯಾಗ್ರಹ: ಬೆಳಿಗ್ಗೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಂದರ್ಭದಲ್ಲಿ ಮಾತನಾಡಿದ ನಂದಕುಮಾರ್, 'ಬಿಬಿಎಂಪಿ ಮುಖ್ಯ ಆಯುಕ್ತರು ಬಾಕಿ ಇರುವ ಶೇಕಡ 25ರಷ್ಟು ಹಣ ಬಿಡುಗಡೆ ಮಾಡಬೇಕು. ನಮ್ಮ ಹೋರಾಟಕ್ಕೆ ರಾಜ್ಯ ಗುತ್ತಿಗೆದಾರರ ಸಂಘ ಹಾಗೂ ಎಲ್ಲ ಜಿಲ್ಲೆಯ ಗುತ್ತಿದಾರರು ಬೆಂಬಲ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರು ಮಧ್ಯ ಪ್ರವೇಶಿಸಿ ನಮ್ಮ ಬೇಡಿಕೆಯನ್ನು ಈಡೇರಿಸಬೇಕು' ಎಂದು ಆಗ್ರಹಿಸಿದ್ದರು.

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಆರ್. ಮಂಜುನಾಥ್ ನೇತೃತ್ವದಲ್ಲಿ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದ್ದರು. ಬಿಬಿಎಂಪಿ ಕಾರ್ಯನಿರತ ಗುತ್ತಿದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಹಾಗೂ ಸದಸ್ಯರು ಭಾಗವಹಿಸಿದ್ದರು.

'ಪಾಲಿಕೆಯಿಂದ ತೊಲಗಲಿ...'

'ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪಾಲಿಕೆಯಿಂದ ತೊಲಗಬೇಕು. ಅವರಿಂದಲೇ ಇಲ್ಲಿನ ವ್ಯವಸ್ಥೆ ಹದಗೆಟ್ಟಿದೆ. ಯಾವ ರೀತಿಯ ಸ್ಪಂದನವೂ ಇಲ್ಲದಂತೆ ವರ್ತಿಸುತ್ತಿದ್ದಾರೆ' ಎಂದು ಗುತ್ತಿಗೆದಾರರು ಆರೋಪಿಸಿದರು.

'ಆಯುಕ್ತರು ತೊಲಗಲಿ, ಗೋ ಬ್ಯಾಕ್ ಚೀಫ್ ಕಮಿಷನರ್' ಎಂದು ಘೋಷಣೆಗಳನ್ನು ಕೂಗಿದರು.

ಗುತ್ತಿಗೆದಾರರ ಪ್ರತಿಭಟನೆ ಹಾಗೂ ಆರೋಪಕ್ಕೆ 'ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ' ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬಳಿಕ ಸುದ್ದಿಗಾರರಿಗೆ ಹೇಳಿದರು.

'ಕಾಂಗ್ರೆಸ್‌ಗೆ ಯೋಗೇಶ್ವರ್ ಬೇಕಿಲ್ಲ, ನಾವು ಕರೆದಿಲ್ಲ'

ಪ್ರಜಾವಾಣಿ ವಾರ್ತೆ

ಡಿ.ಕೆ. ಸುರೇಶ್

ಬೆಂಗಳೂರು: 'ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬೇಕಿಲ್ಲ. ನಾವು ಅವರನ್ನು ಪಕ್ಷಕ್ಕೆ ಕರೆದಿಲ್ಲ. ನಮ್ಮ ಪಕ್ಷದ ಅಸ್ತಿತ್ವವನ್ನು ನಾವು ಉಳಿಸಿಕೊಳ್ಳುತ್ತೇವೆ' ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, 'ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಪಕ್ಷದಲ್ಲಿ ಸಿದ್ಧತೆ ನಡೆಯುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ' ಎಂದರು.

ಕುತಂತ್ರ ನಡೆಯದು: 'ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿಯವರ ಷಡ್ಯಂತ್ರಗಳು ಅಥವಾ ಕುತಂತ್ರಗಳು ಯಾವುದೇ ಇರಲಿ, ಅದ್ಯಾವುದೂ ನಡೆಯುವುದಿಲ್ಲ' ಎಂದೂ ಹೇಳಿದರು.

ಎಚ್‌ಡಿಕೆ ರಾಜೀನಾಮೆ ನೀಡಲಿ: 'ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬದ್ಧತೆ ಇಲ್ಲದ ನಾಯಕ. ಹೊಸ ಹೊಸ ಸುಳ್ಳುಗಳನ್ನು ಹೇಳುತ್ತಾರೆ. ಅವರು ಮೊದಲು ರಾಜೀನಾಮೆ ನೀಡಬೇಕು. ನಂತರ ಬೇರೆಯವರ ಬಗ್ಗೆ ಆರೋಪ ಮಾಡಲಿ' ಎಂದರು.

'ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ಅಕ್ರಮ ಆಗಿಲ್ಲ. ಮುಖ್ಯಮಂತ್ರಿ ಅಧಿಕಾರ ದುರುಪಯೋಗ ಮಾಡಿದ್ದಾರೆ ಎನ್ನುವುದಕ್ಕೆ ಆಧಾರ ಇಲ್ಲ. ಮೋದಿ, ಅಮಿತ್ ಶಾ, ಕುಮಾರಸ್ವಾಮಿ ಎಲ್ಲರೂ ತನಿಖೆ ಎದುರಿಸಿದವರೇ. ಅವರಿಗೆ ಇಲ್ಲದ ನೈತಿಕತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರದಲ್ಲಿ ಏಕೆ' ಎಂದೂ ಪ್ರಶ್ನಿಸಿದರು.

ಡಿಸಿಇಟಿ: 10ರಂದು ಪರಿಶೀಲನೆ

ಬೆಂಗಳೂರು: ಡಿಪ್ಲೊಮಾ ಮರು ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಿದ್ದು, ಅರ್ಹರು 10ರಂದು ನಿಗದಿತ ಕಾಲೇಜುಗಳಲ್ಲಿ ದಾಖಲೆ ಪರಿಶೀಲನೆಗೆ ಹಾಜರಾಗಬೇಕು ಎಂದು ಕೆಇಎ ಹೇಳಿದೆ.

ಎಂ.ಇ, ಎಂ.ಟೆಕ್, ವಾಸ್ತುಶಿಲ್ಪಶಾಸ್ತ್ರ ಕೋರ್ಸ್‌ಗಳ ಪ್ರವೇಶಕ್ಕೆ 18ರಂದು ಆಫ್‌ಲೈನ್‌ನಲ್ಲಿ ಪರೀಕ್ಷೆ ನಡೆಯಲಿದೆ. 11ರಿಂದ ಪ್ರವೇಶ ಪತ್ರ ಡೌನ್‌ಲೋಡ್ ಮಾಡಬಹುದು.

ವಿವಿಧ ವೃತ್ತಿಪರ ಕೋರ್ಸ್‌ಗಳ ಮೊದಲ ಸುತ್ತಿನ ಸೀಟು ಹಂಚಿಕೆಯಾದ ವಿದ್ಯಾರ್ಥಿಗಳಿಗೆ 'ಚಾಯ್ಸ್' ದಾಖಲಿಸಲು ಸೆ.5ರ ಬೆಳಿಗ್ಗೆ 11ರವರೆಗೆ ಅವಕಾಶ ನೀಡಲಾಗಿದೆ. ಸಂಜೆ 4ರ ಒಳಗೆ ಶುಲ್ಕ ಪಾವತಿಸಬಹುದು.

'ಪರಿಷತ್‌ನಿಂದ ಕಲಾವಿದರ ಕನಸುಗಳಿಗೆ ಜೀವ'

ಪ್ರಜಾವಾಣಿ ವಾರ್ತೆ

ಪೀಣ್ಯ ದಾಸರಹಳ್ಳಿ: ಇಲ್ಲಿನ ಹಾವನೂರು ಬಡಾವಣೆಯ ಅಸೆಂಟ್ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಜಾನಪದ ಪರಿಷತ್ ದಾಸರಹಳ್ಳಿ ಘಟಕವನ್ನು ಪರಿಷತ್ ಸಂಸ್ಥಾಪಕ ಮತ್ತು ರಾಜ್ಯ ಘಟಕದ ಅಧ್ಯಕ್ಷ ಎಸ್.ಬಾಲಾಜಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, 'ನಮ್ಮ ಪರಿಷತ್ತು ರಾಜ್ಯದಾದ್ಯಂತ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿ ವೈವಿಧ್ಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಸ್ಥಳೀಯ ಜನಪದ ಕಲಾವಿದರ ಕನಸುಗಳಿಗೆ ಜೀವ ತುಂಬುತ್ತಿದೆ' ಎಂದು ಹೇಳಿದರು.

ಹ್ಯೂಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಟಿ ಅಧ್ಯಕ್ಷ ಬಿ.ಎಂ.ಚಿಕ್ಕಣ್ಣ, 'ಸರ್ಕಾರ ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಿ, ಜನಪದ ಕಲೆ, ಸಂಸ್ಕೃತಿ, ಪರಂಪರೆಯನ್ನು ಉಳಿಸುವ ಕೆಲಸ ಮಾಡಬೇಕು' ಎಂದು ಒತ್ತಾಯಿಸಿದರು.

ಜನಪದ ಸಂಶೋಧಕ ಚಿಕ್ಕ ಹೆಜ್ಜಾಜಿ ಮಹಾದೇವ್ ಅವರು ಜನಪದ ಪ್ರಕಾರಗಳಾದ ಗಾಯನ, ನೃತ್ಯ, ಗಾದೆ ಮತ್ತು ಒಗಟುಗಳ ಬಗ್ಗೆ ವಿಶ್ಲೇಷಿಸಿದರು. ಕಾಲೇಜಿನ ಉಪನ್ಯಾಸಕ ಡಿ.ಬಿ.ಚಿಕ್ಕವೀರಯ್ಯ ಅವರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಬರೆದ 'ಇಂಗ್ಲಿಷ್ ಸ್ಟಡಿ ಮೆಟೀರಿಯಲ್' ಕೃತಿಯನ್ನು ಬಿಡುಗಡೆ ಮಾಡಲಾಯಿತು.

ಸಮಾರಂಭದಲ್ಲಿ ರಾಮನಗರದ ಜಾನಪದ ಕಲಾತಂಡದವರು ಡೊಳ್ಳು ಕುಣಿತ, ನೆಲಮಂಗಲದ ಸೂಲಗಿತ್ತಿ ಅಕ್ಕ ಮಾರಮ್ಮ ಸೇವಾ ಟ್ರಸ್ಟ್‌ನವರು ಸೋಬಾನೆ ಪದಗಳನ್ನು ಪ್ರಸ್ತುತಪಡಿಸಿದರು. ಜನಪದ ಗಾಯಕರಾದ ಜೋಗಿಲ ಸಿದ್ದರಾಜು ಮತ್ತು ಕುಣಿಗಲ್ ರಾಮಚಂದ್ರ ಅವರು ಜಾನಪದ ಗೀತೆಗಳನ್ನು ಹಾಡಿದರು. ಭೂಮಿಕಾ ಸೇವಾ ಫೌಂಡೇಶನ್ ಮತ್ತು ಆಸೆಂಟ್ ಕಾಲೇಜಿನ ವಿದ್ಯಾರ್ಥಿಗಳು ಜಾನಪದ ಗೀತೆಗಳಿಗೆ ನೃತ್ಯ ಪ್ರದರ್ಶನ ಮಾಡಿದರು.

ಕತೆಗಾರ ಕಂನಾಡಿಗಾ ನಾರಾಯಣ, ಸಮಾಜ ಸೇವಕ ಸಂಗನ ಬಸಪ್ಪ ಬಿರಾದಾರ್, ನಾಗಸಂದ್ರ ರೋಟ್ರ್ಯಾಕ್ ಕ್ಲಬ್ ಅಧ್ಯಕ್ಷ ರಂಜಿತ್ ದಯಾನಂದ್, ಪದಾಧಿಕಾರಿಗಳಾದ ಗೌರವ ಅಧ್ಯಕ್ಷ ರಾಜೇಂದ್ರ ಕೊಣ್ಣೂರ, ಖಜಾಂಚಿ ಕೃಷ್ಣಮೂರ್ತಿ ಎನ್.ಡಿ ಅವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಎಸ್.ಬಾಲಾಜಿ ಮಾತನಾಡಿದರು. ಜನಪದ ಸಂಶೋಧಕ ಚಿಕ್ಕ ಹೆಜ್ಜಾಜಿ ಮಹಾದೇವ್ ದಾಸರಹಳ್ಳಿ ಕ್ಷೇತ್ರ ಘಟಕದ ಅಧ್ಯಕ್ಷ ವೈ.ಬಿ.ಎಚ್.ಜಯದೇವ್, ಚಿತ್ರನಟಿ ಅಭಿನಯ, ಅಸೆಂಟ್ ಕಾಲೇಜು ಪ್ರಾಚಾರ್ಯ ಬಿ.ಎಂ.ವೆಂಕಟೇಶ್, ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಿಯಾಜ್ ಪಾಷ, ಉಪನ್ಯಾಸಕಿ ಶ್ವೇತಾ ಪಾಲ್ಗೊಂಡಿದ್ದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಟಿ. ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು - 560 020.

ನಂ:ಬೆಂಅಪ್ರಾ/ನಯೋಸ/CLU–135/1287/2024–25 ದಿನಾಂಕ:04.09.2024

ಪ್ರಕಟಣೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ಪರಿಷ್ಕೃತ ಮಹಾಯೋಜನೆ–2015 ಸರ್ಕಾರದ ಆದೇಶ ಸಂಖ್ಯೆ:ಯುಡಿಡಿ 540 ಬೆಂಆಸೇ 2004, ದಿನಾಂಕ: 22.06.2007ರಲ್ಲಿ ಅನುಮೋದನೆಯಾಗಿದ್ದು, ಐದು ವರ್ಷಗಳ ಅವಧಿಯು ಈಗಾಗಲೇ ಪೂರ್ಣಗೊಂಡಿದ್ದು, ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 69(2)ರ ಅಡಿಯಲ್ಲಿ ಪ್ರಶ್ನಿತ ಜಮೀನಿನ ಸಾರಿಗೆ–ಸಂಪರ್ಕ ಭೂಉಪಯೋಗ ರದ್ದಾಗಿರುತ್ತದೆ. ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 69(4)ರನ್ವಯ ಈ ಕೆಳಕಂಡ ಜಮೀನನ್ನು ವಸತಿ ಉಪಯೋಗಕ್ಕೆ ಭೂಉಪಯೋಗ ನಿಗದಿಪಡಿಸಲು ಅರ್ಜಿದಾರರು ಕೋರಿರುತ್ತಾರೆ. ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 69(3)ರ ಅಡಿಯಲ್ಲಿ ಈ ಕೆಳಕಂಡಂತೆ ಭೂಉಪಯೋಗ ನಿಗದಿಪಡಿಸುವ ಸಂಬಂಧ ಈ ಪ್ರಕಟಣೆ ಪ್ರಕಟವಾದ ದಿನಾಂಕದಿಂದ 15 ದಿನಗಳೊಳಗಾಗಿ ಸಲಹೆ/ಆಕ್ಷೇಪಣೆಗಳನ್ನು ಲಿಖಿತವಾಗಿ ನಗರ ಯೋಜಕ ಸದಸ್ಯರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಕಛೇರಿಗೆ ಸಲ್ಲಿಸಲು ತಿಳಿಸಲಾಗಿದೆ. ನಿಗದಿತ ಅವಧಿಯ ನಂತರ ಬರುವ ಯಾವುದೇ ಸಲಹೆ/ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ.

ಕ್ರ. ಸಂ.	ಅರ್ಜಿದಾರರ ಹೆಸರು	ತಾಲ್ಲೂಕು	ಹೋಬಳಿ	ಗ್ರಾಮದ ವಿವರ	ಸರ್ವೆ ನಂ.	ವಿಸ್ತೀರ್ಣ ಎ/ಗುಂ	ಪರಿಷ್ಕೃತ ಮಹಾ ಯೋಜನೆ 2015ರ ಪ್ರಕಾರ ಭೂ ಉಪಯೋಗ	ಬದಲಾವಣೆ ಕೋರಿರುವ ಭೂ ಉಪಯೋಗ
1	ಮೆ: ವೈಷ್ಣೋ ಬಿಲ್ಡರ್ಸ್ (ಜಿಪಿಎ& ಜೆ.ಡಿ.ಎ.)	ಬೆಂಗಳೂರು ಪೂರ್ವ	ಕೆ.ಆರ್.ಪುರ ಹೋಬಳಿ	ಸಾದರ ಮಂಗಲ	19/4ರ ಪೈಕಿ	0–19	ಸಾರಿಗೆ ಸಂಪರ್ಕ	ವಸತಿ

ಸಹಿ/– ನಗರ ಯೋಜಕ ಸದಸ್ಯರು, ಬೆಂಅಪ್ರಾ, ಬೆಂಗಳೂರು

ಪ್ರಜಾವಾಣಿ
ಕ್ಲಾಸಿಫೈಡ್ಸ್
ಪ್ರತಿಯೊಬ್ಬರಿಗೂ ಉಪಯುಕ್ತ
email: dhclassifieds@deccanherald.co.in
ಜಾಹೀರಾತುಗಳಿಗಾಗಿ ಸಂಪರ್ಕಿಸಿ:
080 - 45557160 /161/ 162/ 163/ 164
9845114560 / 9731810277/ 9886213331

JOB OPPORTUNITIES

Accounts & Finance

'THE INSTITUTE of Cost Accountants`of India-Bengaluru Chapter", invites applications for the posts`of JUNIOR ACCOUNTANT. (1)and JUNIOR OFFICER.(1) further details visit: www.icmaiblr.org

Teachers/ Professors

WANTED HOME Tutor for XIth grade for Commerce, Mass Mediaand Business studies. 9972471270. 9845151230

EDUCATION CORNER

R.E.S. POLYTECHNIC
Estd: 1986 - Recognised by Govt. of Karnataka & AICTE
EVENING / WEEKEND CLASSES
Available for working Professionals to EE
10th Pass / What Next ???
JOIN DIPLOMA IN: ♦ Computer Science ♦ IS ♦ Civil ♦ Mechanical ♦ Automobile ♦ Electrical ♦ Electronics ♦ Fashion Tech ♦ Commerce (CP)
RES-24507
5, Sunkadakatte, Magadi Road, Hegganahalli Cross, Bengaluru-91
Call: Secretary - 99166 46466

PERSONAL

Change of Name

CHANGE OF NAME
I, Jacqueline Rose Kunnath, residing at No.K-11,Old Airport Road, Kodihalli, Bangalore -56008 have changed my name to **Swasthika Yajamahe** vide Affidavit dated 09.08.2024 sworn before Notary Mr.C.Venkatapathy, Bangalore

I, NIRANJANA HK have changed my name as NIRANJAN HK Vide affidavit dated 2/9/2024 before Notary Mohammed Hussain K, Bangalore

I MD Nawaz S/O MD Azmathulla have changed my name to KG Nawaz (Khaja Garibun Nawaz) 37/6, Cunningham Road cross Bengaluru, Vide affidavit dated 14/05/2024 before Notary P.G unnikrishnan Bengaluru

I SHAKILA Nawaz W/O KG Nawaz have changed my name to Shakila Mohammadi. 37/6, Cunningham Road cross Bengaluru, Vide affidavit dated 14/05/2024 before Notary P.G unnikrishnan Bengaluru

ABHINAV KUMAR GORTHI #C1304, Brigade Omega, BSK 6th Stage Thurahalli, Bengaluru-61, have changed my name to ABHINAV GORTHI vide affidavit dated-04/09/2024

CAUTION NOTICE
Readers are advised to make appropriate thorough enquiries before acting upon any advertisement. This newspaper does not vouch or subscribe to the claims and representations made by advertisers.
Advertisement Manager
The Printers (Mysore) Pvt. Ltd.
Bengaluru

DH Classifieds More value, more impact
ಪ್ರಜಾವಾಣಿ
REAL ESTATE
BOOK YOUR REAL ESTATE ADS IN DH ALL KARNATAKA + PRAJAVANI BENGALURU CITY ON SATURDAY + SUNDAY
@ 2481/-* FOR 15 WORDS
*Conditions apply
www.dhclassifieds.com BOOK NOW
Book your ad with us now! For more details contact:
+91 9845114560 | +91 9901641752 | 080-45557163/164

‘ಸಹಾಯ್ 2.0’ ತಂತ್ರಾಂಶ ಮೂಲಕ 2023ರಿಂದ ಪಾಲಿಕೆಗೆ 2.37 ಲಕ್ಷ ದೂರು ದಾಖಲು

ಬಿಬಿಎಂಪಿ: 2.24 ಲಕ್ಷ ದೂರು ಇತ್ಯರ್ಥ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬಿಬಿಎಂಪಿಯ ‘ಸಹಾಯ್ 2.0’ ತಂತ್ರಾಂಶ ಮೂಲಕ 2023ರಿಂದ 2024ರ ಸೆಪ್ಟೆಂಬರ್ 3ರವರೆಗೆ ನಾಗರಿಕರ 2.24 ಲಕ್ಷ ದೂರುಗಳನ್ನು ಇತ್ಯರ್ಥಪಡಿಸಲಾಗಿದೆ.

ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು 2,37,359 ದೂರುಗಳು ಈ ಅವಧಿಯಲ್ಲಿ ದಾಖಲಾಗಿದ್ದವು. 6,875 ದೂರುಗಳು ಬಾಕಿ ಇದ್ದು, 3,987 ದೂರುಗಳು ಇತ್ಯರ್ಥವಾಗುವ ಪ್ರಕ್ರಿಯೆಯಲ್ಲಿವೆ. 2,535 ದೂರುಗಳಿಗೆ ದೀರ್ಘಕಾಲದ ಪರಿಹಾರ ನೀಡಬೇಕಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಪಾಲಿಕೆಗ ಸಹಾಯವಾಣಿ 1,533 ಸಹಾಯವಾಣಿ ಹಾಗೂ ಸಹಾಯ 2.0 ತಂತ್ರಾಂಶ, ಆ್ಯಪ್‌ನಲ್ಲಿ ನಾಗರಿಕರು ದೂರು ನೀಡಬಹುದಾಗಿದೆ. ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್‌ನಲ್ಲಿ (ಐಸಿಸಿಸಿ) ಕಾರ್ಯನಿರ್ವಹಿಸುವ ಸಿಬ್ಬಂದಿ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಕಾಲಮಿತಿಯೊಳಗಾಗಿ ದೂರುಗಳನ್ನು ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದೆ.

ರಸ್ತೆ ನಿರ್ವಹಣೆಗೆ ಸಂಬಂಧಿಸಿದ ದೂರುಗಳೇ ಹೆಚ್ಚಾಗಿದೆ. ಆರೋಗ್ಯ, ವಿದ್ಯುತ್, ಘನತ್ಯಾಜ್ಯ ನಿರ್ವಹಣೆಯ ಸಮಸ್ಯೆಗಳು ನಂತರದ ಸ್ಥಾನದಲ್ಲಿವೆ.

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಆಗಸ್ಟ್ 26ರಂದು ಐಸಿಸಿಸಿಗೆ ಭೇಟಿ ನೀಡಿ, ‘ಸಹಾಯ ಹೆಸರಿನಲ್ಲಿ ಆ್ಯಪ್ ಮಾಡಿದರೆ ಸಾಲದು. ಸಕಾಲದಲ್ಲಿ ಜನರಿಗೆ ಪರಿಹಾರ ಸಿಗಬೇಕು. ಇದಕ್ಕಾಗಿ, ಬಿಬಿಎಂಪಿ ಆಡಳಿತಕ್ಕೆ ಚುರುಕು ನೀಡಬೇಕಾಗಿದೆ’ ಎಂದು ಅಭಿಪ್ರಾಯಪಟ್ಟಿದ್ದರು. ಇದಾದ ಮೇಲೆ ಪ್ರಥಮ ಬಾರಿಗೆ ಎರಡು ವರ್ಷದಲ್ಲಿ ‘ಸಹಾಯ 2.0’ ಸೇರಿದಂತೆ ನಾಗರಿಕರು ದೂರುಗಳ ಮಾಹಿತಿಯನ್ನು ಬಿಬಿಎಂಪಿ ಅಧಿಕೃತವಾಗಿ ಪ್ರಕಟಿಸಿದೆ.

ದೂರುಗಳ ವಿವರ

ವಲಯ	ಒಟ್ಟು	ಇತ್ಯರ್ಥ
ಪೂರ್ವ	42,896	40,461
ದಕ್ಷಿಣ	42,458	40,575
ಮಹದೇವಪುರ	33,419	30,909
ಆರ್.ಆರ್.ನಗರ	32,351	30,832
ಬೊಮ್ಮನಹಳ್ಳಿ	31,949	30,411
ಯಲಹಂಕ	24,458	23,224
ಪಶ್ಚಿಮ	22,073	20,920
ದಾಸರಹಳ್ಳಿ	7,755	7601
ಒಟ್ಟು	2,37,359	2,24,933



ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಕುಮ್ಮಕ್ಕು: ಕ್ರಿಮಿನಲ್ ಪ್ರಕರಣ ರದ್ದು

ಪ್ರಜಾವಾಣಿ ವಾರ್ತೆ

ಬೆಂಗಳೂರು: ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪ ಎದುರಿಸುತ್ತಿದ್ದ ಮೂವರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಸಂಬಂಧ ಸೌಂದರ್ಯ ಜಗದೀಶ್ ವ್ಯವಹಾರದ ಪಾಲುದಾರರಾದ ವಿ.ಎಸ್.ಸುರೇಶ್, ಎಸ್.ಪಿ.ಹೊಂಬಣ್ಣ ಮತ್ತು ಮ್ಯಾನೇಜರ್ ಎಸ್.ಸುಧೀಂದ್ರ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.

‘ಮೃತರು ಬರೆದಿರುವ ಪತ್ರದಲ್ಲಿ ಅರ್ಜಿದಾರರು ಎಲ್ಲಿಯೂ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ್ದಾರೆ ಎಂಬ ಉಲ್ಲೇಖವಿಲ್ಲ’ ಎಂಬ ಅರ್ಜಿದಾರರ ವಾದ ಮಾನ್ಯ ಮಾಡಿರುವ ನ್ಯಾಯಪೀಠ ಪ್ರಕರಣವನ್ನು ರದ್ದುಗೊಳಿಸಿದೆ. ಅಂತೆಯೇ, ‘ಈ ಆದೇಶದಲ್ಲಿನ ಅಭಿಪ್ರಾಯಗಳು, ಆರೋಪಿಗಳು ಮತ್ತು ಮೃತರ ನಡುವಿನ ಬೇರೆ ವಿವಾದಗಳಿಗೆ ಅನ್ವಯವಾಗುವುದಿಲ್ಲ’ ಎಂದೂ ನ್ಯಾಯಪೀಠ ಸ್ಪಷ್ಟಪಡಿಸಿದೆ.

ವಿಚಾರಣೆ ವೇಳೆ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ ಪರ ವಕೀಲರು, ‘ಸೌಂದರ್ಯ ಜಗದೀಶ್ ಬ್ಲ್ಯಾಕ್‌ಮೇಲ್‌ಗೆ ಒಳಗಾಗಿರುವ ಸಾಧ್ಯತೆ ಇರುವುದರಿಂದ ಆರೋಪಿಗಳು ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಬೇಕು’ ಎಂದು ಕೋರಿದ್ದರು.

ಇದನ್ನು ಅಲ್ಲಗಳೆದಿದ್ದ ಆರೋಪಿಗಳ ಪರ ವಕೀಲರು, ‘ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡ ತಿಂಗಳ ಬಳಿಕ ಡೆತ್ ನೋಟ್ ಆಧರಿಸಿ ಮೂವರ ವಿರುದ್ಧ ಪ್ರಚೋದನೆಯ ಪ್ರಕರಣ ದಾಖಲಿಸಲಾಗಿದೆ. ಆದರೆ, ಡೆತ್ ನೋಟ್‌ನಲ್ಲಿ ಎಲ್ಲೂ ಆತ್ಮಹತ್ಯೆಗೆ ಆರೋಪಿಗಳೇ ಪ್ರಚೋದನೆ ನೀಡಿದ್ದಾರೆ ಎಂಬ ಉಲ್ಲೇಖವಿಲ್ಲ. ಹಾಗಾಗಿ, ಪ್ರಕರಣ ರದ್ದುಗೊಳಿಸಬೇಕು’ ಎಂದು ಮನವಿ ಮಾಡಿದ್ದರು.

ಪ್ರಕರಣವೇನು?: ನಿರ್ಮಾಪಕ ಸೌಂದರ್ಯ ಜಗದೀಶ್ 2024ರ ಏಪ್ರಿಲ್ 18ರಂದು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು. 2024ರ ಮೇ 18ರಂದು ಅವರ ಮನೆಯ ವಾರ್ಡ್‌ರೋಬ್ ಸ್ವಚ್ಛ ಮಾಡುವಾಗ ಡೆತ್ ನೋಟ್ ಸಿಕ್ಕಿತ್ತು. ಅದರಲ್ಲಿ, ‘ನನ್ನ ಪತಿ ಆತ್ಮಹತ್ಯೆಗೆ ಕಾರಣವಾದ ಆರೋಪಿಗಳ ಹೆಸರು ಉಲ್ಲೇಖಿಸಿದ್ದಾರೆ’ ಎಂದು ಆರೋಪಿಸಿ ಜಗದೀಶ್ ಪತ್ನಿ ಶಶಿರೇಖಾ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ಕೈಗೊಂಡಿದ್ದರು.

ರಜೆ ನಗದೀಕರಣ ವಿಳಂಬ: ಬಡ್ಡಿ ಪಾವತಿಗೆ ಆದೇಶ

ಹೈಕೋರ್ಟ್ ಸುದ್ದಿ

ಬೆಂಗಳೂರು: ‘ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ನಿವೃತ್ತ ನೌಕರರ ಗಳಿಕೆ ರಜೆ ನಗದೀಕರಣ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಅದರ ಮೇಲಿನ ಬಡ್ಡಿ ಮೊತ್ತವನ್ನು 3 ತಿಂಗಳಲ್ಲಿ ಪಾವತಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಂಟಿ ಕಾರ್ಯದರ್ಶಿ ಬಿ.ಎಸ್.ಗುರುಸ್ವಾಮಿ ಹಾಗೂ ಇತರ 20 ನಿವೃತ್ತ ನೌಕರರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಬುಧವಾರ, ವಿಚಾರಣೆ ವೇಳೆ ಕೈಮಗ್ಗ ಅಭಿವೃದ್ಧಿ ನಿಗಮದ ಪರ ವಕೀಲರು ಹಾಜರಾಗಿ, ಗಳಿಕೆ ರಜೆ ನಗದೀಕರಣ ವಿಳಂಬಾಗಿರುವ ಹಿನ್ನೆಲೆಯಲ್ಲಿ ಅದರ ಮೇಲೆ ಬಡ್ಡಿ ಪಾವತಿಸುವುದಕ್ಕೆ ನಿಗಮದ ಸಮ್ಮತಿ ಇದೆ ಎಂದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ನಿಗಮದ ನಿವೃತ್ತ ನೌಕರರಿಗೆ ಅವರ ರಜೆ ನಗದೀಕರಣ ಬಿಡುಗಡೆ ಮಾಡಲು ವಿಳಂಬ ಆಗಿರುವುದಕ್ಕೆ ಶೇ 8ರಂತೆ 3 ತಿಂಗಳಲ್ಲಿ ಬಡ್ಡಿ ಪಾವತಿಸಬೇಕು’ ಎಂದು ಆದೇಶಿಸಿತು.

ಅರ್ಜಿದಾರರ ಪರ ವಕೀಲ ಎಚ್.ಸಿ.ಸುಂದರೇಶ ವಾದ ಮಂಡಿಸಿದರು.

ಗೂಗಲ್‌ಪೇ, ಫೋನ್‌ಪೇ ಮೂಲಕ ಲಂಚ?

ನೆಲಮಂಗಲ: ವಿವಿಧ ಕಚೇರಿಗಳಿಂದ ವಿವರ ಕೇಳಿದ ಉಪ ಲೋಕಾಯುಕ್ತ

ಪ್ರಜಾವಾಣಿ ವಾರ್ತೆ

ಬೆಂಗಳೂರು: ನೆಲಮಂಗಲ ನಗರಸಭೆ ಕಚೇರಿ, ತಾಲ್ಲೂಕು ಕಚೇರಿ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸಿಬ್ಬಂದಿ ಗೂಗಲ್‌ಪೇ, ಫೋನ್‌ಪೇನಂತಹ ಯುಪಿಐ ಆ್ಯಪ್‌ಗಳ ಮೂಲಕ ಲಂಚ ಪಡೆಯುತ್ತಿದ್ದಾರೆಯೇ ಎಂಬುದರ ಪತ್ತೆಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ವಿಚಾರಣೆ ಆರಂಭಿಸಿದ್ದಾರೆ.

ನೆಲಮಂಗಲದ ಹಸಿರುವಳ್ಳಿ ಡೀಮ್ಡ್ ಅರಣ್ಯದಲ್ಲಿ ಬುಧವಾರ ನಡೆದ ವನಮಹೋತ್ಸವದಲ್ಲಿ ಭಾಗಿಯಾಗಿದ್ದ ಅವರು, ತಾಲ್ಲೂಕಿನ ವಿವಿಧ ಕಚೇರಿ, ವಿದ್ಯಾರ್ಥಿ ನಿಲಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ 14 ಸ್ಥಳಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

‘ನಗರಸಭೆ, ಭೂ ದಾಖಲೆಗಳ ಕಚೇರಿ ಮತ್ತು ತಾಲ್ಲೂಕು ಕಚೇರಿಗಳಲ್ಲಿ ಲಂಚ ಪಡೆಯುತ್ತಿರುವ ಬಗ್ಗೆ ದೂರು ಇತ್ತು. ಇದನ್ನು ಪರಿಶೀಲಿಸುವ ಸಲುವಾಗಿ ಸಿಬ್ಬಂದಿಯ ಫೋನ್‌ಗಳಲ್ಲಿ ಇದ್ದ ಯುಪಿಐ ಆ್ಯಪ್‌ಗಳಲ್ಲಿ ಆಗಿರುವ ಹಣ ವರ್ಗಾವಣೆಗಳನ್ನು ಪರಿಶೀಲಿಸಲಾಯಿತು. ಹಲವು ಸಿಬ್ಬಂದಿಯ ತಿಂಗಳ ವೇತನಕ್ಕಿಂತ ಮೂರು ಪಟ್ಟು ಹೆಚ್ಚು ಮೊತ್ತ ಯುಪಿಐನಲ್ಲಿ ಅನುಮಾನಾಸ್ಪದವಾಗಿ ವರ್ಗಾವಣೆ ಆಗಿರುವುದು ಪತ್ತೆಯಾಯಿತು’ ಎಂದು ನ್ಯಾಯಮೂರ್ತಿ ವೀರಪ್ಪ ಮಾಹಿತಿ ನೀಡಿದರು.

‘ಈ ಸಂಬಂಧ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆ ಎಲ್ಲ ಸಿಬ್ಬಂದಿಯ ಯುಪಿಐ ಆ್ಯಪ್‌ಗಳಲ್ಲಿ ಆಗಿರುವ ಹಣಕಾಸು ವರ್ಗಾವಣೆಯ ವಿವರ ಮತ್ತು ಆ ಹಣ ಎಲ್ಲಿಂದ ಬಂತು ಎಂಬುದರ ವಿವರಗಳನ್ನು ಒಳಗೊಂಡ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ’ ಎಂದು ಅವರು ತಿಳಿಸಿದರು.

ಮಂಡಿಗೆರೆ ಆಯುಷ್ಮಾನ್ ಆರೋಗ್ಯ ಮಂದಿರದಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಔಷಧಗಳನ್ನು ಪರಿಶೀಲಿಸಿದರು

ಬಾಲಕರ ವಿದ್ಯಾರ್ಥಿನಿಲಯ, ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಅಹವಾಲುಗಳನ್ನು ಆಲಿಸಿದರು. ನೆಲಮಂಗಲ ಸಂಚಾರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲಿಸಿದರು ಎಂದು ಲೋಕಾಯಕ್ತ ಮಾಹಿತಿ ನೀಡಿದೆ.

ಅವಧಿ ಮೀರಿದ್ದ ಔಷಧಗಳು...

ತಾಲ್ಲೂಕಿನ ಮಂಡಿಗೆರೆ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಭೇಟಿ ನೀಡಿದ್ದ ವೇಳೆ, ಅಲ್ಲಿ ಅವಧಿ ಮುಗಿದ ಔಷಧಗಳು ಇರುವುದು ಪತ್ತೆಯಾಗಿದೆ.

‘ಆರೋಗ್ಯ ಮಂದಿರದಲ್ಲಿ ಔಷಧಗಳ ಸಂಗ್ರಹ ವಿವರ ಪರಿಶೀಲಿಸಲಾಯಿತು. ಆದರೆ ಕಡತದಲ್ಲಿ 2022ರ ಏಪ್ರಿಲ್‌ನಿಂದ 2023ರ ಜನವರಿವರೆಗಿನ ಮಾಹಿತಿ ಮಾತ್ರ ಇತ್ತು. ಅಲ್ಲಿದ್ದ ಸಿಬ್ಬಂದಿ ಕರೆದು, ಅವಧಿ ಮುಗಿದಿರುವ ಔಷಧಗಳನ್ನು ಕೂಡಲೇ ನಾಶಪಡಿಸಲು ಸೂಚಿಸಲಾಯಿತು. ಇದು ಮರುಕಳಿಸಬಾರದು ಎಂದು ಸಿಬ್ಬಂದಿಗೆ ಎಚ್ಚರಿಕೆ ನೀಡಲಾಯಿತು’ ಎಂದು ನ್ಯಾಯಮೂರ್ತಿ ಬಿ.ವೀರಪ್ಪ ಅವರು ತಿಳಿಸಿದರು.

‘ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಉಪ ಲೋಕಾಯುಕ್ತರು ಪರಿಶೀಲಿಸಿದರು. ವಾರ್ಡ್‌ಗಳಿಗೆ ತೆರಳಿ ರೋಗಿಗಳ ಜತೆ ಮಾತನಾಡಿದರು. ಅವ್ಯವಸ್ಥೆಗಳನ್ನು ಸರಿಪಡಿಸಲು ಸಿಬ್ಬಂದಿಗೆ ಸೂಚಿಸಿದರು’ ಎಂದು ಲೋಕಾಯುಕ್ತವು ಮಾಹಿತಿ ನೀಡಿದೆ.

ತೇಜ್‌ಬೀರ್ ಸಿಂಗ್ ಅಧಿಕಾರ ಸ್ವೀಕಾರ

ಬೆಂಗಳೂರು: ಭಾರತೀಯ ವಾಯುಪಡೆಯ ಟ್ರೈನಿಂಗ್ ಕಮಾಂಡ್‌ನ ಸೀನಿಯರ್ ಏರ್ ಸ್ಟಾಫ್ ಆಫೀಸರ್ ಆಗಿ ಏರ್ ಮಾರ್ಷಲ್ ತೇಜ್‌ಬೀರ್ ಸಿಂಗ್ ಅವರು ಭಾನುವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಇಂಗ್ಲೆಂಡ್‌ನ ರಾಯಲ್ ಕಾಲೇಜ್ ಆಫ್ ಡಿಫೆನ್ಸ್ ಸ್ಟಡೀಸ್‌ನ ಹಳೆಯ ವಿದ್ಯಾರ್ಥಿ. 2018ರಲ್ಲಿ ಅತಿ ವಿಶಿಷ್ಟ ಸೇವಾ ಪದಕವನ್ನು ರಾಷ್ಟ್ರಪತಿಯವರಿಂದ ಪಡೆದಿದ್ದರು ಎಂದು ರಕ್ಷಣಾ ಇಲಾಖೆಯ ಪ್ರಕಟಣೆ ತಿಳಿಸಿದೆ.

ಬಿಟ್ ಕಾಯಿನ್: ಅರ್ಜಿ ಹಿಂಪಡೆದ ಪೊಲೀಸ್ ಅಧಿಕಾರಿ ಶ್ರೀಧರ ಪೂಜಾರ್

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದ ಆರೋಪಿಗಳನ್ನು ಅಕ್ರಮವಾಗಿ ವಶದಲ್ಲಿ ಇರಿಸಿಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್ ವರ್ಗಾವಣೆ ಮತ್ತು ಪಾಸ್‌ವರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿ ಶ್ರೀಧರ್ ಕೆ.ಪೂಜಾರ್ ಕಾಟನ್ ಪೇಟೆ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಲು ಹೈಕೋರ್ಟ್ ನಿರಾಕರಿಸಿದೆ.

ಈ ಸಂಬಂಧ ಪೂಜಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಅರುಣ್ ಶ್ಯಾಮ್, ‘ಮೊದಲ ಪ್ರಕರಣದಲ್ಲಿ ಪೂಜಾರ್‌ಗೆ ಜಾಮೀನು ದೊರೆತಿದೆ. ಈಗ ಕಾಟನ್ ಪೇಟೆ ಠಾಣೆಯ ಪ್ರಕರಣ ವಿಚಾರಣೆಗೆ ಕೈಗೆತ್ತಿಕೊಂಡಿದ್ದಾರೆ. ಈ ಭಯದಿಂದ ಮಧ್ಯಂತರ ಆದೇಶ ಪಡೆದಿದ್ದೇವೆ. ಹಾಗಾಗಿ, ಅರ್ಜಿ ವಿಚಾರಣೆ ಮುಂದೂಡಬೇಕು’ ಎಂದರು.

ಇದಕ್ಕೆ ನ್ಯಾಯಪೀಠ, ‘ಯಾವುದೇ ಕಾರಣಕ್ಕೂ ವಿಚಾರಣೆ ಮುಂದೂಡಲಾಗದು. ಅರ್ಜಿ ಊರ್ಜಿತಕ್ಕೆ ಸಂಬಂಧಿಸಿದ ಅಂಶಗಳ ಆಧಾರದಲ್ಲಿ ವಾದ ಮಂಡಿಸಿ. ಇಲ್ಲವಾದಲ್ಲಿ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಮಧ್ಯಂತರ ಆದೇಶ ತೆರವು ಮಾಡಲಾಗದು’ ಎಂದು ಖಡಕ್ ಆಗಿ ಎಚ್ಚರಿಸಿತು.

ಇದಕ್ಕೆ ಅರುಣ್ ಶ್ಯಾಮ್, ‘ಅರ್ಜಿ ಹಿಂಪಡೆಯಲು ಅವಕಾಶ ಕಲ್ಪಿಸಬೇಕು’ ಎಂದು ಮೆಮೊ ಸಲ್ಲಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಹಾಲಿ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರರು ಎತ್ತಿರುವ ವಾದಾಂಶಗಳನ್ನು ಮುಕ್ತವಾಗಿರಿಸಿ, ಸೂಕ್ತ ಸಂದರ್ಭದಲ್ಲಿ ಸೂಕ್ತ ಪರಿಹಾರ ಕೋರಲು ಸ್ವತಂತ್ರರಾಗಿರುತ್ತಾರೆ’ ಎಂದು ತಿಳಿಸಿ ಅರ್ಜಿ ವಿಲೇವಾರಿ ಮಾಡಿತು.

ಪೀಸ್ ಆಟೊ ಸಂಘಟನೆ ಅಧ್ಯಕ್ಷರಿಗೆ ಜೀವ ಬೆದರಿಕೆ: ಪ್ರತಿಭಟನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಪೀಸ್ ಆಟೊ’ ಸಂಘಟನೆಯ ಅಧ್ಯಕ್ಷ ರಘು ನಾರಾಯಣಗೌಡರಿಗೆ ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಶನ್ ಸದಸ್ಯರು ಕೊಲೆ ಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಆಟೊ ಚಾಲಕರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟಿಸಿದರು.

‘ಬೈಕ್ ಟ್ಯಾಕ್ಸಿಗಳವರು ನಿಯಮ ಮೀರಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದು, ಇದರಿಂದ ಆಟೊರಿಕ್ಷಾ ಚಾಲಕರಿಗೆ ದುಡಿಮೆ ಇಲ್ಲದಂತಾಗಿದೆ. ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಧ್ವನಿಯನ್ನು ಎತ್ತಿದ್ದಕ್ಕಾಗಿ ಕೊಲೆ ಬೆದರಿಕೆಯನ್ನು ಹಾಕಲಾಗಿದೆ. ‘ಡಿ ಬಾಸ್ ಮಾಡಿದಂತೆ ಮರ್ಡರ್ ಮಾಡಬೇಕು’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.

‘ಜೀವಬೆದರಿಕೆಒಡ್ಡಿದವರನ್ನುಮತ್ತು ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಶನ್‌ನ ಪದಾಧಿಕಾರಿಗಳನ್ನು ಬಂಧಿಸಬೇಕು. ಅವರ ವಿರುದ್ಧ ಸೂಕ್ತ ಕಾನೂನುಕ್ರಮ ತೆಗೆದುಕೊಳ್ಳಬೇಕು. ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಬೇಕು’ ಎಂದು ಒತ್ತಾಯಿಸಿದರು.



(5-9-1910 to 21-4-1976)

ಆಚಾರ್ಯ ಪಾಠಶಾಲಾ ಎಜುಕೇಷನಲ್ ಟ್ರಸ್ಟ್ (ರಿ)

ಸಂಸ್ಥಾಪಕರ ದಿನ

ಪ್ರೊ. ಎನ್. ಅನಂತಾಚಾರ್
ಸಂಸ್ಥಾಪಕರು, ಎ.ಪಿ.ಎಸ್. ವಿದ್ಯಾ ಸಂಸ್ಥೆಗಳು
ಎನ್.ಆರ್. ಕಾಲೋನಿ, ಬೆಂಗಳೂರು-560 019

ಶಿಕ್ಷಕರ ದಿನಾಚರಣೆಯ
ಈ ಶುಭ ಸಂದರ್ಭದಲ್ಲಿ ನಮ್ಮ ಸಂಸ್ಥಾಪಕರ
“114ನೇಯ ಜನ್ಮ ದಿನೋತ್ಸವದ ಸ್ಮರಣೆಗಾಗಿ”
ಟ್ರಸ್ಟಿಗಳು, ಸದಸ್ಯರು ಅಧ್ಯಾಪಕ-ಅಧ್ಯಾಪಕೇತರ ವರ್ಗ, ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ಭಾವಪೂರ್ಣ ಗೌರವವನ್ನು ಸಮರ್ಪಿಸುತ್ತಿದ್ದಾರೆ.

ಸಿಎ.ಡಾ.ವಿಷ್ಣು ಭರತ್ ಆಲಂಪಲ್ಲಿ
ಅಧ್ಯಕ್ಷರು

ಪ್ರೊ. ಎ. ಪ್ರಕಾಶ್
ಪ್ರಧಾನ ಕಾರ್ಯದರ್ಶಿಗಳು

Ministry of Electronics and Information Technology, Government of India
सत्यमेव जयते

National Institute of Electronics & Information Technology (NIELIT)

रा.इ.सू.प्रौ.सं NIELIT

Deemed to be University
Ministry of Electronics & Information Technology, Govt. of India
Main Campus: NIELIT Ropar, Birla Farms, Rupnagar (Ropar), Punjab - 140001

Admission Open for Academic Session 2024-25

In the Service of Nation since 1974

Programmes Offered

Ph.D Programmes	Campus
Computer Science and Applications	Ropar, Srinagar
Computer Science and Engineering	Ropar, Aurangabad, Srinagar, Patna, Imphal
Electronics Engineering	Ropar, Aurangabad, Patna
Master Degree Courses	**Campus (no. of available seats)**
M. Tech in Artificial Intelligence	Ropar (18), Imphal (30)
M. Tech in Data Engineering	Ropar (18), Agartala (30)
M. Tech in Cyber Forensics and Information Security	Ropar (18), Kohima (18)
M. Tech in IoT and Sensor Systems	Ropar (18)
M. Tech in Automotive Electronics	Ropar (18)
M. Tech in Electronics Design and Technology	Aurangabad (18)
M. Tech in Cyber Forensics	Srinagar (18)
Master of Computer Applications (MCA)	Patna (60)
M.Sc in Computer Science with Specialization in Data Science	Ropar (40), Calicut (40), Aurangabad (40)
M.Tech in Embedded Systems	**
M. Tech in VLSI Design	**
Bachelor Degree Courses	**Campus (no. of available seats)**
B. Tech in Computer Science and Engineering (AI & ML)	Ropar (60)
B. Tech in Computer Science and Engineering	Patna (60), Aurangabad (60)
Bachelor of Computer Applications (BCA)	Patna (60)
B. Tech in Electronics System Engineering	**
B.Tech in Computer Science and Engineering (Internet of Things,	**
Cyber Security including Blockchain Technology)	**
B.Tech in Electronics & Communication	**
B.Tech. in Computer Science & Information Technology	**
B.Tech. in Internet of Things	**
B. Tech in Electronics Engineering	**
Diploma Courses	**Campus (no. of available seats)**
Computer Science and Engineering	Ropar (60)
Electronics Production and Maintenance	**

** Admission in these programs will be open from Academic Session 2025-26



University Main Campus Ropar

Constituent Campuses: Agartala, Aizawl, Ajmer, Aurangabad, Calicut, Imphal, Itanagar, Kohima, Gorakhpur, Patna, Srinagar

Last Date to Submit Online Application: 15th Sept, 2024

For Course Details
Scan Me

For registration visit : www.nielit.ac.in

Key Highlights:
- Excellent Placement Opportunities
- Industry driven curriculum
- State - of - art labs
- Skill Development in Emerging Technologies
- Internship in leading industries
- Support for Startup, Incubation, R&D and Innovations

1.25 crore+ Students Registered with NIELIT

52 Lakh+ Students Certified by NIELIT



SMART Lab

A first-of-its-kind Virtual Prototyping Lab (SMART Lab), developed under the Chips to Start-up (C2S) program at NIELIT. The ‘SMART’ remote lab facility is available 24x7 & the students, researchers can access the facility, anytime and anywhere. It is a platform to skill youths in VLSI / Embedded System/Electronic Product Design domain.



Cyber Forensics Lab

Cyber Forensics R&D Lab is a state-of-the-art facility, among the few in the country equipped with an advanced forensics data center. With expertise in handling over 600 cyber-crime cases, the lab provides crucial technical support to law enforcement agencies.

NIELIT Virtual Academy

NIELIT Virtual Academy extends the reach of NIELIT across India, bridging the urban-rural divide. It offers affordable, anytime-anywhere learning through modern digital technologies. The platform provides an AI-enabled immersive learning experience, tailored to the needs of students, professionals, and organizations. Leveraging technology and psychology, it adapts to evolving educational demands.

ICSAS App

Initiatives for Cyber Security Aware Society (ICSAS), a mobile app, is available in 16 Indian and 7 international languages i.e. French, Spanish, German, Russian, Mandarin, Arabic & Bahasa Indonesia. It offers cybersecurity learning resources, interactive games, quizzes, and practical tools like e-certificates. The app also provides easy cyber incident reporting with GeoLocation to locate nearby police stations, network carriers, and bank helplines.

For Admission Contact

Ropar Campus	Agartala Campus	Srinagar Campus	Calicut Campus	Gorakhpur Campus	Aurangabad Campus	Patna Campus	Kohima Campus	Imphal Campus
Dr. Sarwan Singh	Sh.Niladri Das	Dr Muneer Ahmed	Dr. Vimla Mathew	Sh. Deepam Dubey	Dr. Lakshman Korra	Sh Manoj Kumar	Sh. Morimenba Amer	Dr. Angom Buboo Singh
9815621657	8794028299	9906547699	9446732691	8317093874	9404402245	9631862823	96120 01081	8415069303

@NIELITIndia
Visit us at: www.nielit.gov.in

ಗೌರಿ–ಗಣೇಶ ಹಬ್ಬದ ಸಿದ್ಧತೆ ಜೋರು • ದರ ಏರಿಕೆಯ ಬಿಸಿ • ಬಟಾಣಿ ಕೆ.ಜಿಗೆ ₹260, ಬೆಳ್ಳುಳ್ಳಿ ಕೆ.ಜಿಗೆ ₹340

ಮಾರುಕಟ್ಟೆಯಲ್ಲಿ ಹಬ್ಬದ ಖರೀದಿ ಭರಾಟೆ

• ಖಲೀಲಅಹ್ಮದ ಶೇಖ

ಬೆಂಗಳೂರು: ಗೌರಿ ಗಣೇಶ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಲು ನಗರದ ಜನತೆ ಸಜ್ಜಾಗುತ್ತಿದ್ದು, ಹಬ್ಬಕ್ಕೆ ಬೇಕಾಗಿರುವ ಮೂರ್ತಿಗಳು, ಹೂವು, ಹಣ್ಣು, ಪೂಜಾ ಸಾಮಗ್ರಿಗಳು, ಅಗತ್ಯ ವಸ್ತುಗಳ ಖರೀದಿ ಸಂಭ್ರಮ ಬುಧವಾರವೇ ಜೋರಾಗಿತ್ತು.

ವರಮಹಾಲಕ್ಷ್ಮಿ ಹಬ್ಬದ ವೇಳೆ ಗಗನಕ್ಕೇರಿದ್ದ ಹೂವು-ಹಣ್ಣು ಬೆಲೆ ಈಗ ಸ್ವಲ್ಪ ಇಳಿದಿದೆ. ಗೌರಿ-ಗಣೇಶ ಹಬ್ಬಕ್ಕೆ ಕೆಲ ತರಕಾರಿಗಳ ಬೆಲೆ ಹೆಚ್ಚಿದ್ದರೆ, ಹಣ್ಣುಗಳ ಬೆಲೆಯಲ್ಲಿ ಹೆಚ್ಚೇನೂ ವ್ಯತ್ಯಾಸವಿಲ್ಲ. ವರ ಮಹಾಲಕ್ಷ್ಮಿ ಹಬ್ಬದಲ್ಲಿದ್ದ ಹೂವಿನ ದರ ಹೆಚ್ಚಿತ್ತು, ಈಗ ತುಸು ಇಳಿದಿದೆ.

ಕೆ.ಆರ್.ಮಾರುಕಟ್ಟೆಯಲ್ಲಿ ಬೆಳಗಿನ ಜಾವದ ವೇಳೆಗೆ ಜನ ಜಮಾಯಿಸಿದ್ದರು. ಚಿಕ್ಕಪೇಟೆಯ ಅವೆನ್ಯೂ ರಸ್ತೆ ಮತ್ತು ಸುತ್ತಮುತ್ತಲ ರಸ್ತೆಗಳಲ್ಲಿ ಜನದಟ್ಟಣೆ ಹೆಚ್ಚಿತ್ತು. ಸಂಚಾರ ದಟ್ಟಣೆಗೆ ಪೊಲೀಸರು ಹರಸಾಹಸ ಪಡುತ್ತಿದ್ದರು.

'ಬಟಾಣಿ ಪ್ರತಿ ಕೆ.ಜಿಗೆ ₹260ರಂತೆ ಮಾರಾಟವಾಗುತ್ತಿದೆ. ಈರುಳ್ಳಿ ₹60, ಹಸಿಮೆಣಸಿನಕಾಯಿ ಹಾಗೂ ಬೀನ್ಸ್ ತಲಾ ₹80ರಂತೆ ಪ್ರತಿ ಕೆ.ಜಿಗೆ ಮಾರಾಟ ವಾಗುತ್ತಿವೆ. ತರಕಾರಿಗಳ ಪೂರೈಕೆ ಹೆಚ್ಚಿದೆ. ಹೆಚ್ಚಿನ ತರಕಾರಿಗಳ ಬೆಲೆ ಸ್ಥಿರವಾಗಿದೆ' ಎಂದು ಕೆ.ಆರ್. ಮಾರುಕಟ್ಟೆಯ ತರಕಾರಿ ವ್ಯಾಪಾರಿ ಗಳಾದ ಅಕ್ರಂ, ಸುನಿಲ್ ತಿಳಿಸಿದರು.

ಕನಕಾಂಬರ ಈಗಲೂ ದುಬಾರಿ: 'ವರಮಹಾಲಕ್ಷ್ಮಿ ಹಬ್ಬದ ಅವಧಿಯಲ್ಲಿನ ದರಕ್ಕೆ ಹೋಲಿಸಿದರೆ ಗೌರಿ ಗಣೇಶನ ಹಬ್ಬಕ್ಕೆ ಹೂವಿನ ದರ ಕಡಿಮೆಯಾಗಿದೆ. ಕನಕಾಂಬರ ಮಾತ್ರ ಕೆ.ಜಿಗೆ ₹3 ಸಾವಿರದಂತೆ ಮಾರಾಟವಾಗುತ್ತಿದ್ದು, ಈಗಲೂ ದುಬಾರಿಯಾಗಿಯೇ ಉಳಿದಿದೆ.

ವರಮಹಾಲಕ್ಷ್ಮಿ ಹಬ್ಬದ ವೇಳೆ ಪ್ರತಿ ಕೆ.ಜಿ. ಕನಕಾಂಬರ ಹೂವಿನ ದರ ₹4,000 ತಲುಪಿತ್ತು. ನಂತರ ಪ್ರತಿ ಕೆ.ಜಿ.ಗೆ ₹800ಕ್ಕೆ ಕುಸಿದಿತ್ತು. ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಮತ್ತೆ ಭಾರಿ ಜಿಗಿತ ಕಂಡಿದೆ' ಎಂದು ಕೆ.ಆರ್. ಮಾರುಕಟ್ಟೆಯ ಹೂವಿನ ವ್ಯಾಪಾರಿಗಳಾದ ಶಬ್ಬೀರ್ ಮತ್ತು ಸುಹಾಸ್ ಹೇಳಿದರು.

'ಮಲ್ಲಿಗೆ ಹೂವು ಕೆ.ಜಿಗೆ ₹600ರಂತೆ ಮಾರಾಟವಾಗುತ್ತಿದೆ. ಹೂವಿನ ದರಗಳಲ್ಲಿ ಗುರುವಾರ ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ' ಎಂದು ಅವರು ತಿಳಿಸಿದರು.

ಗರಿಕೆ, ಬೇಲದ ಹಣ್ಣು, ಎಕ್ಕದ ಹೂವಿನಹಾರಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿತ್ತು. ಜತೆಗೆ ಬಾಳೆಕಂದು, ಹೂವಿನಹಾರ, ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಹೆಚ್ಚಾಗಿತ್ತು. ಎಕ್ಕದ ಹಾರಕ್ಕೆ ₹50, ಗರಿಕೆ ಕಟ್ಟು ಒಂದಕ್ಕೆ ₹30 ಇತ್ತು. ಪ್ರದೇಶವಾರು ದರದಲ್ಲಿ ವ್ಯತ್ಯಾಸವಿದೆ.

ಗಾಂಧಿ ಬಜಾರ್, ಜಯನಗರ, ಬಸವನಗುಡಿ, ಬನಶಂಕರಿ, ರಾಜಾಜಿನಗರ, ಮಲ್ಲೇಶ್ವರ ಸೇರಿ ನಗರದ ವಿವಿಧ ಭಾಗಗಳಲ್ಲಿ ಹೂವು, ಹಣ್ಣಿನ ತಾತ್ಕಾಲಿಕ ಮಳಿಗೆಗಳು, ಗಣಪತಿ ಮೂರ್ತಿಗಳನ್ನು ಮಾರಾಟ ಮಾಡುವ ಅಂಗಡಿಗಳು ತಲೆ ಎತ್ತಿವೆ.

ಮಾರುಕಟ್ಟೆಗೆ ಬಗೆ-ಬಗೆಯ ಗೌರಿ-ಗಣೇಶ ಮೂರ್ತಿಗಳು ಬಂದಿವೆ. ಬುಧವಾರದಿಂದಲೇ ಗೌರಿ, ಗಣೇಶ ಮೂರ್ತಿಗಳ ಮಾರಾಟದ ಭರಾಟೆ ಜೋರಾಗಿದೆ. ಮತ್ತೊಂದೆಡೆ ಗೌರಿ ಹಬ್ಬ ಆಚರಿಸುವವರು ಗಜಗೌರಿ, ಮಡಿಗೌರಿ ಮತ್ತಿತರ ಬಗೆಯ ಗೌರಿಯ ಮೂರ್ತಿಗಳನ್ನು ಮಹಿಳೆಯರು ಖರೀದಿಸಿದರು.

ಕೆ.ಆರ್.ಮಾರುಕಟ್ಟೆಯಲ್ಲಿ ಬುಧವಾರ ಕಂಡುಬಂದ ಖರೀದಿ ಭರಾಟೆ ಪ್ರಜಾವಾಣಿ ಚಿತ್ರಗಳು: ರಂಜು ಪಿ.

ಹಣ್ಣುಗಳ ದರ ಪ್ರತಿ ಕೆ.ಜಿಗೆ

ಸೇಬು	150	220
ದಾಳಿಂಬೆ	100	160
ಏಲಕ್ಕಿಬಾಳೆ	60	120
ಸೀತಾಫಲ	80	100
ಸಪೋಟ	80	100
ದ್ರಾಕ್ಷಿ	150	200
ಅನಾನಸ್	80ಕ್ಕೆ ಎರಡು	

ಹೂವುಗಳ ದರ ಪ್ರತಿ ಕೆ.ಜಿ.ಗೆ. ₹ ಗಳಲ್ಲಿ (ಕೆ.ಆರ್.ಮಾರುಕಟ್ಟೆ)

	ಕಳೆದ ವಾರ	ಈ ವಾರ
ಕನಕಾಂಬರ	800	3,000
ಮಲ್ಲಿಗೆ	300	600
ಗುಲಾಬಿ	150	250
ಸೇವಂತಿಗೆ	100	180
ಸುಗಂಧರಾಜ	100	240

ನಗರದ ಕೆ.ಆರ್. ಮಾರುಕಟ್ಟೆಯಲ್ಲಿ ಗೌರಿ–ಗಣೇಶ ಹಬ್ಬದ ಅಂಗವಾಗಿ ಬುಧವಾರ ಸಾರ್ವಜನಿಕರು ತರಕಾರಿ ಖರೀದಿಸಿದರು

ಕೊತ್ತಂಬರಿ ಕಟ್ಟಿಗೆ ₹60

ರಾಜ್ಯದಲ್ಲಿ ಇತ್ತೀಚಿಗೆ ಸುರಿದ ಸತತ ಮಳೆಯಿಂದಾಗಿ ಸೊಪ್ಪಿನ ಬೆಳೆಗೆ ಹಾನಿಯಾಗಿದ್ದು, ಗ್ರಾಹಕರನ್ನೂ ಬಾಧಿಸತೊಡಗಿದೆ. ಕೊತ್ತಂಬರಿ ಪ್ರತಿ ಕಟ್ಟಿಗೆ ₹60ರಂತೆ ಮಾರಾಟವಾಗುತ್ತಿದೆ.

ಕೆಲದಿನಗಳ ಹಿಂದೆ ಪ್ರತಿ ಕಟ್ಟಿಗೆ ₹20 ಇತ್ತು. ಮಾರುಕಟ್ಟೆಗೆ ಆವಕ ಕುಗ್ಗಿರುವುದು ಬೆಲೆ ಏರಿಕೆಗೆ ಕಾರಣ ಎಂದು ಎಪಿಎಂಸಿ ವರ್ತಕರು ಮತ್ತು ಕೆ. ಆರ್.ಮಾರ್ಕೆಟ್ ಸೊಪ್ಪಿನ ವ್ಯಾಪಾರಿಗಳು ತಿಳಿಸಿದರು.

'ಮಳೆ ಕಾರಣಕ್ಕೇ ಸೊಪ್ಪಿನ ಬೆಲೆ ಏರಿದೆ. ನಾಟಿ ಕೊತ್ತಂಬರಿ ಆವಕ ಕಡಿಮೆಯಾಗಿದೆ. ದಪ್ಪನೆಯ ಕಟ್ಟು ₹50–60 ಹಾಗೂ ಸಬ್ಬಸಿಗೆ ಮತ್ತು ಮೆಂತ್ಯೆ ಪ್ರತಿ ಕಟ್ಟಿಗೆ ₹30 ಇತ್ತು' ಎಂದು ಸೊಪ್ಪಿನ ವ್ಯಾಪಾರಿ ಗಿರಿಜಾ ಅವರು 'ಪ್ರಜಾವಾಣಿ'ಗೆ ತಿಳಿಸಿದರು.

ಪ್ರತಿ ಕಟ್ಟಿಗೆ

ಕೊತ್ತಂಬರಿ	20	60
ಪಾಲಕ್	10	20
ಸಬ್ಬಸಿಗೆ	20	30
ಮೆಂತ್ಯೆ	20	30
ಪುದೀನ	10	20

ತರಕಾರಿ ದರಗಳು ಪ್ರತಿ ಕೆಜಿಗೆ

ಕ್ಯಾರೆಟ್	50	60
ಕ್ಯಾಪ್ಸಿಕಮ್	40	60
ಈರುಳ್ಳಿ	50	60
ಬೀನ್ಸ್	60	80
ಟೊಮೆಟೊ	40	20
ಆಲೂಗಡ್ಡೆ	25	30
ಬೀಟ್‌ರೂಟ್	40	40
ಹಾಗಲಕಾಯಿ	50	60
ಬೂದುಕುಂಬಳ	60	50
ಹೀರೇಕಾಯಿ	50	60
ಜವಳಿಕಾಯಿ	40	50
ಮೆಣಸಿನಕಾಯಿ	100	80
ಬಟಾಣಿ	200	260
ಬೆಳ್ಳುಳ್ಳಿ	220	340
ಶುಂಠಿ	120	150

ಹಬ್ಬದ ವಿಶೇಷ

ಬಾಳೆಕಂದು ಜೋಡಿಗೆ	60
ಮಾವಿನ ತೋರಣ	20
100 ವೀಳ್ಯದೆಲೆಗೆ	100
ಗರಿಕೆ	30
ಬಿಲ್ವಪತ್ರೆ	20

ಸುದ್ದಿ 2 ನಿಮಿಷ

ಅ.3ರಿಂದ ನಾಟಕ ರಚನಾ ಶಿಬಿರ

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯು ಶಿವಮೊಗ್ಗದ ಕುಪ್ಪಳ್ಳಿಯಲ್ಲಿರುವ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದಲ್ಲಿ ಅಕ್ಟೋಬರ್ 3ರಿಂದ 7ರವರೆಗೆ ರಾಜ್ಯಮಟ್ಟದ ನಾಟಕ ರಚನಾ ಶಿಬಿರ ಆಯೋಜಿಸಿದೆ.

ಈಗಾಗಲೇ ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಹೆಸರು ಮಾಡಿರುವ, 18 ರಿಂದ 40 ವರ್ಷದೊಳಗಿನ 20 ಬರಹಗಾರರಿಗೆ ಈ ಶಿಬಿರದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ನಾಡಿನ ಪ್ರಮುಖ ನಾಟಕಕಾರರು ಹಾಗೂ ಕಲಾವಿದರು ಶಿಬಿರದಲ್ಲಿ ಭಾಗವಹಿಸಿ, ಮಾರ್ಗದರ್ಶನ ನೀಡಲಿದ್ದಾರೆ ಎಂದು ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ತಿಳಿಸಿದ್ದಾರೆ.

ಆಸಕ್ತರು ಇದೇ 17ರೊಳಗೆ ಅರ್ಜಿಯನ್ನು ನಿರ್ಮಲಾ ಮಠಪತಿ, ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ಕನ್ನಡ ಭವನ, ನೆಲಮಹಡಿ, ಚಾಲುಕ್ಯ ವಿಭಾಗ, ಜೆ.ಸಿ. ರಸ್ತೆ, ಬೆಂಗಳೂರು–560 002 ಈ ವಿಳಾಸಕ್ಕೆ ಕಳುಹಿಸಬೇಕು. ಮೊದಲು ಅರ್ಜಿ ಕಳಿಸಿದವರಿಗೆ ಆದ್ಯತೆ ನೀಡಲಾಗುವುದು. ಶಿಬಿರಾರ್ಥಿಗಳ ನೋಂದಣಿ ಮತ್ತು ಪ್ರವೇಶ ಉಚಿತವಾಗಿ ರಲಿದೆ ಎಂದು ಹೇಳಿದ್ದಾರೆ. ಸಂಪರ್ಕಕ್ಕೆ ದೂರವಾಣಿ ಸಂಖ್ಯೆ: 080–22244176 ಅಥವಾ 22237484

ಮೇಕೆದಾಟಿನಿಂದ ತಮಿಳುನಾಡಿಗೆ ಹೆಚ್ಚು ಉಪಯೋಗ: ಡಿಸಿಎಂ

ಬೆಂಗಳೂರು: 'ಮೇಕೆದಾಟು ಯೋಜನೆ ಸಾಕಾರಗೊಂಡರೆ ಕರ್ನಾಟಕ ಕ್ಕಿಂತ ತಮಿಳುನಾಡಿನ ಜನತೆಗೆ ಹೆಚ್ಚು ಉಪಯೋಗ' ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ತಮಿಳುನಾಡಿನ ಚೆನ್ನೈನಲ್ಲಿರುವ ಶ್ರೀನಿವಾಸ ಘನ ತ್ಯಾಜ್ಯ ನಿರ್ವಹಣೆ ಘಟಕಕ್ಕೆ ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ಘನ ತ್ಯಾಜ್ಯ ನಿರ್ವಹಣೆ ಹಾಗೂ ಕಸದಿಂದ ಅನಿಲ ಉತ್ಪಾದನೆಯ ಬಗ್ಗೆ ತಿಳಿದುಕೊಳ್ಳಲು 15 ಮಂದಿ ಅಧಿಕಾರಿಗಳೊಂದಿಗೆ ಬಂದಿದ್ದೇನೆ. ಇಲ್ಲಿನ ಉತ್ತಮ ಅಂಶಗಳನ್ನು ನಮ್ಮ ರಾಜ್ಯದಲ್ಲೂ ಅಳವಡಿಸಿ ಕೊಳ್ಳಲಾಗುವುದು' ಎಂದರು.

'ನಮ್ಮಲ್ಲಿಯೂ 10 ಕಡೆ ಕಸದಿಂದ ವಿದ್ಯುತ್ ಉತ್ಪಾದನೆಗೆ ಅವಕಾಶ ನೀಡಲಾಗಿತ್ತು. ಅನೇಕ ಕಡೆ ಘನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಯಶಸ್ಸು ಕಂಡಿಲ್ಲ. ಇಲ್ಲಿ ನಗರದ ಮಧ್ಯದಲ್ಲೇ ಸಿಎನ್‌ಜಿ ಉತ್ಪಾದನಾ ಘಟಕವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ' ಎಂದು ಹೇಳಿದರು. ಬಿಬಿಎಂಪಿ ಆಡಳಿತಾಧಿಕಾರಿ ಎಸ್.ಆರ್. ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತರಿದ್ದರು.

ಗಣೇಶೋತ್ಸವದ ಪ್ರಸಾದ ತಯಾರಕರ ಪರವಾನಗಿ ಪರಿಶೀಲನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಗಣೇಶೋತ್ಸವದ ವೇಳೆ ಪ್ರಸಾದ ತಯಾರಿಸುವ ವ್ಯಕ್ತಿ ಅಥವಾ ಸಂಸ್ಥೆಯು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ನೋಂದಣಿ, ಪರವಾನಗಿ ಹೊಂದಿರುವ ಬಗ್ಗೆ ಖಚಿತಪಡಿಸಿ ಕೊಳ್ಳಬೇಕು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಅಂಕಿತಾಧಿಕಾರಿಗಳಿಗೆ ಸೂಚಿಸಿದೆ.

ಈ ಬಗ್ಗೆ ಇಲಾಖೆ ಆಯುಕ್ತರು ಪತ್ರ ಬರೆದಿದ್ದಾರೆ. ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳಗಳಲ್ಲಿ ಹೆಚ್ಚು ಭಕ್ತಾದಿಗಳು ಪಾಲ್ಗೊಳ್ಳುತ್ತಾರೆ. ಅಲ್ಲಿ ವಿತರಿಸುವ ಆಹಾರವನ್ನು ಪ್ರಸಾದವಾಗಿ ಸೇವಿಸುತ್ತಾರೆ. ಆದ್ದರಿಂದ ಪ್ರಸಾದದ ನೈರ್ಮಲ್ಯ, ಗುಣಮಟ್ಟ, ಸುರಕ್ಷತೆ ಖಚಿತ ಪಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ಮೂರ್ತಿಗಳ ಪ್ರತಿಷ್ಠಾಪನೆಗೆ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ನೀಡುವಾಗ ಎಫ್‌ಎಸ್‌ಎಸ್‌ಎಐನಿಂದ ಪರವಾನಗಿ ಪಡೆದ ವ್ಯಕ್ತಿ, ಸಂಸ್ಥೆಯಿಂದ ಪ್ರಸಾದ ತಯಾರಿಸಲಾಗುತ್ತಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪತ್ರದಲ್ಲಿ ನಿರ್ದೇಶನ ನೀಡಲಾಗಿದೆ.

ಬಿಜೆಪಿ ಟೀಕೆ

ಬೆಂಗಳೂರು: ಗಣೇಶೋತ್ಸವ ಪೆಂಡಾಲ್‌ಗಳಲ್ಲಿ ಪ್ರಸಾದವಾಗಿ ವಿತರಿಸುವ ಆಹಾರಗಳ ಶುಚಿತ್ವ, ಗುಣಮಟ್ಟ ಮತ್ತು ಸುರಕ್ಷತೆ ಖಾತರಿಗೆ ಎಫ್‌ಎಸ್‌ಎಸ್‌ಎಐ ಪರವಾನಗಿ ಪಡೆದ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಖಚಿತತೆ ಕುರಿತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹೊರಡಿಸಿರುವ ಆದೇಶವನ್ನು ಬಿಜೆಪಿ ಟೀಕಿಸಿದೆ.

'ಎಕ್ಸ್'ನಲ್ಲಿ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ, 'ಇದು ಸಿದ್ದರಾಮಯ್ಯನವರ ಓಲೈಕೆ ರಾಜಕಾರಣದ ಪರಾಕಾಷ್ಠೆ. ಈ ಆದೇಶ ಹಿಂದೂಗಳ ಮನಸ್ಸನ್ನು ಘಾಸಿಗೊಳಿಸಿದೆ' ಎಂದು ಹೇಳಿದೆ.

ಹಬ್ಬದ ಆಚರಣೆಗೆ ಇಂಥ ವಿಘ್ನಾದೇಶಗಳನ್ನು ಹೊರಡಿಸುವ ಹಕೀಕತ್ತು ಏನಿದೆ? ನಿಮ್ಮ ಓಲೈಕೆಗೂ ಒಂದು ಮಿತಿ ಇರಲಿ' ಎಂದು ಕಿಡಿಕಾರಿದೆ.

ಗಣೇಶೋತ್ಸವ: ಬೆಸ್ಕಾಂನಿಂದ ಮಾರ್ಗಸೂಚಿ

ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಉಪ ವಿಭಾಗ ಕಚೇರಿ ಸಂಪರ್ಕಿಸಲು ಸಲಹೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಆಯಾ ಉಪ ವಿಭಾಗಗಳ ಅಧಿಕಾರಿಗಳನ್ನು ಸಂಪರ್ಕಿಸಲು ಬೆಸ್ಕಾಂ ತಿಳಿಸಿದೆ.

'ಸ್ಥಳೀಯ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ನಿಯಮಾನುಸಾರ ತಾತ್ಕಾಲಿಕ ವಿದ್ಯುತ್ ಸಂಪರ್ಕ ಕಲ್ಪಿಸಲು ಉಪ ವಿಭಾಗಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ' ಎಂದು ಬೆಸ್ಕಾಂ ಹೇಳಿಕೆ ನೀಡಿದೆ.

'ಸಾರ್ವಜನಿಕರು ಹಬ್ಬದ ವೇಳೆ ಸುರಕ್ಷತೆಗೂ ಕಾಳಜಿವಹಿಸಬೇಕು. ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಸೂಚಿಸಿದ್ದು, ತಪ್ಪದೇ ಪಾಲಿಸುವ ಮೂಲಕ ವಿದ್ಯುತ್ ಅವಘಡಗಳನ್ನು ತಪ್ಪಿಸಬೇಕು' ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಮನವಿ ಮಾಡಿದ್ದಾರೆ.

ಸುರಕ್ಷತಾ ಕ್ರಮಗಳು

- ಹಬ್ಬಕ್ಕೆ ತೋರಣ, ಪೆಂಡಾಲ್, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ.
- ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎಂದು ಪರೀಕ್ಷಿಸಿ ಕೊಳ್ಳಿ.
- ಸೀರಿಯಲ್ ಲೈಟ್ ಹಾಗೂ ದೀಪಗಳನ್ನು ಹಾಕುವಾಗ ವಿದ್ಯುತ್ ಕಂಬದಿಂದ ಸಂಪರ್ಕ ಪಡೆಯಬಾರದು.
- ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನ ಕಟ್ಟಬಾರದು.
- ಗಣೇಶ ಮೂರ್ತಿಯ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ ವಿರಬೇಕು. ವಿದ್ಯುತ್ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡಬಾರದು.
- ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಬೆಸ್ಕಾಂನ ಆಯಾ ಉಪ ವಿಭಾಗದ ಅಧಿಕಾರಿಗಳ ಗಮನಕ್ಕೆ ತಂದರೆ, ಅವರು ಅಗತ್ಯ ನೆರವು ಒದಗಿಸುತ್ತಾರೆ.
- ತುಂಡಾದ ತಂತಿ, ವಿದ್ಯುತ್ ಕಿಡಿ ಗಮನಕ್ಕೆ ಬಂದರೆ, 1912 ಸಹಾಯವಾಣಿಗೆ ಕರೆ ಮಾಡಬೇಕು.
- ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ 'ಅಪಾಯ ವಲಯ' ಎಂದು ಸೂಚಿಸಬೇಕು.

ತಾತ್ಕಾಲಿಕ ಸಂಪರ್ಕ ಹೇಗೆ?

- ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವಾಗ, ಸಂಬಂಧಿತ (ಬಿಬಿಎಂಪಿ/ಬಿಡಿಎ/ಗ್ರಾಮ ಪಂಚಾಯಿತಿ/ಆರಕ್ಷಕ ಠಾಣೆ ಹಾಗೂ ಇನ್ನಿತರ) ಸಕ್ಷಮ ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿರಬೇಕು.
- ನಿರಾಕ್ಷೇಪಣಾ ಪತ್ರ ಪಡೆದ ನಂತರ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಥವಾ ಸಹಾಯಕ ಎಂಜಿನಿಯರ್‌ಗಳು ಗಣೇಶವಿಗ್ರಹ ಪ್ರತಿಷ್ಠಾಪಿಸಲು ನಿರ್ಮಿಸಿರುವ ಪೆಂಡಾಲ್ ಅಥವಾ ಸಮಾರಂಭ ಸ್ಥಳದ ಸುರಕ್ಷತೆಯನ್ನು ಖಾತ್ರಿ ಪಡಿಸಿಕೊಳ್ಳಬೇಕು.
- ವೈರಿಂಗ್ ಸುರಕ್ಷತೆ, ಎಂ.ಸಿ.ಬಿ ಮತ್ತು ಇಐಎ ಅಳವಡಿಕೆಯ ಬಗ್ಗೆ ನೋಂದಾಯಿತ ವಿದ್ಯುತ್ ಗುತ್ತಿಗೆದಾರರಿಂದ ವೈರಿಂಗ್ ಸಮಾಪನ ವರದಿ ಪಡೆದು ಸ್ಥಳ ಪರಿಶೀಲಿಸಿದ ನಂತರವೇ ಸಂಪರ್ಕ ಕಲ್ಪಿಸಲಾಗುವುದು.
- ತಾತ್ಕಾಲಿಕ ವಿದ್ಯುತ್ ಸಂಪರ್ಕದ ನಿರೀಕ್ಷಿತ ಸಮಯ ಮುಗಿದ ಬಳಿಕ ಅಂತಿಮ ರೀಡಿಂಗ್ ನಮೂದಿಸಿ ಮಾಪಕ ವಾಪಸ್ ನೀಡಬೇಕು.

ತೆಲಂಗಾಣ: ಕೋಮು ಘರ್ಷಣೆ ಕಲ್ಲುತೂರಾಟ, ಉದ್ವಿಗ್ನ ಸ್ಥಿತಿ

ಪ್ರಜಾವಾಣಿ ವಾರ್ತೆ

ಹೈದರಾಬಾದ್: ತೆಲಂಗಾಣದ ಕೋಮರಂ ಭೀಮ್ ಅಸಿಫಾಬಾದ್ ಜಿಲ್ಲೆಯ ಜೈನೂರ್ ಪಟ್ಟಣದಲ್ಲಿ ಬುಧವಾರ ಎರಡು ಗುಂಪುಗಳ ನಡುವೆ ಘರ್ಷಣೆಯು ಕೋಮು ಘರ್ಷಣೆಗೆ ತಿರುಗಿದ್ದು, ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

45 ವರ್ಷ ವಯಸ್ಸಿನ ಆದಿವಾಸಿ ಮಹಿಳೆ ಮೇಲೆ ಆಗಸ್ಟ್ 31ರಂದು ಆಟೊ ಚಾಲಕ ಮುಕ್ದುಮ್, ಅತ್ಯಾಚಾರ ಹಾಗೂ ಕೊಲೆಗೆ ಯತ್ನಿಸಿದ್ದ. ಇದನ್ನು ಖಂಡಿಸಿ ತುಡುಂ ಡೆಬ್ಬಾ ಸೇರಿದಂತೆ ವಿವಿದ ಆದಿ ವಾಸಿ ಸಂಘಟನೆಗಳು, ಜೈನೂರ್ ಬಂದ್‌ಗೆ ಕರೆ ನೀಡಿದ್ದವು. ಕೃತ್ಯದ ಸಂಬಂಧ ಆಟೊ ಚಾಲಕನ ಪೊಲೀಸರು ವಶಕ್ಕೆ ಪಡೆದಿದ್ದರು. ಕೃತ್ಯವನ್ನು ಖಂಡಿಸಿ ಆದಿವಾಸಿ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು.

ಬುಧವಾರ ಮಧ್ಯಾಹ್ನ ಒಂದು ಹಂತದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಆರಂಭವಾಗಿದೆ. ಪರಸ್ಪರರಿಗೆ ಸೇರಿದ್ದ ಆಸ್ತಿಗಳಿಗೆ ಹಾನಿಗೆ ಮುಂದಾಗಿದ್ದಾರೆ. ಕಲ್ಲು ತೂರಾಟ, ಬೆಂಕಿ ಹಚ್ಚುವಿಕೆ ಕೃತ್ಯಗಳೂ ನಡೆದವು.

'ಪರಿಸ್ಥಿತಿ ಸದ್ಯ ನಿಯಂತ್ರಣದಲ್ಲಿದೆ. ಮುಂಜಾಗ್ರತೆಯಾಗಿ ಘರ್ಷಣೆ ನಡೆದ ವ್ಯಾಪ್ತಿಯಲ್ಲಿ ಇಂಟರ್‌ನೆಟ್ ಸಂಪರ್ಕಕ್ಕೆ ನಿರ್ಬಂಧ ಹೇರಲಾಗಿದೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘರ್ಷಣೆ ಬಾಧಿತ ಪ್ರದೇಶಗಳಲ್ಲಿ ಪೊಲೀಸರು ಗಸ್ತು ನಡೆಸಿದರು.

ಅತ್ಯಾಚಾರ ಪ್ರಕರಣ ಆರೋಪಿಯನ್ನು ಈಗಾಗಲೇ ಬಂಧಿಸಿದ್ದು, ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ. ನಾಗರಿಕರು ಪ್ರಚೋದನೆಗೆ ಒಳಗಾಗದೇ ಸಂಯಮ ಕಾಯ್ದುಕೊಳ್ಳಬೇಕು ಎಂದು ಉಭಯ ಸಮುದಾಯದವರಿಗೆ ಪೊಲೀಸರು ಮನವಿ ಮಾಡಿದ್ದಾರೆ.

ಅರಣ್ಯವಾಸಿಗಳ ಪರ ಪ್ರಮಾಣಪತ್ರ ಸಲ್ಲಿಸಲು ಆಗ್ರಹ

ಬೆಂಗಳೂರು: ಮೂರು ಎಕರೆವರೆಗಿನ ಒತ್ತುವರಿ ಪ್ರಕರಣಗಳ ತೆರವು ಕಾರ್ಯಾಚರಣೆ ಕೈಬಿಟ್ಟು, ಅರಣ್ಯ ವಾಸಿಗಳ ಪರ ಸುಪ್ರೀಂಕೋರ್ಟ್‌ಗೆ ರಾಜ್ಯ ಸರ್ಕಾರವೇ ಪ್ರಮಾಣಪತ್ರ ಸಲ್ಲಿಸಬೇಕು ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಒತ್ತಾಯಿಸಿದರು.

ಕಾನೂನು ಸಚಿವ ಎಚ್.ಕೆ. ಪಾಟೀಲ ಅವರಿಗೆ ಬುಧವಾರ ಮನವಿ ಸಲ್ಲಿಸಿದ ಅವರು, 'ಅರಣ್ಯವಾಸಿಗಳ ಪರ ಸರ್ಕಾರ ಈ ಹಿಂದೆ ಪ್ರಕಟಿಸಿದ್ದ ನಿಲುವಿನಂತೆ ನಡೆದುಕೊಳ್ಳಬೇಕು. ಒತ್ತುವರಿ ಭೂಮಿ, ಪಟ್ಟಾ ಭೂಮಿ ಸೇರಿ ಮೂರು ಎಕರೆಗಿಂತ ಕಡಿಮೆ ಇರುವ ಒತ್ತುವರಿ ತೆರವು ಗೊಳಿಸದಂತೆ ಅರಣ್ಯ ಸಚಿವರ ಸೂಚನೆ ಸ್ವಾಗತಾರ್ಹ.ಇದನ್ನು ಸುಪ್ರೀಂ ಕೋರ್ಟ್‌ಗೂ ಮನವರಿಕೆ ಮಾಡಿಕೊಡಬೇಕು' ಎಂದರು.

'ಅರಣ್ಯ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಗಳು ತಿರಸ್ಕೃತವಾಗಿದ್ದಲ್ಲಿ ಅರ್ಜಿದಾರರನ್ನು ಒಕ್ಕಲೆಬ್ಬಿಸಬೇಕು. ಅತಿಕ್ರಮಣ ಪ್ರದೇಶದಲ್ಲಿ ಮತ್ತೆ ಅರಣ್ಯ ಬೆಳೆಸಲು ಕೋರಿ ಪರಿಸರವಾದಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ವಿಷಯದಲ್ಲಿ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಲು ಒತ್ತಾಯಿಸಿದರು.

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಆಹ್ವಾನ

ಬೆಂಗಳೂರು: ಜಸ್ಟೀಸ್ ಹೊಂಬೇಗೌಡ ಸೇವಾ ಸಮಿತಿ ಐ.ಟಿ.ಐ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2024ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 80ರಷ್ಟು ಅಂಕ ಪಡೆದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ಸೆಪ್ಟೆಂಬರ್ 20ರೊಳಗೆ ಅರ್ಜಿ ಸಲ್ಲಿಸ ಬಹುದು ಎಂದು ಪ್ರಕಟಣೆ ತಿಳಿಸಿದೆ. ವಿಳಾಸ: ವಿ. ಶ್ರೀನಿವಾಸ ಬಾಬು, ನಂ. 28, 4ನೇ ಮುಖ್ಯರಸ್ತೆ, ಕೆ.ಎಚ್.ಎಂ. ಬ್ಲಾಕ್, ಗಂಗಾನಗರ, ಬೆಂಗಳೂರು–560032, ಮಾಹಿತಿಗೆ: 94807 06838ಗೆ ಸಂಪರ್ಕಿಸಬಹುದು.

'ಕೈಗಾರಿಕೆಗೆ ಫಲವತ್ತಾದ ಭೂಮಿ ಬೇಡ'

ಪ್ರಜಾವಾಣಿ ವಾರ್ತೆ

ದಾಬಸ್‌ಪೇಟೆ: 'ರಾಜ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ರೈತರ ವಿರೋಧವಿಲ್ಲ. ಆದರೆ, ಅದಕ್ಕಾಗಿ ಫಲವತ್ತಾದ ಕೃಷಿ ಜಮೀನುಗಳನ್ನು ಪಡೆಯುತ್ತಿರುವುದು ಸರಿಯಲ್ಲ' ಎಂದು ಭಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯದರ್ಶಿ ಗಂಗಾಧರ್ ಕಾಸರಘಟ್ಟ ಅಭಿಪ್ರಾಯಪಟ್ಟರು.

ತ್ಯಾಮಗೊಂಡ್ಲು ಹೋಬಳಿ ಕೊಡಿಗೇಹಳ್ಳಿ ಪಂಚಾಯಿತಿ ವ್ಯಾಪ್ತಿಯ ಹತ್ತುಕುಂಟೆ ಪಾಳ್ಯದಲ್ಲಿ ನಡೆದ ರೈತರ ಸಭೆಯಲ್ಲಿ ಅವರು ಮಾತನಾಡಿದರು.

'ಕೃಷಿ ಭೂಮಿಗೆ ಬದಲಾಗಿ ರಾಜ್ಯದ ವಿವಿಧ ಭಾಗಗಳಲ್ಲಿರುವ ಸುಮಾರು 22 ಸಾವಿರ ಹೇಕ್ಟೆರ್‌ನಷ್ಟು ಬಂಜರು ಭೂಮಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಬೇಕು' ಎಂದು ಹೇಳಿದರು.

ಶಾಂತಲಾ ರೈತ ಉತ್ಪಾದಕ ಸಂಘದ ಅಧ್ಯಕ್ಷ ಜಿ.ಮಂಜುನಾಥ್ ಮಾತನಾಡಿ, 'ಈ ಭಾಗದಲ್ಲಿನ ಬಹುತೇಕ ರೈತರು ಸಣ್ಣಹಿಡುವಳಿದಾರರು. ಕೃಷಿ ಮತ್ತು ಹೈನುಗಾರಿಕೆಯಿಂದ ಬರುವ ಅಲ್ಪ ಆದಾಯವೇ ಜೀವನೋಪಾಯಕ್ಕೆ ಮಾರ್ಗವಾಗಿದೆ. ಹೀಗಿರುವಾಗ ಸರ್ಕಾರ ಅಂತಹ ರೈತರ ಜಮೀನುಗಳನ್ನು ಸ್ವಾಧೀನ ಮಾಡಿಕೊಂಡರೆ ಅವರು ಜೀವನ ಸಾಗಿಸುವುದು ಕಷ್ಟವಾಗುತ್ತದೆ' ಎಂದರು.

ಮುಖಂಡ ಬಳ್ಳಗೆರೆಯ ಬಿ.ಎಚ್.ರಾಜು ಮಾತನಾಡಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ದೇವರಾಜು, ತಾಲೂಕು ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಕೆ.ಆರ್. ಚನ್ನೇಗೌಡ, ರೈತರಾದ ಪುಟ್ಟಣ್ಣ, ಲಕ್ಷ್ಮಣ, ದಾಸೆಗೌಡ, ರಮೇಶ್, ಪುಟ್ಟಲಿಂಗಯ್ಯ, ಕೃಷ್ಣಪ್ಪ, ಮಾಳಯ್ಯ, ಅಂಜಿನಪ್ಪ, ಗೌಡಪ್ಪ, ನಾರಾಯಣ ಗೌಡ, ಪುಟ್ಟರಾಜು ಸೇರಿದಂತೆ ರೈತರು ಭಾಗವಹಿಸಿದ್ದರು.

ದೇವನಹಳ್ಳಿ ಬಳಿ 35 ಎಕರೆ ಭೂಪ್ರದೇಶದಲ್ಲಿ ಬೃಹತ್ ಘಟಕ ಸ್ಥಾಪನೆಗೆ ಏರ್ ಇಂಡಿಯಾ ಕ್ರಮ

ಎಂಆರ್‌ಒ ಘಟಕ ನಿರ್ಮಾಣಕ್ಕೆ ಚಾಲನೆ

ಬೆಂಗಳೂರು: ಬೆಂಗಳೂರಿನಲ್ಲಿ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಸಂಪೂರ್ಣ ನವೀಕರಣದ (ಎಂಆರ್‌ಒ) ಬೃಹತ್ ಘಟಕ ನಿರ್ಮಾಣಕ್ಕೆ ದೇವನಹಳ್ಳಿ ಬಳಿ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಬುಧವಾರ ಚಾಲನೆ ನೀಡಿದೆ.

ಶೀಘ್ರದಲ್ಲಿಯೇ ಕಾರ್ಯಾರಂಭ ಮಾಡಲಿರುವ ಈ ಎಂಆರ್‌ಒ ಘಟಕವನ್ನು ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ 35 ಎಕರೆ ಭೂಪ್ರದೇಶದಲ್ಲಿ ನಿರ್ಮಿಸ ಲಾಗುವುದು. ಏರ್ ಇಂಡಿಯಾ ತನ್ನ ವಿಮಾನಗಳನ್ನು ಆಧುನೀಕರಿ ಸುತ್ತಿರುವುದರ ಜೊತೆಗೆ ತನ್ನ ಜಾಗತಿಕ ಕಾರ್ಯಾಚರಣೆಯನ್ನು ವಿಸ್ತರಿಸುತ್ತಿರುವುದರಿಂದ ಈ ಘಟಕವು ಏರ್ ಇಂಡಿಯಾ ಸಮೂಹದ ವಿಮಾನಗಳ ನಿರ್ವಹಣಾ ಸೇವೆಗಳಿಗೆ ಪ್ರಮುಖ ಕೇಂದ್ರವಾಗಿರಲಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

ಈ ಎಂಆರ್‌ಒ ಕೇಂದ್ರವು ಪೂರ್ಣಗೊಂಡ ನಂತರ, ಭಾರತದಲ್ಲಿ ಪರಿಣತ 1,200 ವಿಮಾನಯಾನ ಎಂಜಿನಿಯರ್‌ಗಳಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆ ಇದೆ. ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ಸಣ್ಣ ಹಾಗೂ ಮಧ್ಯಮ ಉದ್ಯಮಗಳಿಗೆ (ಎಸ್‌ಎಂಇ) ಬೆಂಬಲ ನೀಡಲಿದೆ. ಈ ಹೊಸ ಉದ್ಯಮಗಳು ಮತ್ತಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ನೆರವಾಗಲಿರುವುದರ ಜೊತೆಗೆ ರಾಜ್ಯದಲ್ಲಿ ಎಂಆರ್‌ಒ ಪರಿಸರ ವ್ಯವಸ್ಥೆಯನ್ನು ಬಲಪಡಿಸಲಿವೆ. ವಿಮಾನಗಳ ನಿರ್ವಹಣೆ ಮತ್ತು ಎಂಜಿನಿಯರಿಂಗ್ ಚಟುವಟಿಕೆಗಳಿಗೆ ತರಬೇತಿ ಪಡೆದ ಸಿಬ್ಬಂದಿಯ ಲಭ್ಯತೆಗಾಗಿ ಬೆಂಗಳೂರಿನಲ್ಲಿ ನಿರ್ವಹಣಾ ತರಬೇತಿ ಸಂಸ್ಥೆ ಸ್ಥಾಪನೆ ಮಾಡುವುದಾಗಿ ಹೇಳಿದೆ.

'ತ್ವರಿತ ಗತಿಯಲ್ಲಿ ಬೆಳೆಯುತ್ತಿರುವ ಭಾರತದ ವಿಮಾನಯಾನ ಕ್ಷೇತ್ರಕ್ಕಷ್ಟೇ ಒಂದು ಮೈಲಿಗಲ್ಲು ಆಗಿರದೆ, ವಿಮಾನಯಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕಕ್ಕೂ ಸಹ ಮಹತ್ವದ ಬೆಳವಣಿಗೆಯಾಗಿದೆ. ಮುಂಬರುವ ವರ್ಷಗಳಲ್ಲಿ ಬೆಂಗಳೂರು ಜಾಗತಿಕವಾಗಿ ಪ್ರಮುಖ ವಿಮಾನಯಾನ ಕೇಂದ್ರವಾಗಿ ಹೊರಹೊಮ್ಮಲಿದೆ' ಎಂದು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಹೇಳಿದರು.

ಬೆಂಗಳೂರಿನಲ್ಲಿ ಎಂಆರ್‌ಒ ಘಟಕ ಸ್ಥಾಪಿಸಲು ಏರ್ ಇಂಡಿಯಾ ಕರ್ನಾಟಕ ಸರ್ಕಾರದ ಜೊತೆಗೆ ಈ ವರ್ಷದ ಆರಂಭದಲ್ಲಿ ತಿಳಿವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿತ್ತು. ಈ ಘಟಕ ಅಭಿವೃದ್ಧಿಪಡಿಸಲು ಏರ್ ಇಂಡಿಯಾ ತನ್ನ ಪಾಲುದಾರ ಕಂಪನಿಯಾಗಿ ಎಸ್‌ಐಎ ಎಂಜಿನಿಯರಿಂಗ್ ಕಂಪನಿ (ಎಸ್‌ಐಎಇಸಿ) ಜೊತೆಗೂ ಒಪ್ಪಂದ ಮಾಡಿಕೊಂಡಿದೆ.

ಶಿಲಾನ್ಯಾಸ ಸಮಾರಂಭದಲ್ಲಿ ಬೆಂಗಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮರಾರ್, ಎಸ್‌ಐಎ ಎಂಜಿನಿಯರಿಂಗ್ ಕಂಪನಿಯ ಸಿಇಒ ಚಿನ್ ಯೌ ಸೆಂಗ್, ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕ ಕ್ಯಾಂಪ್‌ಬೆಲ್ ವಿಲ್ಸನ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಸಂಪೂರ್ಣ ನವೀಕರಣದ (ಎಂಆರ್‌ಒ) ಬೃಹತ್ ಘಟಕ ನಿರ್ಮಾಣಕ್ಕೆ ದೇವನಹಳ್ಳಿ ಬಳಿ ವಿಮಾನಯಾನ ಸಂಸ್ಥೆ ಏರ್ ಇಂಡಿಯಾದ ಅಧಿಕಾರಿಗಳು, ರಾಜ್ಯ ಸರ್ಕಾರದ ಅಧಿಕಾರಿಗಳು ಸೇರಿ ಇತರರು ಚಾಲನೆ ನೀಡಿದರು

'ವಿಮಾನ ತಯಾರಿಕೆಗೆ ಒತ್ತು'

ರಾಮಮೋಹನ್ ನಾಯ್ಡು

ನವದೆಹಲಿ (ಪಿಟಿಐ): ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ವಾಣಿಜ್ಯ ಬಳಕೆಯ ವಿಮಾನ ತಯಾರಿಕೆಯನ್ನು ಆರಂಭಿಸಲಾಗುವುದು. ಇದಕ್ಕಾಗಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಬುಧವಾರ ತಿಳಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಸಣ್ಣ ಪ್ರಮಾಣದಲ್ಲಿ, ಸಣ್ಣ ನಾಗರಿಕ ವಿಮಾನಗಳನ್ನು ತಯಾರಿಸುತ್ತಿದೆ. ನಾವು ವಿಮಾನಗಳನ್ನು ತಯಾರಿಸಲು ಮತ್ತು ಅವುಗಳನ್ನು ರಫ್ತು ಮಾಡುವ ದೊಡ್ಡ ತಯಾರಕರಾಗಲು ಬಯಸುತ್ತಿದ್ದೇವೆ ಎಂದು ಹೇಳಿದರು.

ವಿಮಾನಗಳ ನಿರ್ವಹಣೆ ಮತ್ತು ದುರಸ್ತಿ ಮತ್ತು ಮರುಜೋಡಣೆ ಚಟುವಟಿಕೆಗಳಿಗೆ ದೇಶದಲ್ಲಿ ಭಾರಿ ಬೇಡಿಕೆಯಿದೆ. ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಾಗರಿಕ ವಿಮಾನಯಾನ ಮಾರುಕಟ್ಟೆಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.

ಕನಿಷ್ಠ ₹31 ಸಾವಿರ ವೇತನ ನಿಗದಿಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ತಿಂಗಳಿಗೆ ಕನಿಷ್ಠ ₹31 ಸಾವಿರ ವೇತನ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಅರಸು ಭವನದ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

'ಇಲಾಖೆ ಬಾಕಿ ಉಳಿಸಿಕೊಂಡಿರುವ ಸಂಬಳವನ್ನು ಕೂಡಲೇ ಪಾವತಿಸಬೇಕು. ಹಿಂದುಳಿದ ವರ್ಗಗಳ ಇಲಾಖೆಯಲ್ಲಿ (ಬಿಸಿಎಂ) ಕೆಲಸ ಕಳೆದುಕೊಂಡ ಹೊರಗುತ್ತಿಗೆ ಸಿಬ್ಬಂದಿಯನ್ನು ಮರು ನೇಮಿಸಿ ಕೊಳ್ಳಬೇಕು. ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಇರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸಿಬ್ಬಂದಿ ಹೆಚ್ಚಿಸಬೇಕು' ಎಂದು ಪ್ರತಿಭಟನಕಾರರು ಆಗ್ರಹಿಸಿದರು.

'ಸೇವಾ ಭದ್ರತೆ ಒದಗಿಸಬೇಕು ಮತ್ತು ಕಾರ್ಮಿಕ ಕಾನೂನು ಪ್ರಕಾರ ಎಲ್ಲರಿಗೂ ವಾರದ ರಜೆ ನೀಡಬೇಕು. ಕೆಲಸದ ಸಮಯ ನಿಗದಿಪಡಿಸಬೇಕು. ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ ನೀಡಬೇಕು. ಅಡುಗೆ ಕೋಣೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಹೊಸದಾಗಿ ಪ್ರಾರಂಭ ಮಾಡುವ ವಸತಿ ನಿಲಯಗಳ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಜಾರಿಗೊಳಿಸಬೇಕು' ಎಂದು ಒತ್ತಾಯಿಸಿದರು.

ವಸಂತನಗರದ ಅರಸುಭವನದ ಮುಂಭಾಗದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಿದರು.

ಪ್ರತಿಭಟನೆಯಲ್ಲಿ ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯ ಮಾತಿನ ಚಕಮಕಿ ನಡೆಯಿತು ಪ್ರಜಾವಾಣಿ ಚಿತ್ರ

ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಕ್ರಮ

ಹಬ್ಬ: 22 ವಿಶೇಷ ರೈಲು ಸಂಚಾರ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ರಾಜ್ಯದ ವಿವಿಧೆಡೆ ಒಟ್ಟು 22 ವಿಶೇಷ ರೈಲುಗಳನ್ನು ಕಾರ್ಯಾಚರಣೆ ನಡೆಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ಗೌರಿ–ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರು ಎಸ್‌ಎಂವಿಟಿಯಿಂದ ಕಲಬುರಗಿಗೆ ಸೆಪ್ಟೆಂಬರ್ 5, 6 ಮತ್ತು 7ರಂದು ರಾತ್ರಿ 9.15ಕ್ಕೆ ವಿಶೇಷ ರೈಲು ಹೊರಡಲಿದೆ. ಸೆ.6, 7 ಮತ್ತು 8ರಂದು ರಾತ್ರಿ 9.35ಕ್ಕೆ ಕಲಬುರಗಿಯಿಂದ ಎಸ್‌ಎಂವಿಟಿಗೆ ರೈಲು ಹೊರಡಲಿದೆ.

ದಸರಾ ಹಬ್ಬದ ಸಮಯದಲ್ಲಿ ಬೆಂಗಳೂರು ಎಸ್‌ಎಂವಿಟಿಯಿಂದ ವಿಜಯಪುರಕ್ಕೆ ಅಕ್ಟೋಬರ್ 9 ಮತ್ತು 12ರಂದು ಸಂಜೆ 7ಕ್ಕೆ ಹಾಗೂ ವಿಜಯಪುರದಿಂದ ಬೆಂಗಳೂರಿಗೆ ಅ.10 ಮತ್ತು 13ರಂದು ಸಂಜೆ 7ಕ್ಕೆ ವಿಶೇಷ ರೈಲುಗಳು ಹೊರಡಲಿವೆ. ಯಶವಂತಪುರದಿಂದ ಬೆಳಗಾವಿಗೆ ಅ.9 ಮತ್ತು ಅ.12ರಂದು ಸಂಜೆ 6.15ಕ್ಕೆ, ಬೆಳಗಾವಿಯಿಂದ ಯಶವಂತಪುರಕ್ಕೆ ಅ.10 ಮತ್ತು ಅ.13ರಂದು ಸಂಜೆ 5.30ಕ್ಕೆ ವಿಶೇಷ ರೈಲುಗಳು ಹೊರಡಲಿವೆ.

ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ನಿಲ್ದಾಣದಿಂದ ಮೈಸೂರಿಗೆ ಅ.9ರಿಂದ 13ರವರೆಗೆ ಮಧ್ಯಾಹ್ನ 12.15ಕ್ಕೆ ಹಾಗೂ ಅ.10ರಿಂದ 14ರವರೆಗೆ ರಾತ್ರಿ 3ಕ್ಕೆ ವಿಶೇಷ ರೈಲುಗಳು ಇರಲಿವೆ. ಮೈಸೂರಿನಿಂದ ಕೆಎಸ್‌ಆರ್ ಬೆಂಗಳೂರಿಗೆ ಅ.9ರಿಂದ 13ರವರೆಗೆ ರಾತ್ರಿ 11.15 ಮತ್ತು ರಾತ್ರಿ 3.30ಕ್ಕೆ ವಿಶೇಷ ರೈಲುಗಳು ಇರಲಿವೆ. ಮೈಸೂರಿನಿಂದ ಚಾಮರಾಜನಗರಕ್ಕೆ ಅ.9ರಿಂದ 13ರವರೆಗೆ ರಾತ್ರಿ 11.30ಕ್ಕೆ ಹಾಗೂ ಅ.12ರಂದು ರಾತ್ರಿ 9.15ಕ್ಕೆ ವಿಶೇಷ ರೈಲುಗಳು ಸಂಚರಿಸಲಿವೆ. ಚಾಮರಾಜನಗರದಿಂದ ಮೈಸೂರಿಗೆ ಅ.10ರಿಂದ 14ರವರೆಗೆ ಬೆಳಿಗ್ಗೆ 5ಕ್ಕೆ ಹಾಗೂ ಅ.12ರಂದು ರಾತ್ರಿ 11.30ಕ್ಕೆ ವಿಶೇಷ ರೈಲುಗಳು ಇರಲಿವೆ.

ದೀಪಾವಳಿ ಹಬ್ಬದ ಸಮಯದಲ್ಲಿ ಅಕ್ಟೋಬರ್ 30 ಮತ್ತು ನವೆಂಬರ್ 2ರಂದು ಸಂಜೆ 6ಕ್ಕೆ ಮೈಸೂರಿನಿಂದ ವಿಜಯಪುರಕ್ಕೆ ವಿಶೇಷ ರೈಲು ಹೊರಡಲಿದೆ. ಅಕ್ಟೋಬರ್ 31 ಮತ್ತು ನವೆಂಬರ್ 3ರಂದು ಮಧ್ಯಾಹ್ನ 2.20ಕ್ಕೆ ವಿಜಯಪುರದಿಂದ ಮೈಸೂರಿಗೆ ವಿಶೇಷ ರೈಲು ಹೊರಡಲಿದೆ. ಯಶವಂತಪುರದಿಂದ ಬೆಳಗಾವಿಗೆ ಅ.30 ಮತ್ತು ನ.1ರಂದು ರಾತ್ರಿ 7.30ಕ್ಕೆ ಹಾಗೂ ಅ.31 ಮತ್ತು ನ.3ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲುಗಳು ಹೊರಡಲಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು

ಬೆಂಗಳೂರು: ಗೌರಿ–ಗಣೇಶ ಹಬ್ಬದ ಜೊತೆಗೆ, ವಾರಾಂತ್ಯದ ರಜಾ ದಿನಗಳು ಬಂದಿರುವುದರಿಂದ ಈ ಅವಧಿಯಲ್ಲಿ ಊರಿಗೆ, ಪ್ರವಾಸಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗಿದ್ದು, ಖಾಸಗಿ ಬಸ್‌ಗಳ ಮಾಲೀಕರು ಟಿಕೆಟ್ ದರವನ್ನು ದುಪ್ಪಟ್ಟು ಮಾಡಿದ್ದಾರೆ.

ಖಾಸಗಿ ಬಸ್‌ಗಳ ಸೇವೆ ಒದಗಿಸುವವರು ಶುಕ್ರವಾರ, ಶನಿವಾರ, ಭಾನುವಾರದ ಟಿಕೆಟ್ ದರವನ್ನು ಎರಡುಪಟ್ಟು ಹೆಚ್ಚಿಸಿದ್ದರೆ, ಇನ್ನೂ ಕೆಲವು ಬಸ್‌ಗಳ ಟಿಕೆಟ್ ದರದಲ್ಲಿ ಎರಡೂವರೆ–ಮೂರು ಪಟ್ಟು ಏರಿಸಲಾಗಿದೆ.

ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಖಾಸಗಿ ಬಸ್‌ಗಳಲ್ಲಿ ₹ 600 ರಿಂದ ₹ 1,100ವರೆಗೆ ಇದ್ದ ದರಗಳು ಈಗ ₹1,500ರಿಂದ ₹2,500 ವರೆಗೆ ಏರಿಕೆಯಾಗಿದೆ. ಮಂಗಳೂರಿಗೆ ₹ 700ರಿಂದ ₹950ರವರೆಗೆ ಇದ್ದಿದ್ದು ₹1500–₹2000ಕ್ಕೆ ಏರಿದೆ.

ಶಿರಸಿಗೆ ₹ 700–₹ 900 ದರ ಇತ್ತು, ಈಗ ₹1500–₹2,500ವರೆಗೆ ಹೆಚ್ಚಳವಾಗಿದೆ. ಇದೇ ರೀತಿ ರಾಜ್ಯದ ವಿವಿಧ ನಗರಗಳಿಗೆ ತೆರಳುವವರಿಗೆ ಬಸ್ ದರ ಏರಿಕೆ ಬಿಸಿ ಎಳೆದಿದೆ.

ಕೆಎಸ್‌ಆರ್‌ಟಿಸಿ ಭರ್ತಿ: ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ 1,500 ವಿಶೇಷ ಬಸ್‌ಗಳನ್ನು ರಸ್ತೆಗೆ ಇಳಿಸುತ್ತಿದೆ. ಮುಂಗಡ ಕಾಯ್ದಿರಿಸಲು ಅವಕಾಶ ನೀಡಲಾಗಿದ್ದು, ಎಲ್ಲ ಬಸ್‌ಗಳ ಸೀಟುಗಳು ಭರ್ತಿಯಾಗಿವೆ.

'ಬಸ್ ಸಂಖ್ಯೆ ಹೆಚ್ಚಳ'

'ಖಾಸಗಿ ಬಸ್‌ಗಳಲ್ಲಿ ದರ ಹೆಚ್ಚಳ ಮಾಡಿರುವ ಬಗ್ಗೆ ಪ್ರಯಾಣಿಕರು ಅಧಿಕೃತವಾಗಿ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಬಸ್‌ಗಳ ಬದಲು ನಮ್ಮದೇ ನಿಗಮಗಳ ಬಸ್‌ಗಳಲ್ಲಿ ಸಂಚರಿಸಲಿ ಎಂಬ ಕಾರಣಕ್ಕೆ ಕೆಎಸ್‌ಆರ್‌ಟಿಸಿಯ 1,500 ಬಸ್ ಸೇರಿ ಎಲ್ಲ ನಿಗಮಗಳಿಂದ ಸುಮಾರು 2,200 ವಿಶೇಷ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ' ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ತಡೆರಹಿತ ಸಾರಿಗೆ ಬಸ್‌ಗಳಲ್ಲಿ ಮಾತ್ರ ಸೀಟುಗಳು ಲಭ್ಯವಿವೆ.

'ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ಗಳಲ್ಲಿ ಉಳಿದ ಬಸ್‌ಗಳಿಗಿಂತ ದರ ಅಧಿಕವಿದ್ದರೂ ಅದು ಶೇ 10–15ರಷ್ಟು ಮಾತ್ರ ಇರುವುದರಿಂದ ಸಾವಿರಾರು ಪ್ರಯಾಣಿಕರು ಖಾಸಗಿ ಬಸ್‌ಗಳ ದುಬಾರಿ ದರದ ಹೊಡೆತದಿಂದ ಪಾರಾಗಿದ್ದಾರೆ. ಖಾಸಗಿ ಬಸ್‌ಗಳಲ್ಲಿ ಎರಡು–ಮೂರು ಪಟ್ಟು ಹೆಚ್ಚಿಸುವುದನ್ನು ನಿಯಂತ್ರಿಸಲು ಕಾನೂನು ತರಬೇಕಿದೆ' ಎಂದು ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

AMITY UNIVERSITY BENGALURU

B.Pharm

BUILD YOUR CAREER DREAMS WITH THE LEGACY OF AMITY

50% SCHOLARSHIP ON 1ST YEAR FEE

*PCI approval in process

ARCHITECTURAL REPRESENTATION OF AMITY BENGALURU CAMPUS NEAR KEMPEGOWDA INTERNATIONAL AIRPORT BENGALURU

AMITY BENGALURU EDGE
- State-of-the-art labs
- Faculty with rich academic, research & industry experience
- Centres of Excellence for conducting hi-end research
- Research partnerships to be developed with ICMR, DST, CSIR...
- Learning through live projects, industrial visits etc...
- 600 seater on-campus separate hostel for boys and girls

APPLY AT www.amity.edu/bengaluru
Admission Helpline : 7303-399-000

Amity University Bengaluru, NH 648 (Old NH 207), Devanahalli - Doddaballapur Rd, Bengaluru | E: admissions.blr@amity.edu

ಪ.ಪಂ ಸದಸ್ಯ ನಾಗರಾಜ ಪತ್ತೆ: ಮೂವರ ಬಂಧನ

ಪ್ರಜಾವಾಣಿ ವಾರ್ತೆ

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಆರು ದಿನಗಳ ಹಿಂದೆ ಅಪ ಹರಣವಾಗಿದ್ದ ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅವರನ್ನು ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ಬುಧವಾರ ಪತ್ತೆ ಮಾಡಿದ ಪೊಲೀಸರು, ಸುರಕ್ಷಿತವಾಗಿ ಕರೆತಂದರು. ಮೂವರು ಅಪಹರಣಕಾರರನ್ನು ಬಂಧಿಸಿದರು.

ಹೇಬಿಯಸ್ ಕಾರ್ಪಸ್ ದಾಖಲಿಸಿದ ಕಾರಣ ನಾಗರಾಜ ಅವರನ್ನು ಬೈಲಹೊಂಗಲದ ಜೆಎಂಎಫ್‌ಸಿ ಪ್ರಥಮ ದರ್ಜೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 183ರ ಅಡಿ ನ್ಯಾಯಾಧೀಶರು ಹೇಳಿಕೆ ದಾಖಲಿಸಿಕೊಂಡರು. ಅಪಹರಣ ಮಾಡಿದ ಆರೋಪಿಗಳಾದ ಅಶೋಕ ಮಾಳಗಿ, ಬಸವರಾಜ ಸಂಗೊಳ್ಳಿ ಮತ್ತು ಪ್ರವೀಣ ಜಕ್ಕನಗೌಡರ ಅವರನ್ನು ಕಿತ್ತೂರಿನ ಕಿರಿಯ ಶ್ರೇಣಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

'ಸೆಪ್ಟೆಂಬರ್ 3ರಂದು ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಿಗದಿಯಾಗಿತ್ತು. ಕಾಂಗ್ರೆಸ್– ಬಿಜೆಪಿ ಕಡೆಗೆ ತಲಾ 10 ಮತಗಳು ಇದ್ದವು. ಚುನಾವಣೆಯಲ್ಲಿ ಬಿಜೆಪಿಯ ಒಂದು ಮತ ಕಡಿಮೆ ಮಾಡಲು ನಾಗರಾಜ ಅವರನ್ನು ಕಾಂಗ್ರೆಸ್‌ನವರೇ ಅಪಹರಣ ಮಾಡಿದ್ದರು' ಎಂದು ಬಿಜೆಪಿ ಆರೋಪಿಸಿದೆ.

ಸಿಎಫ್‌ಟಿಆರ್‌ಐನಿಂದ ಸಿರಿಧಾನ್ಯದ ಬನ್

ಪ್ರಜಾವಾಣಿ ವಾರ್ತೆ

ಮೈಸೂರು: ಇಲ್ಲಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು (ಸಿಎಫ್‌ಟಿಆರ್‌ಐ) ಸಿರಿಧಾನ್ಯದ ಬನ್ ತಯಾರಿಸಿದ್ದು, 'ಮೆಕ್‌ಡೊನಾಲ್ಡ್' ಕಂಪನಿಯು ಬರ್ಗರ್‌ನಲ್ಲಿ ಬಳಸಲಿದೆ.

'ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಬನ್‌ನಲ್ಲಿ ಜೋಳ, ರಾಗಿ, ಸಜ್ಜೆ, ಬರಗು ಹಾಗೂ ಹಾರಕ ಧಾನ್ಯಗಳಿವೆ' ಎಂದು ಸಂಸ್ಥೆಯ ನಿರ್ದೇಶಕಿ ಶ್ರೀದೇವಿ ಅನ್ನಪೂರ್ಣ ಸಿಂಗ್ ಬುಧವಾರ 'ಪ್ರಜಾವಾಣಿ'ಗೆ ತಿಳಿಸಿದರು.

ಸಿಎಫ್‌ಟಿಆರ್‌ಐ ಅಭಿವೃದ್ಧಿ ಪಡಿಸಿದ ಸಿರಿಧಾನ್ಯದ ಬನ್

'ಕಂಪನಿಯು ಸಲ್ಲಿಸಿದ ಪ್ರಸ್ತಾವದ ಮೇರೆಗೆ ಮೂರು ತಿಂಗಳ ಹಿಂದೆ ಒಡಂಬಡಿಕೆ ಮಾಡಿಕೊಂಡ ನಂತರ ಸಂಸ್ಥೆಯ ವಿಜ್ಞಾನಿಗಳು ಬನ್ ಅಭಿವೃದ್ಧಿಪಡಿಸಿದ್ದಾರೆ. ಐದು ಸಿರಿಧಾನ್ಯಗಳ ಶೇ 22ರಷ್ಟು ಸಾರವನ್ನು ಬನ್ ಒಳಗೊಂಡಿದ್ದು, ಮಿಕ್ಕಿದ್ದು ಗೋಧಿ ಅಂಶವಾಗಿರುವುದರಿಂದ ಆಕಾರ, ವಿನ್ಯಾಸ ಅಷ್ಟೇ ಉತ್ಕೃಷ್ಟವಾಗಿರಲಿದೆ' ಎಂದರು.

'ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹದ ಪ್ರಯುಕ್ತ ಆವಿಷ್ಕರಿಸಿದ ಹೊಸ ಉತ್ಪನ್ನವನ್ನು ಮುಂಬೈನಲ್ಲಿ ಬಿಡುಗಡೆ ಮಾಡಲಾಗಿದೆ.

ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ: ಪ್ರಲ್ಹಾದ ಜೋಶಿ

ಪ್ರಜಾವಾಣಿ ವಾರ್ತೆ

ನವದೆಹಲಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ ನಡೆಸುವ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಮುಡಾ' ಹಗರಣ ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಿದ್ದರು. ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ವಿರೋಧಿ ಬಣ ಮೈಸೂರು ಚಲೋದತ್ತ ತಲೆ ಹಾಕಿರಲಿಲ್ಲ. 'ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವ ಉದ್ದೇಶದ ಪಾದಯಾತ್ರೆ ಹಮ್ಮಿ-ಕೊಳ್ಳಲಾಗಿದೆ' ಎಂದು ಯತ್ನಾಳ ವ್ಯಂಗ್ಯವಾಡಿದ್ದರು.

ಬುಧವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಜೋಶಿ, 'ವಾಲ್ಮೀಕಿ ಹಗರಣ, ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ನಿಲ್ಲದು' ಎಂದರು.

'ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿಯ ಹೋರಾಟ ಸರಿಯಾದ ದಿಕ್ಕಿನಲ್ಲೇ ನಡೆಯುತ್ತಿದೆ. ಪಕ್ಷದೊಳಗೆ ಯಾವುದೇ ಅಪಸ್ವರವಿಲ್ಲ' ಎಂದು ಸ್ಪಷ್ಟಪಡಿಸಿದರು.

'ಬಿಜೆಪಿ ಹೋರಾಟಕ್ಕೆ ಮೊದಲನೇ ಪಾದಯಾತ್ರೆ, ಎರಡನೇ ಪಾದಯಾತ್ರೆ ಎನ್ನಬೇಕಿಲ್ಲ. ಪಕ್ಷದೊಳಗೆ ಎಲ್ಲರೂ ಕೂಡಿಯೇ ಹೋರಾಟ ತೀವ್ರಗೊಳಿಸುತ್ತೇವೆ' ಎಂದು ತಿಳಿಸಿದರು.

'ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಮತ್ತು ಗೃಹ ಸಚಿವರು ಸೇರಿದಂತೆ ನಾಯಕರೆಲ್ಲ ಸೇರಿ ಮತ್ತೊಂದು ಸುತ್ತಿನ ಹೋರಾಟದ ಬಗ್ಗೆ ನಿರ್ಧರಿಸಲಿದ್ದಾರೆ. ರಾಜ್ಯದ ಎಲ್ಲ ನಾಯಕರ ಮುಂದಾಳುತನದಲ್ಲಿ ಈ ಪಾದಯಾತ್ರೆ ನಡೆಯಲಿದೆ' ಎಂದು ಅವರು ಹೇಳಿದರು. 'ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಅಕ್ರಮ ಎಸಗಿದ್ದರೆ ಕಾಂಗ್ರೆಸ್ ತಾನು ಅಧಿಕಾರದಲ್ಲಿದ್ದ 8 ವರ್ಷ ಏನು ಕತ್ತೆ ಕಾಯುತ್ತಿತ್ತಾ' ಎಂದು ಪ್ರಶ್ನಿಸಿದರು.

ಎಸ್‌ಸಿ ಮಾನ್ಯತೆ: ಅಭಿಪ್ರಾಯ ಸಂಗ್ರಹ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್ ನೇತೃತ್ವದ ವಿಚಾರಣಾ ಆಯೋಗದ ನಡೆಸಿದ ಮೊದಲ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸಿದವರಲ್ಲಿ ಶೇ 95ರಷ್ಟು ಮಂದಿ, ಬೌದ್ಧ ಮತ್ತು ಸಿಖ್ ಧರ್ಮವನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಂಡ ಪರಿಶಿಷ್ಟರಿಗೆ, 'ಪರಿಶಿಷ್ಟ ಜಾತಿ' ಸ್ಥಾನ ನೀಡಬಾರದೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪರಿಶಿಷ್ಟ ಜಾತಿಯ ವ್ಯಕ್ತಿಗಳು ಬೇರೆ ಧರ್ಮಗಳಿಗೆ ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿ ಸ್ಥಾನ ನೀಡಿ ಮೀಸಲಾತಿ ಕಲ್ಪಿಸಬೇಕೇ ಎಂಬುದನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಈ ಆಯೋಗವನ್ನು ನೇಮಿಸಿದೆ. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಆಯೋಗ ಹಮ್ಮಿಕೊಂಡಿದ್ದ ಸಾರ್ವಜನಿಕ ಅಭಿಪ್ರಾಯ ಸಂಗ್ರಹದಲ್ಲಿ ಸುಮಾರು 100 ಮಂದಿ ಭಾಗವಹಿಸಿದರು.

ವಿವಿಧ ದಲಿತ ಸಂಘಟನೆಗಳಾದ ಮಾದಿಗ ದಂಡೋರ, ಸಫಾಯಿ ಕರ್ಮಚಾರಿ, ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ಶಾಸಕ ಸಿಮೆಂಟ್ ಮಂಜುನಾಥ್, ಬಿಜೆಪಿ ಮಾಜಿ ಶಾಸಕ ವೈ. ಸಂಪಂಗಿ, ಬಂಜಾರ ಸಮಾಜದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಸೇರಿದಂತೆ ನಾಲ್ವರು ಸ್ವಾಮೀಜಿಗಳು, ಮಾದಾರ ಚನ್ನಯ್ಯ ಸ್ವಾಮೀಜಿ ಮುಂತಾದವರು ಹಾಜರಾಗಿ, ಮುಸ್ಲಿಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟರಿಗೆ, ಪರಿಶಿಷ್ಟ ಜಾತಿ ಸ್ಥಾನ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದರು.

ದಲಿತ ಕಾರ್ಯಕರ್ತೆ ಸಿಂಥಿಯ ಸ್ಟೀಫನ್ ಮತ್ತು ದಲಿತ ಕ್ರಿಶ್ಚಿಯನ್ ಒಕ್ಕೂಟವು ಮುಸ್ಲಿಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟರಿಗೆ, ಪರಿಶಿಷ್ಟ ಜಾತಿ ಸ್ಥಾನ ನೀಡಿ ಮೀಸಲಾತಿ ನೀಡಬೇಕೆಂದು ಪ್ರತಿಪಾದಿ-ಸಿದರು.

ಕಾರ್ಯಕ್ರಮಕ್ಕೆ ಬಂದು ಮನವಿ ಸಲ್ಲಿಸಲು ಸಾಧ್ಯವಾಗದೇ ಇರುವವರು ಪತ್ರ ಬರೆದು ಕೂಡಾ ತಮ್ಮ ಅಭಿಪ್ರಾಯವನ್ನು ನೀಡಬಹುದು ಎಂದು ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್ ತಿಳಿಸಿದರು.

'ಸಿದ್ಧಾಂತವನ್ನು ಮಾರಾಟ ಮಾಡಿಕೊಂಡಿಲ್ಲ'

ಕೊಪ್ಪಳ: 'ನಾವು ಬಿಜೆಪಿ ಜೊತೆ ಕೈ ಜೋಡಿಸಿದ್ದೇವೆ ಎನ್ನುವ ಮಾತ್ರಕ್ಕೆ ನಮ್ಮ ಸಿದ್ಧಾಂತಗಳನ್ನು ಮಾರಾಟ ಮಾಡಿಕೊಂಡಿದ್ದೇವೆ ಎಂದಲ್ಲ. ಅಲ್ಪ ಸಂಖ್ಯಾತರು ಸೇರಿ ಎಲ್ಲ ಸಮುದಾಯಗಳ ಜನರ ಏಳಿಗೆಗೂ ನಾವು ದುಡಿಯುತ್ತೇವೆ' ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಚನ್ನಪಟ್ಟಣದ ಟಿಕೆಟ್ ಬಗ್ಗೆ ಪ್ರತಿಕ್ರಿಯಿಸಿ 'ಯೋಗೇಶ್ವರ್ ಈಗಾಗಲೇ ವಿಧಾನಪರಿಷತ್ ಸದಸ್ಯರಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸಂಬಂಧ ಶಾಶ್ವತವಾಗಿ ಇರಬೇಕು ಎನ್ನುವ ಕಾರಣಕ್ಕೆ ದೇವೇಗೌಡರು ಮನಃಪೂರ್ತಿಯಾಗಿ ಮೈತ್ರಿಗೆ ಸಹಿ ಹಾಕಿದ್ದಾರೆ. ಎರಡೂ ಪಕ್ಷಗಳ ನಾಯಕರ ಸಮ್ಮತಿಯೊಂದಿಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು' ಎಂದರು.

'ನೀವು ಟಿಕೆಟ್ ಆಕಾಂಕ್ಷಿಯೇ' ಎನ್ನುವ ಪ್ರಶ್ನೆಗೆ ಮಾತ್ರ ಸ್ಪಷ್ಟ ಉತ್ತರ ನೀಡದ ಅವರು 'ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯೇ ಗೆಲ್ಲಬೇಕು. ಆದರೆ ಅಲ್ಲಿ ಜೆಡಿಎಸ್ ಪಕ್ಷದ ಚಿಹ್ನೆಗೆ ಒಲಿಯುವ ಹಲವು ಸಾಂಪ್ರದಾಯಿಕ ಮತಗಳು ಇವೆ' ಎಂದು ಹೇಳಿದರು.

ರೌಡಿ ಬಚ್ಚಾಖಾನ್ ಸೇರಿ 8 ಮಂದಿ ಬಂಧನ

ಹುಬ್ಬಳ್ಳಿ: ಜಮೀನು ಮಾರಾಟದ ವ್ಯವಹಾರಕ್ಕೆ ಸಂಬಂಧಿಸಿ ನಗರದ ವ್ಯಕ್ತಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದ ರೌಡಿ ಯೂಸುಫ್ ಬಚ್ಚಾಖಾನ್ ಮತ್ತು ಆತನ ಏಳು ಮಂದಿ ಸಹಚರರನ್ನು ಬುಧವಾರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಅನಾರೋಗ್ಯದ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿನಿಂದ ಪೆರೋಲ್ ಮೇಲೆ ಹೊರಗಿದ್ದ ರೌಡಿ ಬಚ್ಚಾಖಾನ್‌ನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆತನ ಸಹಚರರಾದ ಸಯ್ಯದ್ ಅಲಿ, ಇರ್ಫಾನ್, ಸೂರಜ್ ಜಮಖಂಡಿ, ದಾದಾಪೀರ್ ಹಲಗೇರಿ, ಮೋಯಿನಖಾನ್ ಪಟೇಲ್, ತೌಸಿಫ್ ನಿಪ್ಪಾಣಿ, ನಿಜಾಮುದ್ದೀನ್ ಕೆರೆಕಟ್ಟಿ ಎಂಬುವರನ್ನು ಹುಬ್ಬಳ್ಳಿಯಲ್ಲಿ ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ.

'ಹುಬ್ಬಳ್ಳಿ ಮಂಟೂರು ಗ್ರಾಮದ ವ್ಯಕ್ತಿಯೊಬ್ಬರ ಜಮೀನು ಮಾರಾಟಕ್ಕೆ ಸಂಬಂಧಿಸಿ ನಡೆದ ಹಣಕಾಸಿನ ವ್ಯವಹಾರ ಪೂರ್ಣಗೊಂಡಿರಲಿಲ್ಲ. ಅದಕ್ಕೆ ಸಂಬಂಧಿಸಿ ಅವರಿಗೆ ಎರಡು ಮೊಬೈಲ್ ನಂಬರ್‌ಗಳಿಂದ ಸಾಕಷ್ಟು ಕರೆಗಳು ಬಂದಿದ್ದು, ಜೀವ ಬೆದರಿಕೆ ಹಾಕಿ ₹1 ಕೋಟಿ ನೀಡುವಂತೆ ಬೇಡಿಕೆ ಇಡಲಾಗಿತ್ತು. ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಾಕ್ಷ್ಯಾಧಾರದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.

'ಡಿ.ಕೆ.ಶಿವಕುಮಾರ್ ಸ್ಪರ್ಧೆ: ಹೈಕಮಾಂಡ್ ತೀರ್ಮಾನ'

ಹಾಸನ: 'ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪರ್ಧೆ ಕುರಿತು ಹೈಕಮಾಂಡ್ ತೀರ್ಮಾನಿಸಲಿದೆ. ಅವರಿಗೆ ಅವಕಾಶ ಕೊಡಬಹುದು. ಇನ್ನೊಬ್ಬರು ಅಪೇಕ್ಷಿಸಿದರೆ, ಅವರಿಗೂ ಕೊಡಬಹುದು' ಎಂದು ಜಿಲ್ಲಾ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಡೆಂಗಿ ಜ್ವರ: ರಾಜ್ಯದಲ್ಲಿ ಈ ವರ್ಷ ಗರಿಷ್ಠ ಪ್ರಕರಣ

ಪ್ರಜಾವಾಣಿ ವಾರ್ತೆ



ಬೆಂಗಳೂರು: ಡೆಂಗಿ ಜ್ವರವು ರಾಜ್ಯದಲ್ಲಿ ಈ ವರ್ಷ ಅಧಿಕ ಮಂದಿಯನ್ನು ಕಾಡಿದ್ದು, ಇದೇ ಮೊದಲ ಬಾರಿಗೆ ಒಟ್ಟು ಪ್ರಕರಣಗಳ ಸಂಖ್ಯೆ 25 ಸಾವಿರದ ಗಡಿ ದಾಟಿದೆ.

ಡೆಂಗಿ ಪೀಡಿತರಲ್ಲಿ ಈವರೆಗೆ 12 ಮಂದಿ ಮೃತಪಟ್ಟಿದ್ದಾರೆ. 2017ರಲ್ಲಿ 17,844 ಡೆಂಗಿ ಪ್ರಕರಣಗಳು ದೃಢಪಟ್ಟಿದ್ದವು. 2020ರಲ್ಲಿ ಪ್ರಕರಣಗಳ ಸಂಖ್ಯೆ 3,823ಕ್ಕೆ ಇಳಿಕೆಯಾಗಿತ್ತು. ಮುಂದಿನ ವರ್ಷಗಳಲ್ಲಿ ಪ್ರಕರಣಗಳು ಏರಿಕೆ ಪಡೆದಿವೆ. ಕಳೆದ ವರ್ಷ 16,539 ಪ್ರಕರಣಗಳು ಖಚಿತ ಪಟ್ಟಿದ್ದವು. ಈ ವರ್ಷ ಈಗಾಗಲೇ ಪ್ರಕರಣಗಳ ಸಂಖ್ಯೆ 25,802ಕ್ಕೆ ಏರಿಕೆಯಾಗಿದೆ.

ಕಳೆದ 45 ದಿನಗಳಲ್ಲಿ 15 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣಗಳು ದೃಢಪಟ್ಟಿವೆ. ಸದ್ಯ ರಾಜ್ಯದಲ್ಲಿ 1,526 ಸಕ್ರಿಯ ಡೆಂಗಿ ಪ್ರಕರಣಗಳಿವೆ. 1,333 ಮಂದಿ ಮನೆ ಆರೈಕೆಗೆ ಒಳಗಾದರೆ, 193 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಡೆಂಗಿ ಪತ್ತೆಗೆ ಸಂಬಂಧಿಸಿದಂತೆ ಈವರೆಗೆ 1.81 ಲಕ್ಷ ಜನರ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ದೃಢ ಪ್ರಕರಣಗಳಲ್ಲಿ 526 ಮಂದಿ ಒಂದು ವರ್ಷದೊಳಗಿನವರಾದರೆ, 9,193 ಮಂದಿ ಒಂದರಿಂದ 18 ವರ್ಷದೊಳಗಿನವರಾಗಿದ್ದಾರೆ. 16,083 ಮಂದಿ 18 ವರ್ಷಗಳು ಮೇಲ್ಪಟ್ಟವರಾಗಿದ್ದಾರೆ.

ಈ ವರ್ಷ ಎಲ್ಲ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಗರಿಷ್ಠ (11,767) ಪ್ರಕರಣ ದೃಢಪಟ್ಟಿವೆ.

ತುಂಗಭದ್ರಾ: ಮತ್ತೆ ಜೀವಕಳೆ

ಪ್ರಜಾವಾಣಿ ವಾರ್ತೆ

ಹೊಸಪೇಟೆ ಸಮೀಪದ ತುಂಗಭದ್ರಾ ಅಣೆಕಟ್ಟೆಯ 10 ಕ್ರಸ್ಟ್‌ಗೇಟ್‌ಗಳನ್ನು ಬುಧವಾರ ತೆರೆದು ನೀರು ಬಿಡಲಾಯಿತು —ಪ್ರಜಾವಾಣಿ ಚಿತ್ರ/ ಲವ ಕೆ.

ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆಯ 10 ಕ್ರಸ್ಟ್ ಗೇಟ್‌ಗಳನ್ನು ಒಂದು ಅಡಿಯಷ್ಟು ಎತ್ತರಕ್ಕೆ ತೆರೆದು, ಬುಧವಾರ ಬೆಳಿಗ್ಗೆಯಿಂದ 20 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ. ಬೆಳಿಗ್ಗೆ 10.30 ರಿಂದ 11.15ರವರೆಗೆ ಈ ಪ್ರಕ್ರಿಯೆ ನಡೆಯಿತು. ಬಿದಿ ಹೋಗಿದ್ದ ನದಿಯಲ್ಲಿ ಈಗ ಜೀವಕಳೆ ಮೂಡಿದೆ.

ಅಣೆಕಟ್ಟೆಯ ನೀರಿನ ಮಟ್ಟ ಬುಧವಾರ ಬೆಳಿಗ್ಗೆ 1,631.92 ಅಡಿ (ಗರಿಷ್ಠ 1,633 ಅಡಿ) ಇತ್ತು. 105.78 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 101.46 ಟಿಎಂಸಿ ಅಡಿ ನೀರು ಸಂಗ್ರಹವಿತ್ತು.

ಕೊಚ್ಚಿ ಹೋದ ಯುವಕ:(ರಾಯಚೂರು ವರದಿ) ಜಿಲ್ಲೆಯ ವಿವಿಧೆಡೆ ಮಂಗಳವಾರ ದಿನವಿಡೀ ಸುರಿದ ಜಿಟಿಜಿಟಿ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.

ತಾಲ್ಲೂಕಿನ ಪತ್ತೆಪುರ ಗ್ರಾಮದ ಹಳ್ಳ ದಾಟುತ್ತಿದ್ದ ಜಾಗೀರ ವೆಂಕಟಾಪುರ ಗ್ರಾಮದ ಯುವಕ ಬಸವರಾಜ (33) ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ನವಜಾತ ಶಿಶುಗಳ ಸ್ಥಳಾಂತರ (ಬೀದರ್ ವರದಿ): ನಗರದ ಬೀದರ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಬ್ರಿಮ್ಸ್) ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡಿದ್ದರಿಂದ 40 ಮಕ್ಕಳನ್ನು ಬೇರೆಡೆ ಸ್ಥಳಾಂತರಿಸಿ ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ.

ಮಂಗಳವಾರ ರಾತ್ರಿ ಭಾರಿ ಮಳೆ ಸುರಿದ ಪರಿಣಾಮ ಬ್ರಿಮ್ಸ್ ನೆಲಮಹಡಿಯಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡು, ಅಲ್ಲಿದ್ದ ವಿದ್ಯುತ್ ಪ್ಯಾನಲ್ ಮತ್ತು ಜನರೇಟರ್‌ನೊಳಗೆ ನೀರು ಹೊಕ್ಕು ಶಾರ್ಟ್ ಸರ್ಕಿಟ್ ಸಂಭವಿಸಿ ವಿದ್ಯುತ್ ಪೂರೈಕೆ ಸ್ಥಗಿತ-ಗೊಂಡಿತ್ತು. ಇದರಿಂದ ಆಸ್ಪತ್ರೆಯ ಮೂರು ಮತ್ತು ಆರನೇ ಮಹಡಿಯ ನವಜಾತ ಶಿಶು ಘಟಕದಲ್ಲಿ ವಿದ್ಯುತ್ ಪೂರೈಕೆ ಇಲ್ಲದೆ ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡಿತ್ತು. ವಿಷಯ ಗಮನಕ್ಕೆ ಬರುತ್ತಿದ್ದಂತೆ ಬುಧವಾರ ನಸುಕಿನ ಜಾವ ಮಕ್ಕಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ರೋಗಿಯೊಬ್ಬರಿಗೆ ಕೈಪಂಪ್ ಸಹಾಯದಿಂದ ಆಕ್ಸಿಜನ್ ಪೂರೈಸಿ ಜೀವ ಉಳಿಸಿರುವ ಘಟನೆಯೂ ನಡೆದಿದೆ ಎಂದು ಗೊತ್ತಾಗಿದೆ.

4 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರದಿಂದ ನಾಲ್ಕು ದಿನಗಳು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಗುರುವಾರ 'ಯೆಲ್ಲೊ ಅಲರ್ಟ್' ನೀಡಲಾಗಿದೆ. ಕರಾವಳಿ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾದರೆ, ಮುನ್ಸೂಚನೆ ನೀಡಲಾದ ಉಳಿದ ಜಿಲ್ಲೆಗಳಲ್ಲಿ ಮಳೆಯ ಜತೆಗೆ ನಿರಂತರ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ. ತಲುಪುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ
(ಕರ್ನಾಟಕ ಸರ್ಕಾರದ ಸಂಪೂರ್ಣ ಸ್ವಾಮ್ಯಕ್ಕೊಳಪಟ್ಟಿದೆ)
ಅಧೀಕ್ಷಕ ಅಭಿಯಂತರರು (ವಿ.), ಕಾರ್ಯ ಮತ್ತು ಪಾಲನೆ ವೃತ್ತ ಕಛೇರಿ, ವಿಜಯಪೂರ
ದೂರವಾಣಿ: 08352-276838 / 277838, ಇ-ಮೇಲ್ ಐಡಿ: seebjp.hescom@gmail.com
CIN : U31401KA2002SGC030437

ಕ್ರ.ಸಂ: ಹೆಸ್ಕಾಂ/ವಿಜಾ/ಅ.ಅ.(ವಿ)/ಹಿಆಸ/24-25/141 ದಿನಾಂಕ: 12-08-2024

ಅಂತಿಮ ನೋಟೀಸು

ಶ್ರೀ. ಬಸವರಾಜ. ಶಿವಪ್ಪ ಪೂಜಾರಿ, ಕಿರಿಯ ಸಹಾಯಕ, ಕಾರ್ಯ ಮತ್ತು ಪಾಲನೆ ಉಪ ವಿಭಾಗ, ಹೆಸ್ಕಾಂ, ಮುದ್ದೇಬಿಹಾಳದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನೀವು ದಿನಾಂಕ: 05-12-2022 ರಿಂದ ಇಲ್ಲಿಯವರೆಗೆ (ದಿನಾಂಕ: 12-08-2024) ಕರ್ತವ್ಯಕ್ಕೆ ಹೇಳದೆ ಕೇಳದೆ ಮತ್ತು ಯಾವುದೇ ರೀತಿಯ ರಜೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ಗೈರು ಹಾಜರಾಗಿರುತ್ತೀರಿ. ನಿಮಗೆ ಕೆಲಸಕ್ಕೆ ಹಾಜರು ಆಗಲು ಕೊಟ್ಟ ಕಾರಣ ಕೇಳುವ ನೋಟೀಸು ಕ್ರ.ಸಂ:ಹೆಸ್ಕಾಂ/ಬ.ಬಾ/ಕಾ.ನಿ.ಅ.(ವಿ)/ಲೇಅ/ಸಲೇಅ/ಹಿಸ(ಸಾ)/23-24/2498-2500, ದಿನಾಂಕ: 21-06-2023 ಇದನ್ನು ನಿಮ್ಮ ಖಾಯಂ ವಿಳಾಸಕ್ಕೆ ನೋಂದಣಿ ಅಂಚೆ ಮುಖಾಂತರ ಕಳುಹಿಸಲಾಗಿತ್ತು. ಸದರಿ ನೋಟೀಸ್‌ನ್ನು ತಾವು ದಿನಾಂಕ: 24-07-2023 ರಂದು ಸ್ವೀಕರಿಸಿರುತ್ತೀರಿ. ಆದರೂ ಕೂಡ ತಾವು ಕೆಲಸಕ್ಕೆ ಹಾಜರಾಗಿರುವುದಿಲ್ಲ. ನಿಮ್ಮ ಗೈರು ಹಾಜರದಿಂದಾಗಿ ನಿಮಗೆ ನಿಗಮದಲ್ಲಿ ಕೆಲಸ ನಿರ್ವಹಿಸುವ ಆಸಕ್ತಿ ಇರುವುದಿಲ್ಲವೆಂದು ಕಂಡು ಬಂದಿರುತ್ತದೆ. ಆದ್ದರಿಂದ ಅಂತಿಮ ನೋಟೀಸು ಪ್ರಕಟಗೊಂಡ 15 ದಿವಸಗಳೊಳಗೆ ಸಕಾರಣದೊಂದಿಗೆ ತಾವು ಕಾರ್ಯನಿರ್ವಹಿಸುತ್ತಿರುವ ಮೂಲ ಕಚೇರಿಯಲ್ಲಿ ಹಾಜರಾಗುವುದು ಒಂದು ವೇಳೆ ಹಾಜರಾಗದಿದ್ದಲ್ಲಿ ಯಾವ ಸೂಚನೆ ನೀಡದೇ ನಿಮ್ಮನ್ನು ಕೆಲಸದಿಂದ ತೆಗೆದು ಹಾಕಲಾಗುವುದು.

ಸಹಿ/-
ಅಧೀಕ್ಷಕ ಅಭಿಯಂತರರು(ವಿದ್ಯುತ್),
ಕಾರ್ಯ ಮತ್ತು ಪಾಲನೆ ವೃತ್ತ, ಹೆಸ್ಕಾಂ ವಿಜಯಪೂರ.

ವಾಸಾಸಂಇ/ಧಾರವಾಡ/346/
ಅಡ್ವಟೋರ್/2024-25

THE PRINTERS (MYSORE) PRIVATE LIMITED
Publishers: DECCAN HERALD, PRAJAVANI, SUDHA & MAYURA

We are a leading newspaper and magazine publishing group in Karnataka. We invite applications for the following position in our organisation.

EXECUTIVE CIRCULATION

Experience : 2-4 years of experience in sales and possess excellent interpersonal skills.
Skills : Sales or Circulation of newspaper.
Qualification : Any Graduate
Job Location : Bangalore, Mysore & Kolar.

Job Purpose:
- Achieve circulation target, promote and monitor publication in the assigned region.
- Formulate and implement various market strategies.
- Distributes and explains circulation instructions and changes to distributors and dealers and investigates and adjusts dealer complaints.
- Early morning reporting on field is mandatory.
- Two-wheeler is mandatory.

Please send your application for the above position mentioning the job applied for (subject of the e-mail) and along with updated resume to:

Assistant Manager-Talent Acquisition
The Printers (Mysore) Private Limited
75, Mahatma Gandhi Road, Bengaluru – 560 001
E-mail: neesha.srinivas@printersmysore.co.in

The Printers (Mysore) Pvt. Ltd
Publishers of DECCAN HERALD, PRAJAVANI, SUDHA & MAYURA
No.7-12, Kumbalgodu Indl. Area, Mysore Road, Bangalore - 74

ALUMINUM WASTE FOR SALE

Sealed Tenders are invited for the disposal of the following Scrapped Aluminum wastes from our Press at Bangalore, Dharwad, Mangalore, Harihara, Mysore, Gulbarga and Hospet. For the period of September 2024

Details	Location-wise quantity in Kgs per month						
	Bangalore	Dharwad	Mangalore	Harihara	Mysore	Gulbarga	Hospet
Scrapped Aluminum Sheets	4-5 tons	2-3 tons	1-2 tons	1-2 tons	2 tons	1-2 tons	1-2 tons

For clarification, contact Procurement Head at babu.v@printersmysore.co.in 25880340/430. Sealed Tenders/mail may be addressed to Procurement Head and sent to the above address within 7 days from the date of this advertisement

THE FEDERAL BANK LIMITED
Regd. Office: Aluva, Kerala.
ZONAL OFFICE: 1st Floor, Halcyon Complex, No.9, St Marks Road, Bangalore-560 001.
e-mail:bgrr-cpc@federalbank.co.in Ph:080-22074610//24/25

BGRR/Online Auction/2024-25 PUBLIC NOTICE GOLD AUCTION 04/09/2024

Notice is hereby given to the public in general and the account holders in particular that e-auction of the pledged gold ornaments in the below mentioned account/s will be conducted by Federal Bank Ltd, on 18.09.2024 through online portal, https://gold.samil.in interested buyers may log on to the auction portal or contact the Bank at contact@federalbank.co.in for further information. In case e-auction is not materialised for any reason on the date mentioned above, with respect any or all items of the of the pledged ornaments, Bank shall be conducting private sale of the items on any susequent date/s without further notise.

Br. Bangalore/Banashankari:- 17816800035222,17816800043838,17816800048266.
Br. Bangalore/Banaswadi:- 14716500002196,14716500002246,14716500002303,14716500002311, 14716800051786,14716800064466,14716800068566,14716800078755.
Br. Bangalore/Jayanagar :- 13876800006676,13876800005744.
Br. Bangalore/HSR Layout:- 17696800062826,17696800065068,17696800065142,17696800066603, 17696800068443,17696800068955,17696800083673,17696800084085.
Br. Bangalore/Marathahalli :- 14546800010361. **Br. Bangalore/Indiranagar :-** 15356800007220.
Br.Bangalore/J P Nagar:- 18276100334594,18276800081206,18276800090389,18276800094225, 18276800094878,18276800098671,18276800100451,18276800101343.
Br. Bangalore/Jalahalli :- 15826100624437,15826100626028,15826500010815,15826500011243, 15826500011458,15826500011516,15826800044332. **Br. Mysore/Jayalakshmipuram :-** 16896800023452.
Br. Bangalore/Rajajinagar :- 13346100673880,13346100673948,13346100674102.
Br. Bangalore / R T Nagar :- 14726800043253,14726800046991,14726800047031.
Br. Bangalore/Tirupalya :- 21126800004713,21126800004754,21126800005751.
Br. Bangalore/Vijayanagar :- 16436100359775,16436100359817,16436100359932,16436100360088, 16436100360245,16436100360377,16436100360393,16436800064790,16436800078287,16436800082297, 16436800083915,16436800092197,16436800094730.
Br. Bangalore/Visweswaraya layout:- 21676800007918,21676800007926,21676800008320.
Br. Bangalore / Wipro Park Koramangala :- 21996100038623,21996800014890,21996800020517, 21996800021754,21996800022703.
Br. Shimoga:- 15906100027474,15906800014491,15906800015175,15906800015571,15906800016959, 15906800017049. **Br. Hassan :-** 13546800017110,13546101035050.

Bangalore 04-09-2024 For The Federal Bank Ltd Senior Vice President & Zonal Head

EXAM DH ಪ್ರಜಾವಾಣಿ MASTERMIND™
ವಾರ್ಷಿಕ ಚಂದಾದಾರಿಕೆ ಈಗ ಕೇವಲ ₹599ಕ್ಕೆ ಮಾತ್ರ
ಯುಪಿಎಸ್‌ಸಿ, ಕೆಪಿಎಸ್‌ಸಿ, ಪಿಎಸ್‌ಐ, ಎಫ್‌ಡಿಎ, ಬ್ಯಾಂಕಿಂಗ್ ಪಿ.ಒ... ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಇ-ಮಿತ್ರ
ಈಗಲೇ ಚಂದಾದಾರರಾಗಲು QR ಕೋಡ್ ಸ್ಕ್ಯಾನ್ ಮಾಡಿ ಅಥವಾ
www.exammastermind.comಗೆ ಭೇಟಿ ಕೊಡಿ

ಭಾರತದ ಪ್ರಮುಖ ಸರೋವರಗಳು

ಗುರುಶಂಕರ್ ಕೆ.ಪಿ.

ಡಲ್ ಸರೋವರದ ತೇಲು ಮಾರುಕಟ್ಟೆ

ಡಲ್ ಸರೋವರ

- ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಡಲ್ ಸರೋವರ ಕಾಣಬಹುದು. ಈ ಸರೋವರವನ್ನು ಕಾಶ್ಮೀರದ ಕಿರೀಟದಲ್ಲಿರುವ ರತ್ನ ಅಥವಾ ಶ್ರೀನಗರದ ಆಭರಣ ಎಂದೂ ಕರೆಯಲಾಗುತ್ತದೆ.
- 18 ಚದರ ಕಿ.ಮೀ. ವಿಸ್ತೀರ್ಣವನ್ನು ಹೊಂದಿರುವ ಈ ಸರೋವರದಲ್ಲಿ ತೇಲುವ ಉದ್ಯಾನಗಳು ನೈಸರ್ಗಿಕವಾಗಿ ನಿರ್ಮಾಣವಾಗಿದೆ.
- ತೇಲುವ ಉದ್ಯಾನಗಳನ್ನು ಕಾಶ್ಮೀರದಲ್ಲಿ 'ರಾದ್' ಎಂದು ಕರೆಯಲಾಗುತ್ತದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ತಾವರೆ ಹೂವು ಹೆಚ್ಚಿನ ಪ್ರಮಾಣದಲ್ಲಿ ಅರಳುತ್ತದೆ.
- ಡಲ್ ಸರೋವರದ ಮತ್ತೊಂದು ವಿಶೇಷತೆ ಏನೆಂದರೆ ಶ್ರೀನಗರದ ಪ್ರವಾಸಿಗರಿಗೆ ವಸತಿ ದೋಣಿಗಳ ಮೂಲಕ ವಸತಿ ಸವಲತ್ತನ್ನು ಕಲ್ಪಿಸಲಾಗುತ್ತದೆ. ಜಮ್ಮು-ಕಾಶ್ಮೀರದ ಎರಡನೇ ಅತಿದೊಡ್ಡ ಸರೋವರವಾಗಿದ್ದು ಈ ಸರೋವರದ ಸುತ್ತ ಜಬ್ಬರ್ ವನ್ ಪರ್ವತ ಕಣಿವೆ, ಶಂಕರಾಚಾರ್ಯ ಪರ್ವತದ ತಪ್ಪಲು ಪ್ರದೇಶ ಮೂರು ಕಡೆಯಿಂದ ಸುತ್ತುವರಿದಿದೆ.

ಸಂಭಾರ್ ಸರೋವರ

- ರಾಜಸ್ಥಾನದಲ್ಲಿ ಕಂಡುಬರುವ ಈ ಸರೋವರವು ಭಾರತದ ಅತಿದೊಡ್ಡ ಒಳನಾಡಿನ ಉಪ್ಪು ನೀರಿನ ಸರೋವರವಾಗಿದೆ.
- ಅರಾವಳಿ ಶ್ರೇಣಿಯ ತಪ್ಪಲಿನಲ್ಲಿ ನಿರ್ಮಾಣವಾಗಿರುವ ಈ ಸರೋವರವು ಮೊಘಲರ ಆಳ್ವಿಕೆಯ ಸಂದರ್ಭದಲ್ಲಿ ಮೊಘಲರ ಸಾಮ್ರಾಜ್ಯದ ಉಪ್ಪು ತಯಾರಿಕಾ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿತ್ತು. ಮೊಘಲರ ಪತನದ ನಂತರ ಜೈಪುರ್ ಮತ್ತು ಜೋಧಪುರ್ ದೇಶೀಯ ಸಂಸ್ಥಾನಗಳು ಜಂಟಿಯಾಗಿ ಈ ಉಪ್ಪು ನೀರಿನ ಸರೋವರವನ್ನು ನಿಯಂತ್ರಿಸುತ್ತಿದ್ದರು.
- ರಾಮ್ಸರ್ ಸಮಾವೇಶದ ಅನ್ವಯ 1990ರಲ್ಲಿ ಸಂಭಾರ್ ಸರೋವರವನ್ನು ಅಂತರರಾಷ್ಟ್ರೀಯ ಜೌಗು ಪ್ರದೇಶ ಎಂದು ಘೋಷಿಸಲಾಯಿತು.
- ಬೇಸಿಗೆಯ ಸಂದರ್ಭದಲ್ಲಿ ಈ ಸರೋವರದ ಆಳ ಅತ್ಯಂತ ಕಡಿಮೆಯಾಗುತ್ತದೆ ಹಾಗೂ ಮುಂಗಾರಿನ ಸಂದರ್ಭದಲ್ಲಿ ಸರೋವರದ ಆಳ ಹೆಚ್ಚಾಗುತ್ತದೆ. ಸಂಭಾರ್ ಸರೋವರಕ್ಕೆ ಹರಿದುಬರುವ ನದಿಗಳು : ಸಮದ್, ಖಾರಿ, ಮಾಂತ, ಖಂಡಲ, ಮೆಡ್ಥಾ ಮತ್ತು ರೂಪಂಗರ್ ನದಿಗಳು.

ಕೋಲ್ಲೆರು ಸರೋವರ

- ಭಾರತದ ಅತಿ ದೊಡ್ಡ ಸರೋವರವಾಗಿದ್ದು , ಕೃಷ್ಣ ಮತ್ತು ಗೋದಾವರಿ ನದಿಯ ಮುಖಜ ಭೂಮಿಯಲ್ಲಿ ಈ ಸರೋವರ ನಿರ್ಮಾಣವಾಗಿದೆ.
- ಭಾರತದಲ್ಲಿರುವ ಅತಿದೊಡ್ಡ ಶುದ್ಧ ನೀರಿನ ಸರೋವರವಾಗಿದ್ದು ಆಂಧ್ರದ ಎರಡು ಜಿಲ್ಲೆಗಳಾದ ಕೃಷ್ಣ ಮತ್ತು ಪಶ್ಚಿಮ ಗೋದಾವರಿಯಲ್ಲಿ ಆವೃತವಾಗಿದೆ.
- ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅನ್ವಯ ಈ ಸರೋವರವನ್ನು ನವೆಂಬರ್ 1999ರಲ್ಲಿ ವನ್ಯಜೀವಿ ಧಾಮ ಎಂದು ಘೋಷಿಸಲಾಯಿತು. 2002ರಲ್ಲಿ ರಾಮ್ಸರ್ ಒಪ್ಪಂದದ ಅನ್ವಯ ಅಂತರರಾಷ್ಟ್ರೀಯ ಪ್ರಾಮುಖ್ಯ ಇರುವ ಜೌಗು ಪ್ರದೇಶ ಎನ್ನುವ ಸ್ಥಾನಮಾನವನ್ನು ಕಲ್ಪಿಸಲಾಗಿದೆ.
- ವಲಸೆ ಪಕ್ಷಿಗಳಿಗೆ ಪ್ರಮುಖ ವಾಸಸ್ಥಾನವಾಗಿದ್ದು ಸೈಬೀರಿಯಾದ ಕೊಕ್ಕರೆ, ಇಬಿಸ್ ಬಣ್ಣದ ಕೊಕ್ಕರೆಗಳು ಚಳಿಗಾಲದಲ್ಲಿ ಈ ಪ್ರದೇಶಕ್ಕೆ ವಲಸೆ ಬರುತ್ತವೆ.

ವೆಂಬನಾಡ್ ಸರೋವರ

- ಕೇರಳದ ಮೂರು ಪ್ರತ್ಯೇಕ ಜಿಲ್ಲೆಗಳಲ್ಲಿ ಈ ಸರೋವರ ಆವೃತವಾಗಿದ್ದು 12 ಮೀಟರ್ ಆಳ ಮತ್ತು 2033 ಚದರ ಕಿ.ಮೀ. ವಿಸ್ತೀರ್ಣವನ್ನು ಹೊಂದಿದೆ.
- ಭಾರತದಲ್ಲಿಯೇ ಅತಿ ಉದ್ದನೆಯ ಸರೋವರ ಎಂದು ಪ್ರಖ್ಯಾತಿ ಹೊಂದಿದೆ.
- ಕೇರಳದ ಅತಿ ದೊಡ್ಡ ಸರೋವರವಾಗಿದೆ. ವೆಂಬನಾಡು ಸರೋವರವನ್ನು ವೆಂಬನಾಡು ಕಾಯಲ್, ವೆಂಬನಾಡ್ ಕೋಲ್, ಪುನ್ನಮಡ ಸರೋವರ ಮತ್ತು ಕೊಚ್ಚಿ ಸರೋವರ ಎಂದೂ ಕರೆಯಲಾಗುತ್ತದೆ.
- ಕೇರಳದ ನಾಲ್ಕು ನದಿಗಳು ಈ ಸರೋವರವನ್ನು ಸೇರುತ್ತದೆ ಅವುಗಳೆಂದರೆ ಮೀನಾಚಿಲ್, ಅಚ್ಚನ್ ಕೋವಿಲ್, ಪಂಪ ಮತ್ತು ಮನಿಮಲ .
- ಅರಬ್ಬಿ ಸಮುದ್ರದಿಂದ ಬೇರ್ಪಟ್ಟಿರುವ ಸರೋವರವಾಗಿದ್ದು, ಕೇರಳದ ಜನಪ್ರಿಯ ಹಿನ್ನೀರಿನ ಪ್ರದೇಶವಾಗಿದೆ.
- ಸರೋವರದ ಮತ್ತೊಂದು ವಿಶೇಷತೆ ಏನೆಂದರೆ ಪ್ರತಿ ವರ್ಷ ಆಗಸ್ಟ್‌ನಲ್ಲಿ ನೆಹರೂ ಟ್ರೋಫಿ ದೋಣಿ ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ. ಈ ಸ್ಪರ್ಧೆಗೆ ಇರುವ ಮತ್ತೊಂದು ಹೆಸರು ಸ್ನೇಕ್ ಬೋಟ್ ಸ್ಪರ್ಧೆ.
- 2002ರಲ್ಲಿ ರಾಮ್ಸರ್ ಒಪ್ಪಂದದ ಪ್ರಕಾರ ಅಂತರರಾಷ್ಟ್ರೀಯ ಪ್ರಾಮುಖ್ಯತೆ ಹೊಂದಿರುವ ಜೌಗು ಪ್ರದೇಶಗಳ ಪಟ್ಟಿಯಲ್ಲಿ ಇದನ್ನು ಸೇರಿಸಲಾಗಿದ್ದು, ಪಶ್ಚಿಮ ಬಂಗಾಳದಲ್ಲಿರುವ ಸುಂದರ್‌ಬನ್ಸ್ ನಂತರ ರಾಮ್ಸರ್ ಪಟ್ಟಿಯಲ್ಲಿ ಸ್ಥಾನವನ್ನು ಪಡೆದುಕೊಂಡಿರುವ ಎರಡನೇ ಅತಿದೊಡ್ಡ ಸ್ಥಳವಾಗಿದೆ.
- ಭಾರತ ಸರ್ಕಾರ ವೆಂಬನಾಡು ಜೌಗು ಪ್ರದೇಶವನ್ನು ರಾಷ್ಟ್ರೀಯ ಜೌಗು ಪ್ರದೇಶ ಸಂರಕ್ಷಣಾ ಕಾರ್ಯಕ್ರಮದ ಅಡಿಯಲ್ಲಿ ತಂದಿದೆ. ನಿರಂತರವಾಗಿ ಈ ಪ್ರದೇಶದಲ್ಲಿ ಸಂರಕ್ಷಣಾ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಕುಮಾರಕೋಮ್ ಪಕ್ಷಿಧಾಮ ಈ ಸರೋವರದಲ್ಲಿ ಇದೆ. ವೆಂಬನಾಡು ಸರೋವರದಲ್ಲಿರುವ ದ್ವೀಪವೆಂದರೆ ವಿಲ್ಲಿಂಗ್ ಡನ್ ದ್ವೀಪ.

ಚಿಲ್ಕ ಸರೋವರ

- ಒಡಿಶಾದಲ್ಲಿರುವ ಈ ಸರೋವರವು ಹಿನ್ನೀರಿನ ಸರೋವರವಾಗಿದೆ. ಈ ಸರೋವರದ ಒಟ್ಟು ವಿಸ್ತೀರ್ಣ 1165 ಚದರ ಕಿ.ಮೀ. ಮತ್ತು ಈ ಸರೋವರದ ಆಳ 4.2 ಮೀಟರ್‌ನಷ್ಟಿದೆ.
- ಜಲಪಕ್ಷಿಗಳ ಸ್ಥಿತಿ ಸಮೀಕ್ಷೆ-2022ರ ಅನ್ವಯ ಒಂದು ವರ್ಷದಲ್ಲಿ ಈ ಸರೋವರಕ್ಕೆ 11 ಲಕ್ಷ ಜಲ ಪಕ್ಷಿಗಳು ಮತ್ತು ಜೌಗು ಪ್ರದೇಶದಲ್ಲಿ ವಾಸಿಸುವ ವಿವಿಧ ಪಕ್ಷಿಗಳು ಭೇಟಿ ನೀಡಿವೆ ಎಂದು ಉಲ್ಲೇಖಿಸಿದೆ.
- ಏಷ್ಯಾದ ಅತಿದೊಡ್ಡ ಮತ್ತು ವಿಶ್ವದ ಎರಡನೇ ಅತಿದೊಡ್ಡ ಲಗೂನ್ ಎಂದು ಈ ಸರೋವರವನ್ನು ಪರಿಗಣಿಸಲಾಗುತ್ತದೆ.
- 1981ರಲ್ಲಿ ಜೌಗು ಪ್ರದೇಶ ಎಂದು ರಾಮ್ಸರ್ ಪಟ್ಟಿಯಲ್ಲಿ ಸ್ಥಾನವನ್ನು ನೀಡಲಾಯಿತು. ರಾಮ್ಸರ್ ಪಟ್ಟಿಯಲ್ಲಿ ಸ್ಥಾನವನ್ನು ಪಡೆದ ಭಾರತದ ಮೊಟ್ಟಮೊದಲ ಜೌಗು ಪ್ರದೇಶ ಎನ್ನುವ ಹೆಗ್ಗಳಿಕೆಯನ್ನು ಇದು ಪಡೆಯಿತು.
- ಚಿಲ್ಕ ಸರೋವರದಲ್ಲಿರುವ ಮತ್ತೊಂದು ಆಕರ್ಷಣೆ ಏನೆಂದರೆ ಐರಾವಡ್ಡಿ ಡಾಲ್ಫಿನ್‌ಗಳು. ಚಿಲ್ಕ ಸರೋವರದಲ್ಲಿರುವ ಸತಪತ ದ್ವೀಪದಲ್ಲಿ ಕಂಡುಬರುತ್ತದೆ. ಇದಲ್ಲದೆ ಚಿಲ್ಕ ಸರೋವರದಲ್ಲಿ ನಲ್ಬನ ದ್ವೀಪ 16 ಚದರ ಕಿ.ಮೀ. ಪ್ರದೇಶವನ್ನು ಆವರಿಸಿಕೊಂಡಿದ್ದು, 1987ರಲ್ಲಿ ಈ ದ್ವೀಪವನ್ನು ಭಾರತ ಸರ್ಕಾರ ಪಕ್ಷಿಧಾಮ ಎಂದು ಘೋಷಿಸಿತು.
- ಚಿಲ್ಕ ಸರೋವರದ ದ್ವೀಪದಲ್ಲಿರುವ ದೇವಾಲಯ: ಕಲಿಜಾಯ್ ದೇವಾಲಯ.

❖

ಬಹುಆಯ್ಕೆಯ ಪ್ರಶ್ನೋತ್ತರಗಳು

1. ಅರ್ಜೆಂಟೀನಾದ ಯಾವ ಪ್ರದೇಶವನ್ನು ಕೃಷಿ ಚಟುವಟಿಕೆಯ ಹೃದಯಭಾಗ ಎಂದು ಕರೆಯಲಾಗುತ್ತದೆ?

ಎ. ಪಂಪಸ್. ಬಿ. ದ ಆಂಡೀಸ್.
ಸಿ. ಪಟಗೋನಿಯ. ಡಿ. ಸೆಟಗೋನಿಯ.

ಉತ್ತರ : ಎ

2. ಭಾರತ ಮತ್ತು ಅರ್ಜೆಂಟೀನಾ ರಾಷ್ಟ್ರಗಳು ಕೆಳಗಿನ ಯಾವ ವಲಯದ ಒಪ್ಪಂದಕ್ಕೆ ಸಹಿ ಹಾಕಿವೆ?

ಎ. ಮುಕ್ತ ವ್ಯಾಪಾರ ಒಪ್ಪಂದ.
ಬಿ. ಸಾಂಸ್ಕೃತಿಕ ವಿನಿಮಯ ಒಪ್ಪಂದ.
ಸಿ. ಸಾಮಾಜಿಕ ಭದ್ರತಾ ಒಪ್ಪಂದ.
ಡಿ. ಮಹಿಳಾ ಹಕ್ಕುಗಳ ಸಂರಕ್ಷಣಾ ಒಪ್ಪಂದ.

ಉತ್ತರ : ಸಿ

3. ಇ-ಆಡಳಿತಕ್ಕೆ ಸಂಬಂಧಿಸಿದಂತೆ ಕೆಳಗಿನ ಯಾವ ಯೋಜನೆಗಳನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ?

1. ಭೂಮಿ. 2.ಖಜಾನೆ.
3. ಮನುಜ. 4. ನಿರಂತರ ಸೇವಾ.

ಕೋಡ್ ಬಳಸಿ ಸರಿಯಾದ ಉತ್ತರವನ್ನು ಗುರುತಿಸಿ.

ಎ. 1 ಮತ್ತು 2 ಬಿ. 2 ಮತ್ತು 3
ಸಿ. 3 ಮತ್ತು 4 ಡಿ. 4 ಮಾತ್ರ

ಉತ್ತರ : ಎ

4. ಸ್ಮಾರ್ಟ್ ಆಡಳಿತದಲ್ಲಿ ಕೆಳಗಿನ ಯಾವ ಅಂಶಗಳನ್ನು ಅಳವಡಿಸಿಕೊಳ್ಳಲಾಗುತ್ತದೆ?

1. ಸರಳೀಕರಣ.
2. ಆಡಳಿತ ವ್ಯವಸ್ಥೆಯಲ್ಲಿ ಮೌಲ್ಯಗಳ ಅಳವಡಿಕೆ.
3. ಉತ್ತರದಾಯಿತ್ವ.
4. ಪ್ರತಿಕ್ರಿಯಾಶೀಲ ಆಡಳಿತ.

ಕೋಡ್ ಬಳಸಿ ಸರಿಯಾದ ಉತ್ತರವನ್ನು ಗುರುತಿಸಿ.

ಎ. 1 ಮತ್ತು 2 ಬಿ. 1, 2, 3 ಮತ್ತು 4
ಸಿ. 2 ಮತ್ತು 4 ಡಿ. 3 ಮತ್ತು 4

ಉತ್ತರ : ಬಿ

5. ಭಾಮ ಕಲಾಪಂ ನಾಟಕ ಕೆಳಗಿನ ಯಾವ ಲೇಖಕರಿಗೆ ಸಂಬಂಧಿಸಿದೆ?

ಎ. ಸಿದ್ದೇಂದ್ರ ಯೋಗಿ.
ಬಿ. ಸಿದ್ದೇಶ್ವರ ಮುನಿ.
ಸಿ. ಲೋಕೇಶ್ವರ ಯೋಗಿ.
ಡಿ. ಓಹಿಲೇಶ್ವರ ಯೋಗಿ.

ಉತ್ತರ : ಎ

6. ಜಲಚಿತ್ರ ನೃತ್ಯಂಗೆ ಸಂಬಂಧಿಸಿದಂತೆ ಸರಿಯಾದ ಹೇಳಿಕೆಗಳನ್ನು ಗುರುತಿಸಿ?

1. ಈ ನೃತ್ಯ ಸ್ವರೂಪದಲ್ಲಿ ರಾಮಾಯಣದ ಕಥಾ ಹಂದರವನ್ನು ಪ್ರದರ್ಶಿಸಲಾಗುತ್ತದೆ.
2. ಈ ನೃತ್ಯ ಸ್ವರೂಪದಲ್ಲಿ ರಾಮಾಯಣ ಮತ್ತು ಮಹಾಭಾರತದ ಕಥಾ ಹಂದರವನ್ನು ಪ್ರದರ್ಶಿಸಲಾಗುತ್ತದೆ.
3. ನೃತ್ಯಪಟು ತನ್ನ ಕಾಲಿನ ಬೆರಳನ್ನು ಬಳಸಿಕೊಂಡು ಚಿತ್ರವನ್ನು ಬಿಡಿಸುವ ನೃತ್ಯ ಶೈಲಿಯಾಗಿದೆ.

ಕೋಡ್ ಬಳಸಿ ಸರಿಯಾದ ಉತ್ತರವನ್ನು ಗುರುತಿಸಿ.

ಎ. 1 ಮತ್ತು 2 ಬಿ. 1 ಮತ್ತು 3
ಸಿ. 3 ಮಾತ್ರ ಡಿ. 2 ಮಾತ್ರ

ಉತ್ತರ : ಸಿ

7. ಕೆಳಗಿನ ಯಾವ ಸ್ಥಳದಲ್ಲಿ ನೂತನ ಪರಮಾಣು ವಿದ್ಯುತ್ ಉತ್ಪಾದನಾ ಘಟಕವನ್ನು ಪ್ರಾರಂಭಿಸಲಾಗುತ್ತಿದೆ?

ಎ. ಗೋರಖ್ ಪುರ್, ಹರಿಯಾಣ.
ಬಿ. ಭೋಪಾಲ್, ಮಧ್ಯ ಪ್ರದೇಶ.
ಸಿ. ಪ್ರಯಾಗ್ ರಾಜ್, ಉತ್ತರ ಪ್ರದೇಶ.
ಡಿ. ತಿರುವನಂತಪುರಂ, ಕೇರಳ.

ಉತ್ತರ : ಎ

8. ಕಲ್ಪಕಂನಲ್ಲಿ ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸುತ್ತಿರುವ ಥೋರಿಯಂ ಆಧಾರಿತ ಪರಮಾಣು ಘಟಕದ ಸರಿಯಾದ ಹೆಸರನ್ನು ಗುರುತಿಸಿ?

ಎ. ಕಾಮಿನಿ ಬಿ. ದುರ್ಗಾ.
ಸಿ. ಭವಾನಿ ಡಿ. ಚಾಮುಂಡಿ.

ಉತ್ತರ : ಎ

❖

ಎಸ್ಸೆಸ್ಸೆಲ್ಸಿ- ಪಿಯುಸಿ ಪರೀಕ್ಷೆ ದಿಕ್ಸೂಚಿ

ಎಸ್ಸೆಸ್ಸೆಲ್ಸಿ - ಇಂಗ್ಲಿಷ್

Second Language ENGLISH

Unit-1 Poem : Grandma Climbs a Tree

Read and appreciate

A.1. Read the poem again. Does the behavior of grandma strike you as unusual? If so, support your view quoting her ways and responses to others. One is done for you.

*Grandma climbing a tree. (Way 1)

Ans:
*When told to stop tree climbing and grow old gracefully, granny laughed to reject it, preferred to grow old disgracefully.

* One day when she climbed a tree but could not come down and had to be rescued. Following the incident she was forced a bed rest for a week. Even this could not change her; instead she wanted a tree house for her stay.

2. 'Growing old gracefully' is an expression used in the poem Discuss with your partner whether what the grandma was doing was graceful or otherwise.

Ans: Grandma was an adventurer. Society wishes to see old people slow down their activities for their safety. However the modern health care and safety engineering is enabling many old people to do many feats beyond their age like flying aircraft, sky diving etc. Such adventures are appreciated and seen with respect. More and more some societies are now coming to view granny acts to live life fully as growing with grace. Grace or disgraces are the product of progress of time, values of a society.

3. Both the narrator (speaker in the poem) and his father were very considerate towards Grandma. Substantiate the statement with textual support.

Ans: The poet and his father were very considerate towards grandma. They respected her nature of adventure to climb trees even at old age when society expected her to age with grace by stopping it. One day granny climbed a tree but was unable to come down and she had to be rescued, but was advised bed rest for a week. Immediately after recovery she wanted a tree house to live. They immediately fulfilled her by building one with a door and window.

4. If you were to divide the entire poem into two parts which line would you pick up to be the beginning of the second part?

Ans: I would start second part with "After the rescue…..". After incident granny's will for adventure became even stronger and she now decided to live in a tree house.

B. 1. Have a close look at the rhyme-scheme. Write at least 5 pairs of the rhyming words. E.g. said–bed.

Ans: Tree-Free, Branch-Blanch,
Trice-Price, Spread-Bread,
Grace-Chase

2. "It was like a brief season". Name the figure of speech in the sentence. What are the two things compared? Explain.

Ans: The figure of speech is simile. The two things compared are grandma's feeling of 'misery' about compulsory bed rest and torture in the 'hell'.

3. 'For being happier in a tree than in a lift'. What is suggested through this line? Exchange your views with your partner.

Ans: Grandma was very skilled in tree climbing since the age of six and maintained her skill even at an old age sixty two. She could climb tree in a trice and enjoyed it than being stand still in a lift.

4. "There was not a tree, she hadn't been up' is an expression.

Rewrite the above sentences without using 'not' (note: the meaning should be the same)

Give some more examples from outside the text to illustrate the effective use of double negatives.

Ans: There were no trees left, that grandama hadn't climed

Some more examples of double negatives:

a) All the witnesses claimed that didn't see nothing.
b) The pilot can't find no place to land.
c) There is no way you can do nothing about this.

C. Read the line 'she would be up in the branches in a trice'.

What picture do you get in your mind when you read this? May be it is the picture of the grandma climbing a tree deftly even like a monkey.

Now read the following lines and say what pictures or images you that come to your mind. Try to draw these pictures if you can.

1. An aged woman confined to bed.

Ans: It gives picture of a frail, difficult to walk forced to stay on bed.

2. Every breeze / whispered of summer and dancing leaves.

Ans: A low Wind speed of summer is whispering in ears that summer is here and it is being complimented by dry leaves fallen to ground start dancing as if to music.

3. Being happier in a tree than in a lift.

Ans: We get a picture of being happier while breathing fresh air on a tree than stale air in a claustrophobic lift.

(Contd….)

ಎಸ್ಸೆಸ್ಸೆಲ್ಸಿ ಸಮಾಜ ವಿಷಯದ ಇಂಗ್ಲಿಷ್ ಮಾಧ್ಯಮದ ಪ್ರಶ್ನೋತ್ತರಕ್ಕಾಗಿ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ

ಮಾಹಿತಿ: ಜ್ಞಾನಭಾರತಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ, ಕೇಂದ್ರ

II PUC CHEMISTRY

The d- and f-Block Elements

26. Although+3 oxidation states is the characteristic oxidation state of lanthanides but cerium shows +4 oxidation state also. Why?

Ans: After losing one more electron, Ce^{3+} acquires a stable $4f^0$ electronic configuration. Thus, although the +3 oxidation state is the characteristic oxidation state of lanthanoids, cerium shows a +4 oxidation state.

27. Enthalpy of atomization is maximum in the middle of each transition series. Why?

Ans: Transition elements in the middle of each series have higher enthalpies of atomization because of their strong interatomic interactions and strong metal-metal bonding:

24. In the series Sc (Z = 21) to Zn (Z = 30), the enthalpy of atomization of zinc is the lowest, i.e., 126 kJ mol^{-1}. Why?

Ans: The extent of metallic bonding of an element decides the enthalpy of atomization. The more extensive the metallic bonding of an element, the more will be its enthalpy of atomization. In all transition metals (except Zn, electronic configuration: $3d^{10}4s^2$), there are some unpaired electrons that account for their stronger metallic bonding. Due to the absence of these unpaired electrons, the inter-atomic electronic bonding is the weakest in Zn and as a result, it has the least enthalpy of atomization.

28. Enthalpy of atomization is more in 4d and 5d series than 3d series. Give reason.

Ans: This is due to the strong metal-metal bonding in heavy transition metals (4d and 5d) than 3d series.

29. Even though more number of unpaired electrons are present in Mn (3d series) Te (4d series) and Re (5d series) their melting points are less. Why?

Ans: This is because Mn, Te and Re have stable half filled d^5 electronic configuration. Therefore electrons are held more tightly by the nucleus. So delocalization of electrons is less and hence metallic bond is weak.

30. Explain the variation of atomic and ionic sizes (radii) of transition metals.

Ans:- The atomic and ionic radii of transition metals vary across groups and periods:

Across groups

Atomic and ionic radii decrease from groups 3–6, then increase from groups 7–10 and increase again in groups 11–12. This is because the small number of d-electrons in groups 3–6 provide poor shielding, while electron-electron repulsions balance out nuclear charge in groups 7–10 Elements in groups 11–12 have larger radii due to more subshells.

Across periods

Atomic radii decrease as atomic number increases within a series due to increasing nuclear charge, which pulls the electron cloud inward. However, the decrease becomes smaller after the middle of the series.

Ionic size

Ionic size decreases with increasing oxidation state and nuclear charge. For positive ions, the radius decreases with increasing charge, while for negative ions, it increases. Cations are smaller than their parent atoms, while anions are larger.

The atomic radii of the first transition series generally decrease from Scandium to Nickel and then gradually increase for Copper and Zinc. This is because the increasing number of protons in the nucleus increases the effective nuclear charge, but the shielding effect of the electrons also increases, resulting in a weaker effective nuclear charge for Copper and Zinc.

31. Along the period of each transition series, density increases. Give reason.

Ans: This is because decrease in metallic radius due to increase in effective nuclear charge.

32. When orange solution containing $Cr_2O_7^{2-}$ ion is treated with an alkali, a yellow solution is formed and when H^+ ions are added to yellow solution, an orange solution is obtained. Explain why does this happen?

Ans: The following reaction takes place when $Cr_2O_7^{2-}$ is treated with an alkali,

(orange) $Cr_2O_7^{2-} + OH^- \rightarrow 2CrO_4^{2-}$ (yellow)

When the yellow solution is treated with an acid, we get back the orange solution

(yellow) $2CrO_4^{2-} + 2H^+ \rightarrow Cr_2O_7^{2-}$ (orange) + H_2O

This reaction is reversible under proper conditions.

33. The second and third rows of transition elements resemble each other much more than they resemble the first row. Explain why?

Ans: Due to lanthanoid contraction, the atomic radii of the second and third-row transition elements are almost identical. So, they resemble each other much more than first-row elements.

(Contd…)

ದರ್ಶನ್ ಸೇರಿದಂತೆ ಹಲವರ ಬಟ್ಟೆಗಳಲ್ಲಿ ರಕ್ತದ ಕಲೆ ಪತ್ತೆ

‘ಅಶ್ಲೀಲ ಸಂದೇಶ: ಕೆರಳಿದ್ದ ಪವಿತ್ರಾ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ನಟ ದರ್ಶನ್ ಅವರ ಆಪ್ತೆ ಪವಿತ್ರಾಗೌಡ ಅವರಿಗೆ ರೇಣುಕಸ್ವಾಮಿ ತನ್ನ ಇನ್‌ಸ್ಟಾಗ್ರಾಂ ಖಾತೆಯಿಂದ ಅಶ್ಲೀಲ ಸಂದೇಶ ಹಾಗೂ ನಗ್ನ ಫೋಟೊ ಕಳುಹಿಸಿದ್ದೇ ಕೃತ್ಯಕ್ಕೆ ಮೂಲ ಕಾರಣ’ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿ ಹೇಳಿದೆ.

‘ಫೆಬ್ರುವರಿಯಲ್ಲಿ ಪವಿತ್ರಾ ಅವರು ದುಬೈಗೆ ತೆರಳಿದ್ದರು. ಅದೇ ವೇಳೆಯಲ್ಲಿ ರೇಣುಕಸ್ವಾಮಿ ಅವರು ಪವಿತ್ರಾಗೆ ಸಂದೇಶ ಕಳುಹಿಸುತ್ತಿದ್ದರು. ಸಂದೇಶ ಗಮನಿಸಿದ್ದ ಪವಿತ್ರಾ ಪ್ರತಿಕ್ರಿಯಿಸಿರಲಿಲ್ಲ. ಜೂನ್ 5 ರಂದು ಮತ್ತೆ ಕೆಲವು ಅಶ್ಲೀಲ ಸಂದೇಶ ಬಂದಿದ್ದಕ್ಕೆ ಕೆರಳಿದ್ದ ಪವಿತ್ರಾ, ತಮ್ಮ ವ್ಯವಸ್ಥಾಪಕ ಕೆ.ಪವನ್‌ಗೆ ಈ ವಿಷಯ ತಿಳಿಸಿದ್ದರು. ಪವಿತ್ರಾ ಅವರ ಹೆಸರಿನಲ್ಲಿ ಪವನ್ ಸಂದೇಶ ಕಳುಹಿಸಿ, ರೇಣುಕಸ್ವಾಮಿ ಮೊಬೈಲ್ ಸಂಖ್ಯೆ ಪಡೆದುಕೊಂಡಿದ್ದರು. ಈ ಮೊಬೈಲ್ ಸಂಖ್ಯೆಯನ್ನು ದರ್ಶನ್ ಅವರಿಗೆ ನೀಡಿದ್ದರು. ಚಿತ್ರದುರ್ಗದ ರಾಘವೇಂದ್ರನನ್ನು ಸಂಪರ್ಕಿಸಿದ್ದ ದರ್ಶನ್, ಸಂದೇಶ ಕಳುಹಿಸಿದ್ದ ವ್ಯಕ್ತಿಯನ್ನು ಕರೆತರುವಂತೆ ಸೂಚಿಸಿದ್ದರು. ನಟನನ್ನು ಭೇಟಿ ಮಾಡಿಸುವುದಾಗಿ ಆಮಿಷವೊಡ್ಡಿ ಪಟ್ಟಣಗೆರೆಯ ಶೆಡ್‌ಗೆ ಕರೆ ತಂದಿದ್ದರು.

ತನಿಖಾಧಿಕಾರಿ, ಎಸಿಪಿ ಎಸ್. ಚಂದನ್‌ಕುಮಾರ್

ಪಶ್ಚಿಮ ವಿಭಾಗದ ಡಿಸಿಪಿ ಎಸ್ ಗಿರೀಶ್

‘ಕೃತ್ಯಕ್ಕೂ ಮೊದಲು ದರ್ಶನ್ ಅವರು ಆರ್.ಆರ್.ನಗರದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಅದರ ಮಾಲೀಕ ವಿನಯ್, ನಟ ಚಿಕ್ಕಣ್ಣ ಅವರೊಂದಿಗೆ ಪಾರ್ಟಿ ನಡೆಸುತ್ತಿದ್ದರು. ಆಗ ಪವನ್ ಕರೆ ಮಾಡಿ ರೇಣುಕಸ್ವಾಮಿಯನ್ನು ಶೆಡ್‌ಗೆ ಕರೆ ತಂದಿರುವುದಾಗಿ ಮಾಹಿತಿ ನೀಡಿದ್ದರು. ಪಾರ್ಟಿಯಿಂದ ಗಡಿಬಿಡಿಯಲ್ಲಿ ಹೊರಟಿದ್ದ ದರ್ಶನ್ ಅವರು ರಾಜರಾಜೇಶ್ವರಿನಗರಕ್ಕೆ ತೆರಳಿ, ಅಲ್ಲಿಂದ ಪವಿತ್ರಾ ಜತೆಗೆ ಶೆಡ್‌ಗೆ ಬಂದಿದ್ದರು. ಶೆಡ್‌ನಲ್ಲಿ ರೇಣುಕಸ್ವಾಮಿಯನ್ನು ಕಂಡು ಆಕ್ರೋಶಗೊಂಡ ಪವಿತ್ರಾ ಚಪ್ಪಲಿಯಿಂದ ಹೊಡೆದಿದ್ದರು. ‘ಅವನಿಗೆ ಬದುಕಲು ಯೋಗ್ಯತೆ ಇಲ್ಲ, ಅವನನ್ನು ಸಾಯಿಸಿ...’ ಎಂದೂ ಕೂಗಾಡಿದ್ದರು. ಅದಾದ ಮೇಲೆ ದರ್ಶನ್ ಸೇರಿ 13 ಮಂದಿ ಹಲ್ಲೆ ನಡೆಸಿದ್ದರು. ಹಲ್ಲೆಗೂ ಮುನ್ನ ಕ್ಷಮೆ ಕೇಳಿ ವಿಡಿಯೊ ಮಾಡಿಕೊಂಡಿದ್ದರು’ ಎಂಬುದು ದೃಢಪಟ್ಟಿದೆ.

ಎಲೆಕ್ಟ್ರಿಕ್ ಶಾಕ್: ‘ಆರೋಪಿ ಧನರಾಜ್ ಖರೀದಿಸಿ ತಂದಿದ್ದ ಮೆಗ್ಗರ್ ಉಪಕರಣದಿಂದ ರೇಣುಕಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದರು. ಕೆಲವರು ರೇಣುಕಸ್ವಾಮಿ ಮರ್ಮಾಂಗಕ್ಕೂ ಒದ್ದಿದ್ದರು. ಬ್ಯಾಟ್‌ನಿಂದ ಹೊಡೆದು ಶೆಡ್‌ನಲ್ಲಿ ನಿಂತಿದ್ದ ಲಾರಿಗೆ ತಲೆಯನ್ನು ಗುದ್ದಿಸಿದ್ದರು. ಈ ರೀತಿ ಬಲವಾದ ಹಲ್ಲೆಯಿಂದ ಸಾವಿಗೀಡಾಗಿರುವುದು ಮರಣೋತ್ತರ ವರದಿಯಲ್ಲಿ ವಿವರಿಸಲಾಗಿತ್ತು. ಈ ವರದಿಯನ್ನೂ ದೋಷಾರೋಪ ಪಟ್ಟಿಯಲ್ಲಿ ವಿವರಿಸಲಾಗಿದೆ’ ಎಂದು ತನಿಖಾಧಿಕಾರಿಗಳು ಹೇಳಿದರು.

‘ದರ್ಶನ್, ಪವಿತ್ರಾಗೌಡ, ನಾಗರಾಜ್, ವಿನಯ್, ರಾಘವೇಂದ್ರ ಸೇರಿ ಹಲವರು ಕೃತ್ಯ ನಡೆದ ವೇಳೆ ಧರಿಸಿದ್ದ ಬಟ್ಟೆಗಳ ಮೇಲೆ ರಕ್ತದ ಕಲೆಗಳು ಇರುವುದು ಎಫ್‌ಎಸ್‌ಎಲ್ ವರದಿಯಲ್ಲಿ ತಾಳೆಯಾಗಿದೆ. ಕೃತ್ಯ ನಡೆದ ದಿನ ಆರೋಪಿಗಳು ಪರಸ್ಪರ ವಾಟ್ಸ್‌ಆ್ಯಪ್ ಕರೆ ಮಾಡಿರುವುದು ಹಾಗೂ ಚಾಟಿಂಗ್ ನಡೆಸಿರುವುದು ದೃಢಪಟ್ಟಿದೆ’ ಎಂದು ದೋಷಾರೋಪ ಪಟ್ಟಿಯಲ್ಲಿ ವಿವರಿಸಲಾಗಿದೆ.

ವಿನಯ್ | ಪವನ್ | ನಂದೀಶ್ | ರಾಘವೇಂದ್ರ | ನಾಗರಾಜ್ | ಕಾರ್ತಿಕ್ | ನಿಖಿಲ್ ನಾಯಕ್ | ಲಕ್ಷ್ಮಣ್

ಆರೋಪಿಗಳ ವಿವರ

- ಪವಿತ್ರಾಗೌಡ, ಕೆಂಚೇನಹಳ್ಳಿ ರಸ್ತೆ, ರಾಜರಾಜೇಶ್ವರಿ ನಗರ
- ದರ್ಶನ್ ಅಲಿಯಾಸ್ ‘ಡಿ’ ಬಾಸ್, ರಾಜರಾಜೇಶ್ವರಿ ನಗರ
- ಕೆ.ಪವನ್, ಆನ್ನೂರು ಗ್ರಾಮ, ಚನ್ನಪಟ್ಟಣ, ರಾಮನಗರ
- ರಾಘವೇಂದ್ರ, ದೊಡ್ಡಪೇಟೆ, ಚಿತ್ರದುರ್ಗ
- ನಂದೀಶ, ಚಾಮಲಾಪುರ, ಮಂಡ್ಯ
- ಜಗದೀಶ, ಚಿತ್ರದುರ್ಗ
- ಅನುಕುಮಾರ್, ಸಿಹಿನೀರು ಹೊಂಡ, ಹೊಳಲ್ಕೆರೆ ರಸ್ತೆ, ಚಿತ್ರದುರ್ಗ
- ರವಿಶಂಕರ್, ಕುರುಬರ ಹಟ್ಟಿ, ಚಿತ್ರದುರ್ಗ
- ಧನರಾಜ್, ರಾಜರಾಜೇಶ್ವರಿ ನಗರ
- ವಿ.ವಿನಯ್, ಪಟ್ಟಣಗೆರೆ
- ನಾಗರಾಜ್, ರಾಮಕೃಷ್ಣನಗರ, ಮೈಸೂರು
- ಲಕ್ಷ್ಮಣ್, ಆರ್‌ಪಿಸಿ ಲೇಔಟ್
- ದೀಪಕ್, ವಿಜಯನಗರ ಲೇಔಟ್
- ಪ್ರದೂಷ್, ಜೆ.ಪಿ.ನಗರ
- ಕಾರ್ತಿಕ್, ಗಿರಿನಗರ
- ಕೇಶವಮೂರ್ತಿ, ಗಿರಿನಗರ
- ನಿಖಿಲ್ ನಾಯಕ್, ಬನ್ನೇರುಘಟ್ಟ ಮುಖ್ಯರಸ್ತೆ

ಯಾವಾಗ ಏನು?

ಜೂನ್ 8	ಕೊಲೆ ನಡೆದ ದಿನ
ಜೂನ್ 9	ಸತ್ವ ಅನುಗ್ರಹ ಅಪಾರ್ಟ್‌ಮೆಂಟ್ ರಾಜಕಾಲುವೆ ಬಳಿ ಮೃತದೇಹ ಪತ್ತೆ
ಜೂನ್ 10	ದರ್ಶನ್ ಅವರಿಂದ ಹಣ ಪಡೆದು ತಾವೇ ಕೊಲೆ ಮಾಡಿರುವುದಾಗಿ ಹೇಳಿ ನಾಲ್ವರು ಪೊಲೀಸರಿಗೆ ಶರಣಾಗಿದ್ದರು
ಜೂನ್ 11	ಮೈಸೂರಿನಲ್ಲಿ ದರ್ಶನ್ ಹಾಗೂ ಬೆಂಗಳೂರಿನಲ್ಲಿ ಪವಿತ್ರಾಗೌಡ ಅವರನ್ನು ಬಂಧಿಸಲಾಗಿತ್ತು

ಮೂವರು ಪ್ರತ್ಯಕ್ಷ ಸಾಕ್ಷಿದಾರರು

ಪಟ್ಟಣಗೆರೆ ಜಯಣ್ಣ ಅವರ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಕೃತ್ಯ ನಡೆದ ದಿನ ದರ್ಶನ್ ಅವರು ಜೀಪಿನಲ್ಲಿ ಬಂದುಹೋಗಿದ್ದನ್ನು ನೋಡಿದ್ದರು. ಅವರ ಹೇಳಿಕೆ ಸೇರಿದಂತೆ ಮೂವರನ್ನು ಪ್ರತ್ಯಕ್ಷ ಸಾಕ್ಷಿದಾರರನ್ನಾಗಿ ಪರಿಗಣಿಸಲಾಗಿದೆ. ಸುಮನಹಳ್ಳಿಯ ಸತ್ವ ಅನುಗ್ರಹ ಅಪಾರ್ಟ್‌ಮೆಂಟ್ ಸೆಕ್ಯೂರಿಟಿ ಗಾರ್ಡ್ ಹಾಗೂ ಫುಡ್ ಡೆಲಿವರಿ ಹುಡುಗ ರೇಣುಕಸ್ವಾಮಿ ಮೃತದೇಹ ನೋಡಿದ್ದರು. ಆ ವಿವರವನ್ನೂ ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಲೊಕೇಶನ್ ಹೊಂದಾಣಿಕೆ

ದರ್ಶನ್ ಅವರು ಕೃತ್ಯ ನಡೆದ ಸ್ಥಳ, ಕೃತ್ಯದ ನಡೆದ ಬಳಿಕ ಬೇರೆ ಬೇರೆ ಸ್ಥಳಗಳಿಗೆ ತೆರಳಿದ್ದ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಮೊಬೈಲ್ ಲೊಕೇಶನ್‌ಗಳಿಗೆ ಹೊಂದಾಣಿಕೆ ಆಗುತ್ತಿದೆ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

‘ಜೂನ್ 8ರ ಸಂಜೆ ಪಾರ್ಟಿ ವೇಳೆ ರೇಣುಕಸ್ವಾಮಿಯನ್ನು ಶೆಡ್‌ಗೆ ಕರೆತಂದಿದ್ದ ಫೋಟೊ ಮೊಬೈಲ್‌ಗೆ ಬಂದಿತ್ತು. ನಂತರ, ದರ್ಶನ್ ಹಾಗೂ ಪವಿತ್ರಾಗೌಡ ಜೀಪಿನಲ್ಲಿ ಶೆಡ್‌ಗೆ ತೆರಳಿದ್ದರು. ಅಲ್ಲಿಂದ ದರ್ಶನ್ ರಾಜರಾಜೇಶ್ವರಿ ನಗರಕ್ಕೆ ಹೋಗಿ ಬಟ್ಟೆ ಬದಲಿಸಿದ್ದರು. ಅಲ್ಲಿಂದ ಪತ್ನಿ ವಿಜಯಲಕ್ಷ್ಮಿ ಮನೆಗೆ ತೆರಳಿ ಪೂಜೆಯಲ್ಲಿ ಭಾಗಿಯಾಗಿದ್ದರು. ಮರು ದಿನ ಮೈಸೂರಿನ ಫಾರ್ಮ್ ಹೌಸ್‌ಗೆ ಹೋಗಿದ್ದರು. ಅಲ್ಲಿಂದ ನೇರವಾಗಿ ಹೋಟೆಲ್‌ಗೆ ಬಂದಿದ್ದರು. ಅಲ್ಲಿಂದ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಸ್ಥಳಕ್ಕೆ ತೆರಳಿದ್ದರು. ಜೂನ್ 11ರಂದು ಬೆಳಿಗ್ಗೆ ಜಿಮ್‌ನವರೆಗೆ ಕಾಣಿಸಿಕೊಂಡಿದ್ದರು. ಈ ಸ್ಥಳದಲ್ಲಿನ ದೃಶ್ಯಾವಳಿ, ಮೊಬೈಲ್ ಲೊಕೇಶನ್ ಹೊಂದಾಣಿಕೆ ಆಗಿದೆ. ಅದನ್ನೂ ನಮೂದಿಸಲಾಗಿದೆ’ ಎಂದು ತನಿಖಾಧಿಕಾರಿಯೊಬ್ಬರು ಹೇಳಿದರು.

ಕೃತ್ಯ ಬಯಲಾಗಿದ್ದು ಹೇಗೆ?

‘ರೇಣುಕಸ್ವಾಮಿ ಕೊಲೆಯಾದ ನಂತರ ಗಾಬರಿಗೊಂಡಿದ್ದ ದರ್ಶನ್ ಹಾಗೂ ಸಹಚರರು, ಕೂಡಲೇ ಪರಿಚಯಸ್ಥರೊಬ್ಬರಿಗೆ ಕರೆ ಮಾಡಿ ವಿಚಾರ ತಿಳಿಸಿ, ನೆರವು ಕೋರಿದ್ದರು. ಅವರ ಸಲಹೆ ಮೇರೆಗೆ ರೇಣುಕಸ್ವಾಮಿ ಮೃತದೇಹವನ್ನು ಸುಮನಹಳ್ಳಿಯ ಸತ್ವ ಅನುಗ್ರಹ ಅಪಾರ್ಟ್‌ಮೆಂಟ್ ಮುಂಭಾಗದ ರಾಜಕಾಲುವೆ ಸಮೀಪ ಎಸೆದಿದ್ದರು. ತಾವೇ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡು ಪೊಲೀಸರಿಗೆ ಶರಣಾಗುವಂತೆ ನಾಲ್ವರ ಮನವೊಲಿಸಿ ವಿನಯ್ ಹಾಗೂ ದೀಪಕ್ ಮೂಲಕ ತಲಾ ₹5 ಲಕ್ಷ ಪಾವತಿಸಿದ್ದರು. ಅವರು ಶರಣಾಗಿದ್ದರು. ಆರೋಪಿಗಳ ವರ್ತನೆಯಿಂದ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿತ್ತು’ ಎಂದು ಪೊಲೀಸರು ಹೇಳಿದರು.

ಪತ್ನಿಗೆ ಕರೆ ಮಾಡಿದ ದರ್ಶನ್

ಪ್ರಜಾವಾಣಿ ವಾರ್ತೆ

ಬಳ್ಳಾರಿ: ಬಳ್ಳಾರಿ ಕಾರಾಗೃಹದಲ್ಲಿ ಕೊಲೆ ಆರೋಪಿ ದರ್ಶನ್‌ಗೆ ಸ್ಥಿರ ದೂರವಾಣಿ ಮೂಲಕ ಪತ್ನಿಯೊಂದಿಗೆ ಮಾತನಾಡಲು ಅವಕಾಶ ಕಲ್ಪಿಸಲಾಗಿದೆ. ಅವರು ಬುಧವಾರ ಪತ್ನಿಗೆ ಕರೆ ಮಾಡಿ, ದೋಷಾರೋಪ ಪಟ್ಟಿ ಬಗ್ಗೆ ಮಾಹಿತಿ ಕೇಳಿದ್ದಾರೆ.

‘ವಿಚಾರಣಾಧೀನ ಕೈದಿಗಳಿಗೆ ವಾರದಲ್ಲಿ ಎರಡು ಬಾರಿ ಸ್ಥಿರ ದೂರವಾಣಿ ಮೂಲಕ ಕರೆ ಮಾಡಲು ಮತ್ತು ಎರಡು ಬಾರಿ ವಿಡಿಯೊ ಕರೆ ಮಾಡಲು ಅವಕಾಶವಿದೆ’ ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದರು.

‘ದರ್ಶನ್ ಟಿ.ವಿಗಾಗಿ ಮನವಿ ಮಾಡಿದ್ದು, ಸದ್ಯ ಜೈಲಿನಲ್ಲಿ ಹೊಸ ಟಿ.ವಿ ಇಲ್ಲ. ಟಿ.ವಿಯನ್ನು ದುರಸ್ತಿಪಡಿಸಿ, ಕೊಡಲಾಗುವುದು. ಸದ್ಯಕ್ಕೆ ಕಾರಾಗೃಹದಲ್ಲಿ 50ಕ್ಕೂ ಹೆಚ್ಚು ಟಿ.ವಿಗಳಿವೆ’ ಎಂದು ಕಾರಾಗೃಹದ ಅಧೀಕ್ಷಕಿ ಲತಾ ‘ಪ್ರಜಾವಾಣಿ’ಗೆ ತಿಳಿಸಿದರು.

ಕೈದಿಗಳ ವೈಯಕ್ತಿಕ ಹಣ (ಪಿಪಿಸಿ)ವೆಂದು ದರ್ಶನ್ ಹೆಸರಿನಲ್ಲಿ ಸದ್ಯ ₹30 ಸಾವಿರಕ್ಕೂ ಹೆಚ್ಚು ಮೊತ್ತ ಇದೆ ಎಂದು ಗೊತ್ತಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ವಲಯ ಡಿಐಜಿ ಟಿ.ಪಿ ಶೇಷ, ‘ಪಿಪಿಸಿ’ ಹಣದಿಂದ ಯಾವುದೇ ಕೈದಿ ಜೈಲಿನೊಳಗಿನ ಕ್ಯಾಂಟೀನ್‌ನಲ್ಲಿ ವಸ್ತುಗಳನ್ನು ಕೊಳ್ಳಬಹುದು. ಹೊರಗಿನಿಂದ ಔಷಧ, ತೀರ ಅಗತ್ಯವಿರುವ ವಸ್ತುಗಳನ್ನೂ ತರಿಸಿಕೊಳ್ಳಬಹುದು. ವ್ಯಕ್ತಿಯೊಬ್ಬ ಜೈಲಿನ ಒಳಗೆ ಬಂದಾಗ ಅವನ ಬಳಿ ಇದ್ದ ಹಣವನ್ನು ಪಿಪಿಸಿಯಲ್ಲಿ ಇಡಲಾಗುತ್ತದೆ. ಕುಟುಂಬದವರೂ ಅದಕ್ಕೆ ಹಣ ಜಮೆ ಮಾಡಬಹುದು. ಇದೇನು ಗಳಿಸಿದ ಹಣವಲ್ಲ. ಸದ್ಯ ದರ್ಶನ್ ಅವರ ವಿಷಯದಲ್ಲಿ ಈ ಹಣ ಬೆಂಗಳೂರು ಜೈಲಿನಿಂದ ವರ್ಗಾವಣೆಯಾಗಿದೆ’ ಎಂದರು.

ರೇಣುಕಸ್ವಾಮಿ ಕೊಲೆಯ ‘ದರ್ಶನ’

ಒಂದನೇ ಪುಟದಿಂದ...

‘ಮೊದಲ ಆರೋಪಿಯಾಗಿ ಪವಿತ್ರಾಗೌಡ, ಎರಡನೇ ಆರೋಪಿಯಾಗಿ ನಟ ದರ್ಶನ್ ತೂಗುದೀಪ್, ಮೂರನೇ ಆರೋಪಿಯಾಗಿ ಪವಿತ್ರಾಗೌಡ ಅವರ ವ್ಯವಸ್ಥಾಪಕ ಕೆ.ಪವನ್, ನಾಲ್ಕನೇ ಆರೋಪಿಯಾಗಿ ರೇಣುಕಸ್ವಾಮಿ ಅಪಹರಣದ ನೇತೃತ್ವ ವಹಿಸಿದ್ದ ದರ್ಶನ್ ಅಭಿಮಾನಿಗಳ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ, 10ನೇ ಆರೋಪಿಯಾಗಿ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಮಾಲೀಕ ವಿ.ವಿನಯ್ ಹಾಗೂ 11ನೇ ಆರೋಪಿಯಾಗಿ ದರ್ಶನ್ ವ್ಯವಸ್ಥಾಪಕ ನಾಗರಾಜ್ ಅವರನ್ನು ಹೆಸರಿಸಲಾಗಿದೆ. ಪವಿತ್ರಾಗೌಡ ರೂಪಿಸಿದ ಸಂಚಿನಿಂದಲೇ ಇತರರು ಸೇರಿಕೊಂಡು ಕೊಲೆಯ ಕೃತ್ಯ ಎಸಗಿರುವುದು ಸಾಬೀತಾಗಿದೆ’ ಎಂದು ಉಲ್ಲೇಖಿಸಲಾಗಿದೆ.

ಆರೋಪಿಗಳ ವಿರುದ್ಧ ಪ್ರತ್ಯಕ್ಷ, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಸಾಕ್ಷ್ಯಗಳು, ಮರಣೋತ್ತರ ವರದಿ ಸೇರಿ ಹಲವು ಸಾಕ್ಷ್ಯಾಧಾರಗಳನ್ನು ಕಲೆಹಾಕಿದ್ದ ತನಿಖಾಧಿಕಾರಿಗಳು, 3,991 ಪುಟಗಳ ಸುದೀರ್ಘವಾದ ಆರೋಪ ಪಟ್ಟಿಯನ್ನು ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 173(8)ರ ಅಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.



ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯ ಪ್ರತಿಗಳನ್ನು ಸಲ್ಲಿಸಲು ಪೊಲೀಸ್ ಸಿಬ್ಬಂದಿ ರಟ್ಟಿನ ಪೆಟ್ಟಿಗೆಯಲ್ಲಿ ತುಂಬಿಕೊಂಡು ಬಂದರು

ತಾಂತ್ರಿಕ ಸಾಕ್ಷ್ಯವೇ ಪ್ರಧಾನ: ಭಾರತೀಯ ದಂಡಸಂಹಿತೆಯ (ಐಪಿಸಿ) ಸೆಕ್ಷನ್‌ಗಳಾದ 302 (ಕೊಲೆ), 201 (ಸಾಕ್ಷ್ಯನಾಶ), 120 (ಬಿ) (ಕ್ರಿಮಿನಲ್ ಒಳಸಂಚು), 364 (ಕೊಲೆ ಉದ್ದೇಶದಿಂದ ಅಪಹರಣ), 355 (ಅಮಾನುಷ ಹಲ್ಲೆ), 384 (ಸುಲಿಗೆ ಕೃತ್ಯ ಮಾಡಿದ್ದಕ್ಕೆ ದಂಡನೆ), 143 (ಕಾನೂನು ಬಾಹಿರವಾಗಿ ಗುಂಪುಗೂಡುವಿಕೆ), 147 (ದೊಂಬಿ), 148 (ಮಾರಕ ಆಯುಧ ಹಿಡಿದು ಗಲಾಟೆ) ಅಡಿ ಆರೋಪಿಗಳ ವಿರುದ್ಧ ತನಿಖೆ ನಡೆಸಲಾಗಿತ್ತು. ಎಲ್ಲ ಆರೋಪಗಳೂ ಸಾಬೀತಾಗಿವೆ ಎಂದು ಆರೋಪಪಟ್ಟಿಯಲ್ಲಿ ತನಿಖಾ ತಂಡ ತಿಳಿಸಿದೆ.

‘ಕೃತ್ಯಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ತನಿಖಾಧಿಕಾರಿಗಳು ಕಲೆ ಹಾಕಿದ್ದರು. ಮುಂದಿನ ವಿಚಾರಣೆ ಪ್ರಕ್ರಿಯೆಗಳು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಅಡಿಯಲ್ಲಿ ನಡೆಯಲಿವೆ. ಐಪಿಸಿ ಸೆಕ್ಷನ್‌ಗಳ ಅಡಿ ತಾಂತ್ರಿಕ ಸಾಕ್ಷ್ಯಾಧಾರಗಳು ಪ್ರಾಥಮಿಕ ಸಾಕ್ಷ್ಯಗಳು ಆಗುತ್ತಿದ್ದವು. ಬಿಎನ್‌ಎಸ್ ಜಾರಿಯಾದ ಬಳಿಕ ತಾಂತ್ರಿಕ ಸಾಕ್ಷ್ಯಾಧಾರಗಳು ಪ್ರಧಾನ ಸಾಕ್ಷ್ಯಗಳಾಗಲಿವೆ’ ಎಂದು ಮೂಲಗಳು ಹೇಳಿವೆ.

ಕನ್ನಡ ಚಿತ್ರರಂಗದಲ್ಲೂ ದೌರ್ಜನ್ಯದ ವಿರುದ್ಧ ಧ್ವನಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕನ್ನಡ ಚಲನಚಿತ್ರೋದ್ಯಮದಲ್ಲಿ ಕಲಾವಿದೆಯರ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯ ಅಧ್ಯಯನ ಮಾಡಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (ಫೈರ್) ಸಂಸ್ಥೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಬಿಡುಗಡೆಯ ನಂತರ ಮಲಯಾಳ ಚಿತ್ರರಂಗದಲ್ಲಿ ಕಲಾವಿದೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿರುವ ಹಿನ್ನೆಲೆ ಕರ್ನಾಟಕದಲ್ಲಿಯೂ ಅಂತಹದೇ ಸಮಿತಿ ರಚಿಸಬೇಕು ಎಂಬ ಕೂಗು ಜೋರಾಗಿದೆ.

‘ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರ ಅನೇಕ ಸಮಸ್ಯೆಗಳನ್ನು ಅಧ್ಯಯನ ಮಾಡಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇವೆ. ಲಿಂಗ ಸಮಾನತೆ ಬೆಂಬಲಿಸುವ ಕನ್ನಡ ಚಲನಚಿತ್ರೋದ್ಯಮ ಮತ್ತು ವಿವಿಧ ಕ್ಷೇತ್ರಗಳ 153 ಗಣ್ಯರು ಈ ಮನವಿ ಪತ್ರಕ್ಕೆ ಸಹಿ ಹಾಕಿ ಬೆಂಬಲ ಸೂಚಿಸಿದ್ದಾರೆ’ ಎಂದು ಸಂಸ್ಥೆ ತಿಳಿಸಿದೆ.

ಎಲ್ಲ ಮಹಿಳಾ ಕಲಾವಿದರಿಗೆ ತಾರತಮ್ಯವಿಲ್ಲದಂತೆ, ಆರೋಗ್ಯಯುತವಾದ ಕೆಲಸದ ವಾತಾವರಣ ಸೃಷ್ಟಿಸಲು ಅಗತ್ಯ ನೀತಿಗಳನ್ನು ರೂಪಿಸಬೇಕು. ಚಿತ್ರೀಕರಣ ಸ್ಥಳದಲ್ಲಿ ಕಲಾವಿದೆಯರಿಗೆ ಸುರಕ್ಷತೆ ಮತ್ತು ಕನಿಷ್ಠ ಸವಲತ್ತುಗಳನ್ನು ಒದಗಿಸಬೇಕೆಂದು ಸಂಸ್ಥೆ ಪತ್ರದಲ್ಲಿ ಸರ್ಕಾರವನ್ನು ಒತ್ತಾಯಿಸಿದೆ.

ಕವಿತಾ ಲಂಕೇಶ್ ಅಧ್ಯಕ್ಷತೆಯ ಸಂಸ್ಥೆಯ ಈ ನಡೆಗೆ ನಟರಾದ ಸುದೀಪ್, ಕಿಶೋರ್, ದಿಗಂತ್, ಸಿಹಿ ಕಹಿ ಚಂದ್ರು, ವಿನಯ್ ರಾಜ್‌ಕುಮಾರ್ ನಟಿಯರಾದ ಪೂಜಾ ಗಾಂಧಿ, ಶ್ರುತಿ ಹರಿಹರನ್, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್, ಚೈತ್ರಾ ಜೆ.ಆಚಾರ್, ನಿರ್ದೇಶಕರಾದ ಬಿ.ಸುರೇಶ್, ಪವನ್‌ಕುಮಾರ್, ಚೈತನ್ಯ ಕೆ.ಎಂ, ಗಿರಿರಾಜ್ ಬಿ.ಎಂ, ಜಯತೀರ್ಥ, ಸಾಹಿತಿಗಳಾದ ವಿಜಯ್ ಶಂಕರ್, ರಹಮತ್ ತರಿಕೇರೆ, ಬಂಜಗೆರೆ ಜಯಪ್ರಕಾಶ್, ಕಲಾವಿದರಾದ ವಿಜಯಮ್ಮ, ಚಂಪಾ ಶೆಟ್ಟಿ, ಜಯಲಕ್ಷ್ಮಿ ಪಾಟೀಲ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು, ನಿರ್ದೇಶಕರು, ಬರಹಗಾರರು, ಸಾಹಿತಿಗಳು ಬೆಂಬಲ ಸೂಚಿಸಿದ್ದಾರೆ.

ವಾಲ್ಮೀಕಿ ನಿಗಮದ ಹಣ ಚುನಾವಣೆಗೆ: ಆಕ್ಷೇಪಣೆ ಸಲ್ಲಿಕೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿ ಚುನಾವಣೆಗೆ ದುರ್ಬಳಕೆ ಮಾಡಿಕೊಳ್ಳಲಾಗಿದೆ’ ಎಂಬ ಆರೋಪದ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಿದೆ.

ಈ ಸಂಬಂಧ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಬ್ಯಾಂಕ್ ಪರ ಹಾಜರಾಗಿದ್ದ, ಅಟಾರ್ನಿ ಜನರಲ್ ಕೆ.ವೆಂಕಟರಮಣಿ ಅವರು, ‘ರಾಜ್ಯ ಸರ್ಕಾರ ಇನ್ನೂ ಆಕ್ಷೇಪಣೆ ಸಲ್ಲಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ’ ಎಂದರು.

ಇದಕ್ಕೆ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ‘ಇವತ್ತು ಬೆಳಿಗ್ಗೆಯಷ್ಟೇ ಆಕ್ಷೇಪಣೆ ಸಲ್ಲಿಸಲಾಗಿದೆ’ ಎಂದರು. ನಿಗಮದ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ‘ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡಬೇಕು’ ಎಂದು ಕೋರಿದರು. ನಂತರ ನ್ಯಾಯಪೀಠ ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಿತು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಕಾರ್ಯಪಾಲಕ ಅಭಿಯಂತರರ ಕಚೇರಿ, (ಪೂರ್ವ ವಲಯ, ಕೆರೆಗಳು), ರೂಮ್ ನಂ.309, 3ನೇ ಮಹಡಿ, ಅನೆಕ್ಸ್–3 ಕಟ್ಟಡ, ಬಿಬಿಎಂಪಿ ಮುಖ್ಯ ಕಚೇರಿ, ಎನ್. ಆರ್ ಚೌಕ, ಬೆಂಗಳೂರು–560002.

No: EE/Lakes/East/TN-02/2024-25 Date: 03.09.2024

ಟೆಂಡರ್ ಆಹ್ವಾನ ಪ್ರಕಟಣೆ (ಐಎಫ್‌ಟಿ)–ದ್ವಿ ಲಕೋಟೆ

(ಅಲ್ಪಾವಧಿ ಟೆಂಡರ್ ಪ್ರಕಟಣೆ) (ಜಿಒಕೆ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಮೂಲಕ)

ಐಟಂ–ದರದ ಟೆಂಡರ್‌ಗಳನ್ನು ಬಿಬಿಎಂಪಿ ಅಥವಾ ಕೆಪಿಡಬ್ಲ್ಯೂಡಿ/ಸಿಪಿಡಬ್ಲ್ಯೂಡಿ/ರೈಲ್ವೇಸ್/ಎಂಇಎಸ್ ಅಥವಾ ಯಾವುದೇ ರಾಜ್ಯ ಸರಕಾರದ ಸಂಸ್ಥೆಗಳಲ್ಲಿ ಸೂಕ್ತ ದರ್ಜೆಯಲ್ಲಿ ನೋಂದಾಯಿಸಿಕೊಂಡಿರುವ ಅರ್ಹ ಟೆಂಡರ್ ದಾರರಿಂದ ಈ ಕೆಳಗೆ ನಮೂದಿಸಿರುವ ಕಾಮಗಾರಿಗಳಿಗೆ ಈ ಕೆಳಗೆ ಸಹಿಮಾಡಿರುವವರು ಆಹ್ವಾನಿಸಿರುತ್ತಾರೆ. ಟೆಂಡರ್ ದಸ್ತಾವೇಜುಗಳನ್ನು ಕರ್ನಾಟಕ ಸರಕಾರದ ಪಬ್ಲಿಕ್ ಪ್ರೊಕ್ಯೂರ್‌ಮೆಂಟ್ ಪೋರ್ಟಲ್ (http://Kppp.karnataka.gov.in) ನಿಂದ ನಿಗಧಿ ಪಡಿಸಿದ ಶುಲ್ಕವನ್ನು ಇ–ಪಾವತಿ ಮೂಲಕ ಕೆಪಿಪಿಪಿ ಪೋರ್ಟಲ್‌ನಲ್ಲಿ ಪಾವತಿಸಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಟೆಂಡರ್‌ದಾರರು ನೋಂದಣಿ ಪ್ರಮಾಣಪತ್ರದ ಪ್ರತಿ ಹೊಂದಿರಬೇಕು ಮತ್ತು ಕೆಪಿಪಿಪಿ ಪೋರ್ಟಲ್ ಮೂಲಕ ಸಲ್ಲಿಸಬೇಕು. (ಸ್ಟ್ಯಾಂಡರ್ಡ್ ಟೆಂಡರ್ ಬಿಡ್ ಡಾಕ್ಯುಮೆಂಟ್).

ಕ್ರ. ಸಂ.	ಕಾಮಗಾರಿಗಳ ವಿವರ/ಅಂದಾಜು ಮೊತ್ತ (ಲಕ್ಷಗಳಲ್ಲಿ)/ಇಎಂಡಿ (ಸಾವಿರಗಳಲ್ಲಿ)
1	ಕಗ್ಗದಾಸಪುರ ಕೆರೆಯ ಜಲಕಂಠೇಶ್ವರ ಬದಿ ಹತ್ತಿರ ತ್ಯಾಜ್ಯ ವೆಯಿರ್ ಮತ್ತು ಸ್ಲೂಸ್ ಗೇಟ್ ಗಳನ್ನು ನಿರ್ಮಾಣ ಮಾಡುವುದು ಮತ್ತು ಅಭಿವೃದ್ಧಿ ಕಾಮಗಾರಿ. ಕಾಮಗಾರಿಯ ಮೊತ್ತ (ಲಕ್ಷಗಳಲ್ಲಿ): 400.00, ಇಎಂಡಿ ಮೊತ್ತ (ರೂ. ಗಳಲ್ಲಿ): 4,82,000/–.

ಕಾರ್ಯಕ್ರಮಗಳ ವೇಳಾಪಟ್ಟಿ : 1) ಟೆಂಡರ್ ದಸ್ತಾವೇಜುಗಳು ಲಭ್ಯವಿರುವ ದಿನಾಂಕ : 06.09.2024 ಬೆಳಗ್ಗೆ 10.00 ಗಂಟೆಯ ನಂತರ. 2) ಪ್ರೀ ಬಿಡ್ ಮೀಟಿಂಗ್ : 13.09.2024 ಮಧ್ಯಾಹ್ನ 3.00 ಗಂಟೆಗೆ. 3) ಟೆಂಡರ್ ಸ್ವೀಕರಿಸಲು ಕೊನೆಯ ದಿನಾಂಕ ಮತ್ತು ಸಮಯ : 21.09.2024 ಸಂಜೆ 4.00 ಗಂಟೆಯವರೆಗೆ. 4) ತಾಂತ್ರಿಕ ಬಿಡ್ ತೆರೆಯುವುದು: 23.09.2024 ಸಂಜೆ 4.30 ಗಂಟೆಗೆ. 5) ಆರ್ಥಿಕ ಬಿಡ್ ತೆರೆಯುವುದು : ತಾಂತ್ರಿಕ ಬಿಡ್ ಅನುಮೋದನೆಯ ನಂತರ.

ಸಹಿ/–ಕಾರ್ಯಪಾಲಕ ಅಭಿಯಂತರರು, (ಪೂರ್ವ ವಲಯ, ಕೆರೆಗಳು),ಬಿಬಿಎಂಪಿ

ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ

(ಕರ್ನಾಟಕ ಸರ್ಕಾರದ ಒಂದು ಉದ್ಯಮ)

ಲೋಕೋಪಯೋಗಿ ಪೂರಕ ಕಟ್ಟಡ, 3ನೇ ಮಹಡಿ, ಕೆ.ಆರ್. ವೃತ್ತ, ಬೆಂಗಳೂರು–560 001 ದೂರವಾಣಿ: 080–22244484, 22277393, 22277488 ಫ್ಯಾಕ್ಸ್: 22219470

CIN U85320KA1994SG016101

ಟೆಂಡರ್ ಅಧಿಸೂಚನೆ

2024–25 ಮತ್ತು 2025–26ನೇ ಸಾಲಿಗೆ ಆಂತರಿಕ ಲೆಕ್ಕ ಪರಿಶೋಧಕರ ನೇಮಕಾತಿ ಸಲುವಾಗಿ ಬಿಡ್‌ಗಳ ಅಹ್ವಾನ

(ಕೆಪಿಪಿ ಪೋರ್ಟಲ್ ಮೂಲಕ ಮಾತ್ರ)

ಸಂ: ಕೃಭಾಜನಿನಿ/ಆ.ಇ/ಆ.ಲೆ 2024–26/ಆಇ001 ದಿನಾಂಕ: 04.09.2024

ಕರ್ನಾಟಕ ಸರ್ಕಾರದ ಪೂರ್ಣ ಸ್ವಾಮ್ಯದ ಕಂಪನಿಯಾದ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತವು, ಆರ್ಥಿಕ ವರ್ಷ 2024–25 ಮತ್ತು 2024–25ನೇ ಸಾಲಿಗೆ ಆಂತರಿಕ ಲೆಕ್ಕ ಪರಿಶೋಧನೆಯನ್ನು ನೋಂದಾಯಿತ ಕಛೇರಿ ಹಾಗೂ ವಲಯ ಕಛೇರಿಗಳಲ್ಲಿ ಕೈಗೊಳ್ಳುವ ಸಲುವಾಗಿ ಇ–ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಮುಖೇನ ಸ್ಪರ್ಧಾತ್ಮಕ ದರಪಟ್ಟಿ (quotation)ಗಳನ್ನು ಅಹ್ವಾನಿಸುತ್ತಿದೆ.

ಕಂಪನಿಯ ವಲಯ ಕಛೇರಿಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಆಂತರಿಕ ಲೆಕ್ಕ ಪರಿಶೋಧನೆಯ ಕೆಲಸಗಳನ್ನು ವಹಿಸಲು, ಕರ್ನಾಟಕ ರಾಜ್ಯದಲ್ಲಿ ಕಛೇರಿ ಹೊಂದಿರುವ, ಹಾಗೂ ಕನಿಷ್ಠ 10 ವರ್ಷ ಅನುಭವವುಳ್ಳ ಚಾರ್ಟರ್ಡ್ ಅಕೌಂಟೆಂಟ್, ಪಾಲುದಾರಿಕೆ ಸಂಸ್ಥೆಗಳು / ಕಂಪನಿಗಳು / ಎಲ್.ಎಲ್.ಪಿ.ಗಳಿಂದ ಸ್ಪರ್ಧಾತ್ಮಕ ದರಪಟ್ಟಿಯ ಆಧಾರದ ಮೇಲೆ ಇ–ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಮುಖಾಂತರ ಬಿಡ್‌ಗಳನ್ನು ಅಹ್ವಾನಿಸಿದೆ. ವಲಯ ಕಛೇರಿಗಳ ಕೆಲಸಗಳಿಗೆ ರಾಜ್ಯದ ಬೆಂಗಳೂರು / ಕಲಬುರ್ಗಿ/ ವಿಜಯಪುರ / ಬಾಗಲಕೋಟ / ರಾಯಚೂರು / ಹುಬ್ಬಳ್ಳಿ / ಬಳ್ಳಾರಿ / ಕೊಪ್ಪಳ / ಯಾದಗಿರಿ / ಬೆಳಗಾವಿ ಜಿಲ್ಲೆಗಳಲ್ಲಿ ಕಛೇರಿ ಹೊಂದಿರುವ ಹಾಗೂ ನೋಂದಾಯಿತ ಕಛೇರಿ ಬೆಂಗಳೂರಿನಲ್ಲಿ ಆಂತರಿಕ ಲೆಕ್ಕ ಪರಿಶೋಧನೆಯನ್ನು ಕೈಗೊಳ್ಳಲು ಬೆಂಗಳೂರಿನಲ್ಲಿ ಕಛೇರಿಯನ್ನು ಹೊಂದಿರುವ ಬಿಡ್ಡುದಾರರಿಗೆ ಆದ್ಯತೆ ನೀಡಲಾಗುವುದು.

ಅರ್ಹ ಸಿ.ಎ ಸಂಸ್ಥೆಗಳು ಇ–ಪ್ರೊಕ್ಯೂರ್‌ಮೆಂಟ್ ಪೋರ್ಟಲ್ www.kppp.karnataka.gov.in ಅಂತರ್ ಜಾಲದಿಂದ ಆರ್.ಎಫ್.ಕ್ಯೂ ದಾಖಲೆಯನ್ನು 09.09.2024ರ ತರುವಾಯ ಪಡೆಯಬಹುದಾಗಿದೆ.

ಇದಕ್ಕೆ ಅನ್ವಯಿಸುವ ನಿಯಮಗಳು ಮತ್ತು ನಿಬಂಧನೆಗಳನ್ನು ಬಿಡ್ಡುದಾರರು ಮೇಲೆ ಹೇಳಿರುವ ದರಪಟ್ಟಿ ಕೋರಿಕೆ (RFQ) ದಾಖಲೆಯನ್ನು ಉಲ್ಲೇಖಿಸಬಹುದಾಗಿದೆ. ಯಾವುದೇ ಬದಲಾವಣೆಗಳನ್ನು ದಿನಪತ್ರಿಕೆಗಳಲ್ಲಿ ಪ್ರಚುರಪಡಿಸುವುದಿಲ್ಲವೆಂಬುದನ್ನು ಸ್ಪಷ್ಟಪಡಿಸಿದೆ ಹಾಗೂ ಇ–ಪ್ರೊಕ್ಯೂರ್‌ಮೆಂಟ್ ಪೋರ್ಟಲ್ / ಕೆ.ಬಿ.ಜೆ.ಎನ್.ಎಲ್ ಜಾಲತಾಣ ಅಂದರೆ www.kbjnl.karnataka.gov.inನಲ್ಲಿ ಮಾತ್ರ ಪ್ರಕಟಿಸಲಾಗುವುದು.

ಸಹಿ/–
ಪ್ರಧಾನ ವ್ಯವಸ್ಥಾಪಕರು–ಆರ್ಥಿಕ ಮತ್ತು ಮುಖ್ಯ ಹಣಕಾಸು ಅಧಿಕಾರಿಗಳು

ವಾ.ಸಾ.ಸಂ.ಇ/ವಾಪ್ರ/1845/ಆಕಾರ್/2024–25

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಕಾರ್ಯಪಾಲಕ ಅಭಿಯಂತಯರರ ಕಛೇರಿ, ರಾಜರಾಜೇಶ್ವರಿನಗರ ವಿಭಾಗ, ಚೌಡೇಶ್ವರಿ ಬಸ್ ನಿಲ್ದಾಣದ ಹತ್ತಿರ, ಮತ್ತಿಕೆರೆ, ಬೆಂಗಳೂರು – 560 054.

ಸಂ: ಕಾಪಾಅ/ರಾರಾನವಿ/ಟೆಂಡರ್/01/ತಿದ್ದುಪಡಿ/2024–25 ದಿನಾಂಕ:03.09.2024

ತಿದ್ದುಪಡಿ

ಉಲ್ಲೇಖ: ಈ ಕಛೇರಿಯ ಟೆಂಡರ್ ಪ್ರಕಟಣೆ ಸಂಖ್ಯೆ: ಕಾಪಾಅ/ರಾರಾನವಿ/ಟೆಂಡರ್/01/2024–25 ದಿನಾಂಕ: 22.08.2024 ಮೇಲ್ಕಂಡ ವಿಷಯಕ್ಕೆ ಟೆಂಡರ್ ಕರೆಯಲಾಗಿದ್ದು, ತಾಂತ್ರಿಕ ಕಾರಣಗಳಿಂದ ಟೆಂಡರ್ ಪ್ರಕಟಣೆಯ ದಿನಾಂಕಗಳನ್ನು ಈ ಕೆಳಕಂಡಂತೆ ತಿದ್ದುಪಡಿ ಮಾಡಲಾಗಿದೆ.

ವಿವರಗಳು	ಟೆಂಡರ್ ಪ್ರಕಟಣೆಯಲ್ಲಿ ನಿಗದಿಪಡಿಸಿರುವ ದಿನಾಂಕ	ತಿದ್ದುಪಡಿ ಮಾಡಲಾಗಿರುವ ದಿನಾಂಕ
ದ್ವಿ–ಲಕೋಟೆ ಪದ್ಧತಿ		
ಟೆಂಡರ್ ಡಾಕ್ಯುಮೆಂಟ್‌ಗಳನ್ನು ಕೆಪಿಪಿ ಪೋರ್ಟಲ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾರಂಭ ದಿನಾಂಕ	26.08.2024	28.08.2024 (ಮುಂದುವರೆದುದು)
ಪೂರ್ವಭಾವಿ ಸಭೆ ದಿನಾಂಕ	30.08.2024 ಮಧ್ಯಾಹ್ನ 3.30 ಗಂಟೆಗೆ	19.09.2024 ಮಧ್ಯಾಹ್ನ 3.30 ಗಂಟೆಗೆ
ಟೆಂಡರ್‌ಗಳನ್ನು ಸಲ್ಲಿಸಲು ಕೊನೆಯ ದಿನಾಂಕ	06.09.2024 ಸಂಜೆ 4.00 ಗಂಟೆಯವರೆಗೆ	24.09.2024 ಸಂಜೆ 4.00 ಗಂಟೆಯವರೆಗೆ
ತಾಂತ್ರಿಕ ಬಿಡ್ ತೆರೆಯುವ ದಿನಾಂಕ	07.08.2024 ಸಂಜೆ 4.30 ಗಂಟೆಗೆ	25.09.2024 ಸಂಜೆ 4.30 ಗಂಟೆಗೆ
ಆರ್ಥಿಕ ಬಿಡ್ ತೆರೆಯುವ ದಿನಾಂಕ	10.08.2024 ಬೆಳಿಗ್ಗೆ 11.00 ಗಂಟೆಗೆ	ತಾಂತ್ರಿಕ ಬಿಡ್ ಅನುಮೋದನೆಯಾದ ನಂತರ
ಏಕ–ಲಕೋಟೆ ಪದ್ಧತಿ		
ಟೆಂಡರ್ ಡಾಕ್ಯುಮೆಂಟ್‌ಗಳನ್ನು ಕೆಪಿಪಿ ಪೋರ್ಟಲ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾರಂಭ ದಿನಾಂಕ	26.08.2024	28.08.2024 (ಮುಂದುವರೆದುದು)
ಟೆಂಡರ್‌ಗಳನ್ನು ಸಲ್ಲಿಸಲು ಕೊನೆಯ ದಿನಾಂಕ	06.09.2024 ಸಂಜೆ 4.00 ಗಂಟೆಯವರೆಗೆ	24.09.2024 ಸಂಜೆ 4.00 ಗಂಟೆಯವರೆಗೆ
ಆರ್ಥಿಕ ಬಿಡ್ ತೆರೆಯುವ ದಿನಾಂಕ	07.08.2024 ಸಂಜೆ 4.30 ಗಂಟೆಗೆ	25.09.2024 ಸಂಜೆ 4.30 ಗಂಟೆಗೆ

ಉಳಿದಂತೆ ನಿಯಮ ನಿಬಂಧನೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಸಹಿ/– ಕಾರ್ಯಪಾಲಕ ಅಭಿಯಂತರರು, ರಾಜರಾಜೇಶ್ವರಿನಗರ ವಿಭಾಗ.

ಕರ್ನಾಟಕ ಸರ್ಕಾರ
ಆಯುಷ್ ಇಲಾಖೆ

ಧನ್ವಂತರಿ ರಸ್ತೆ, ಆನಂದರಾವ್ ವೃತ್ತದ ಹತ್ತಿರ, ಬೆಂಗಳೂರು–560009.
ದೂ: 080–22876553, ಫ್ಯಾಕ್ಸ್: 22340139 ಇ–ಮೇಲ್:directorayush.est@gmail.com

ಸಂಖ್ಯೆ: ಆಯುಷ್/02/ಸಿಬ್ಬಂದಿ(1)/2021(ಭಾಗ–1) ದಿನಾಂಕ : 22–08–2024

ಮರು ಅಧಿಸೂಚನೆ–2

ಆಯುಷ್ ಇಲಾಖೆಯ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ. ಬೆಂಗಳೂರು, ಶಿವಮೊಗ್ಗ, ಬಳ್ಳಾರಿ ಮತ್ತು ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ, ಬೆಂಗಳೂರು ಈ ಸಂಸ್ಥೆಗಳಿಗೆ ಎನ್.ಸಿ.ಐ.ಎಸ್.ಎಂ. ಮಾನದಂಡಗಳನುಸಾರ ಅವಶ್ಯವಿರುವ ಬೋಧಕ ವರ್ಗದ ಹುದ್ದೆಗಳನ್ನು ಕನ್ಸಲ್ಟೆಂಟ್ ಆಧಾರದ ಮೇಲೆ ಭರ್ತಿ ಮಾಡುವ ಸಂಬಂಧ : AYUSH/02/EST1/2021 (Part-1), ದಿನಾಂಕ : 05.02.2024 ಮತ್ತು ತಿದ್ದುಪಡಿ ಆದೇಶ ಸಂಖ್ಯೆ : ಆಯುಷ್/02/ಸಿಬ್ಬಂದಿ(1)/2021 (ಭಾಗ–1) ದಿನಾಂಕ : 07.02.2024 ಹಾಗೂ ನಿರ್ದೇಶನಾಲಯದ ಮರು ಅಧಿಸೂಚನೆ ಸಂಖ್ಯೆ : ಆಯುಷ್/02/ಸಿಬ್ಬಂದಿ(1)/2021 (ಭಾಗ–1), ದಿನಾಂಕ : 10–06–2024 ರಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಐ.ಎಂ.ಸಿ.ಸಿ. ಕಾಯ್ದೆ 1970 ರ II ಶೆಡ್ಯೂಲ್ ರಲ್ಲಿ ಸೇರ್ಪಡೆಯಾದ ಸಂಬಂಧಿತ ಪದ್ಧತಿ ಹಾಗೂ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯೊಂದಿಗೆ (ಎಂ.ಡಿ/ಎಂ.ಎಸ್) ಬಿ.ಎ.ಎಂ.ಎಸ್. & ಬಿ.ಯು.ಎಂ.ಎಸ್. ಪದವಿಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಸಮಾಲೋಚಕರ ಶಿಕ್ಷಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅಲ್ಲದೇ ಅರ್ಜಿದಾರರು ಪ್ರಾಧ್ಯಾಪಕರು ಮತ್ತು ಸಹ ಪ್ರಾಧ್ಯಾಪಕರು ಹುದ್ದೆಗೆ ಉನ್ನತ ಮಟ್ಟದ ಬೋಧನೆ ನೀಡಿರುವ ಅನುಭವ ಹೊಂದಿರಬೇಕು ಎಂದು ತಿಳಿಸಲಾಗಿತ್ತು ಹಾಗೂ ಈ ನೇಮಕಾತಿಯು ಅರ್ಹತೆ ಸಹಿತ ಮೀಸಲಾತಿ (ರೋಸ್ಟರ್ ಕಂ ಮೆರಿಟ್) ಆಧಾರದಲ್ಲಿದ್ದು 11 ತಿಂಗಳ ಅವಧಿಯ ತಾತ್ಕಾಲಿಕ ನೇಮಕಾತಿಯಾಗಿರುತ್ತದೆ ಅಥವಾ ಕೆ.ಪಿ.ಎಸ್.ಸಿ./ಸರ್ಕಾರದಿಂದ ಅನುಮತಿ ಪಡೆದ ಬೇರೆ ಯಾವುದೇ ಏಜೆನ್ಸಿಗಳ ಮೂಲಕ ಹುದ್ದೆಗಳು ಭರ್ತಿಯಾಗುವವರೆಗೆ ಮಾತ್ರ ಅನ್ವಯಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಈ ಕೆಳಗೆ ಸೂಚಿಸಲಾದ ಮಾಸಿಕ ಸಂಚಿತ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿ ಹುದ್ದೆಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಈ ಇಲಾಖೆಯ ವೆಬ್‌ಸೈಟ್ : www.ayush.karnataka.gov.in ನಲ್ಲಿ ಪ್ರಕಟಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

1. ಸಹಾಯಕ ಪ್ರಾಧ್ಯಾಪಕರು – ರೂ. 40,000/– (ಪ್ರತಿ ಮಾಹೆಯಾನ)
2. ಸಹ ಪ್ರಾಧ್ಯಾಪಕರು – ರೂ. 45,000/– (ಪ್ರತಿ ಮಾಹೆಯಾನ)
3. ಪ್ರಾಧ್ಯಾಪಕರು – ರೂ. 45,000/– (ಪ್ರತಿ ಮಾಹೆಯಾನ)

ಈ ಅಧಿಸೂಚನೆಯನ್ನು ಮುಂದುವರೆಸುತ್ತಾ, ಆಹ್ವಾನಿಸಿರುವ ಹುದ್ದೆಗಳ ಮೀಸಲಾತಿಗಳಲ್ಲಿ ಕೆಲವು ಹುದ್ದೆಗಳ ಮೀಸಲಾತಿಗಳಿಗೆ ಮಾತ್ರ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿರುತ್ತಾರೆ. ಆದ್ದರಿಂದ ಅರ್ಜಿಗಳು ಸ್ವೀಕೃತಗೊಂಡಿಲ್ಲದಿರುವ ಅಥವಾ ಅರ್ಹ ಅಭ್ಯರ್ಥಿಗಳು ಆಯ್ಕೆಯಾಗದಿರುವ ಹುದ್ದೆಗಳ ಮೀಸಲಾತಿಗಳಿಗೆ ಮತ್ತೊಮ್ಮೆ ಅರ್ಜಿಗಳನ್ನು ಆಹ್ವಾನಿಸಿ ಮರು ಅಧಿಸೂಚನೆ–2 ನ್ನು ಹೊರಡಿಸಲಾಗಿದೆ.

ಮರು ಆಹ್ವಾನಿಸಿರುವ ಹುದ್ದೆಯ ಸಂಖ್ಯೆ, ವಿಷಯ, ಅರ್ಹತೆ, ಮೀಸಲಾತಿ ಹಾಗೂ ಅರ್ಜಿ ನಮೂನೆ ಇವೆಲ್ಲವೂ ಈ ಇಲಾಖೆಯ ವೆಬ್‌ಸೈಟ್: www.ayush.karnataka.gov.in ನಲ್ಲಿ ಲಭ್ಯವಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09.09.2024 ರಂದು ಸಂಜೆ 5.00 ಗಂಟೆಯವರೆಗೆ ಮಾತ್ರ.

ಸಹಿ/–
ಆಯುಕ್ತರು, ಆಯುಷ್ ಇಲಾಖೆ ಬೆಂಗಳೂರು

DIPR/CP/1837/Zen/2024-25

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ನಂ.49, “ಪರಿಸರ ಭವನ”, ಚರ್ಚ್ ಸ್ಟ್ರೀಟ್, ಬೆಂಗಳೂರು–560 001,
ದೂರವಾಣಿ : 080–25586520, 25589112, ಫ್ಯಾಕ್ಸ್ : 080–25586321
ಇ–ಮೇಲ್ : contact@kspcb.gov.in ವೆಬ್‌ಸೈಟ್ : https://kspcb.karnataka.gov.in

No. PCB 297 INFRA EPH 2023/2323 Date : 04.09.2024

ಪರಿಸರ ಸಾರ್ವಜನಿಕ ಸಭೆಗಾಗಿ ಅಧಿಸೂಚನೆ

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತರವರು ಹಾಸನ ಜಿಲ್ಲೆ ಮತ್ತು ಹಾಸನ ತಾಲ್ಲೂಕಿನ ಬೂವನಹಳ್ಳಿ, ಲಕ್ಷ್ಮಿಸಾಗರ, ತೆಂಡಿಹಳ್ಳಿ, ಜಿ. ಮೈಲನಹಳ್ಳಿ ಮತ್ತು ದ್ಯಾವಲಾಪುರ ಗ್ರಾಮಗಳ ಒಟ್ಟು 216.912 ಹೆಕ್ಟೇರ್ (536 ಎಕರೆ) ಪ್ರದೇಶದಲ್ಲಿ RCS-UDAN ಯೋಜನೆಯಡಿ ಹಾಸನ ವಿಮಾನ ನಿಲ್ದಾಣವನ್ನು ನಿರ್ಮಿಸಲು ಉದ್ದೇಶಿಸಿರುತ್ತಾರೆ. ಈ ಪ್ರಸ್ತಾಪಿತ ಯೋಜನೆಗೆ ಪರಿಸರ ಅಘಾತ ಅಧ್ಯಯನ ಅಧಿಸೂಚನೆ ದಿನಾಂಕ 14.09.2006ರ ಪ್ರಕಾರ ಪರಿಸರ ವಿಮೋಚನಾ ಪತ್ರವನ್ನು ಪಡೆಯಬೇಕಾಗಿರುತ್ತದೆ ಮತ್ತು ಅದರ ಅಂಗವಾಗಿ ಸಾರ್ವಜನಿಕ ಪರಿಸರ ಆಲಿಕೆ ಸಭೆಯನ್ನು ನಡೆಸಬೇಕಾಗಿರುತ್ತದೆ. ಅದರಂತೆ ಕೇಂದ್ರ ಅರಣ್ಯ, ಪರಿಸರ ಹಾಗೂ ಹವಾಮಾನ ಬದಲಾವಣೆ ಮಂತ್ರಾಲಯ, ಭಾರತ ಸರ್ಕಾರ ಇವರಿಂದ ಉಲ್ಲೇಖದ ನಿಯಮಗಳು (Terms of Reference, TOR) ಪತ್ರವನ್ನು File No. 21/23/2023-IA.III, ದಿನಾಂಕ: 12.10.2023 ರಂದು ಪಡೆದಿರುತ್ತಾರೆ ಮತ್ತು ಪ್ರವರ್ತಕರ ಪತ್ರ ಸಂಖ್ಯೆ. IPD-1/388-3/1639/2024, ದಿನಾಂಕ: 18.03.2024ರ ಹಾಗೂ ಪರಿಸರ ಅಧಿಕಾರಿ, ಪ್ರಾದೇಶಿಕ ಕಛೇರಿ, ಹಾಸನರವರ ಪತ್ರ ಸಂಖ್ಯೆ: ಕರಾಮಾನಿಮಂ/ಪ್ರಾಕ(ಹಾಸನ)/ಪಸಾಸ/2024–25/439, ದಿನಾಂಕ:28.08.2024ರ ಕೋರಿಕೆಯ ಪ್ರಕಾರ ಸಾರ್ವಜನಿಕ ಪರಿಸರ ಆಲಿಕೆ ಸಭೆಯನ್ನು ನಡೆಸಲು ಮಾನ್ಯ ಹಾಸನ ಜಿಲ್ಲಾಧಿಕಾರಿಗಳು ದಿನಾಂಕ: 05.10.2024ರ ಬೆಳಗ್ಗೆ 10.30ಕ್ಕೆ ನಿಗದಿಪಡಿಸಿರುತ್ತಾರೆ. ಸದರಿ ಸಭೆಯ ವಿವರಗಳು ಈ ಕೆಳಕಂಡಂತಿವೆ.

ಯೋಜನೆಯ ವಿವರಗಳು ಕಳಕಂಡಂತಿವೆ.

1. ಸಂಸ್ಥೆಯ ಹೆಸರು ಮತ್ತು ವಿಳಾಸ: ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ, ಖನಿಜ ಭವನ, 4ನೇ ಮಹಡಿ, ಈಸ್ಟ್ ವಿಂಗ್, 49, ರೇಸ್ ಕೋರ್ಸ್ ರಸ್ತೆ, ಬೆಂಗಳೂರು – 560001.
2. ಉದ್ದೇಶಿತ ಯೋಜನೆಯ ಸ್ಥಳ: ಹಾಸನ ಜಿಲ್ಲೆ ಮತ್ತು ಹಾಸನ ತಾಲ್ಲೂಕಿನ ಬೂವನಹಳ್ಳಿ, ಲಕ್ಷ್ಮಿಸಾಗರ, ತೆಂಡಿಹಳ್ಳಿ, ಜಿ. ಮೈಲನಹಳ್ಳಿ ಮತ್ತು ದ್ಯಾವಲಾಪುರ ಗ್ರಾಮಗಳ 216.912 ಹೆಕ್ಟೇರ್ (536 ಎಕರೆ) ಪ್ರದೇಶದಲ್ಲಿ RCS-UDAN ಯೋಜನೆಯಡಿ “ಹಾಸನ ವಿಮಾನ” ನಿಲ್ದಾಣವನ್ನು ನಿರ್ಮಿಸುವ ಯೋಜನೆ ಹೊಂದಿದೆ.
3. ಯೋಜನೆಯ ಕಾರ್ಯಚಟುವಟಿಕೆ: ಹಾಸನ ಜಿಲ್ಲೆ ಮತ್ತು ಹಾಸನ ತಾಲ್ಲೂಕಿನ ಬೂವನಹಳ್ಳಿ, ಲಕ್ಷ್ಮಿಸಾಗರ, ತೆಂಡಿಹಳ್ಳಿ, ಜಿ. ಮೈಲನಹಳ್ಳಿ ಮತ್ತು ದ್ಯಾವಲಾಪುರ ಗ್ರಾಮಗಳ 216.912 ಹೆಕ್ಟೇರ್ (536 ಎಕರೆ) ಪ್ರದೇಶದಲ್ಲಿ RCS-UDAN ಯೋಜನೆಯಡಿ “ಹಾಸನ ವಿಮಾನ” ನಿಲ್ದಾಣವನ್ನು ನಿರ್ಮಿಸುವ ಯೋಜನೆ ಕುರಿತು.
4. ಪರಿಸರ ಸಾರ್ವಜನಿಕ ಸಭೆಯ ಸ್ಥಳ, ದಿನಾಂಕ ಮತ್ತು ಸಮಯ: 05ನೇ ಅಕ್ಟೋಬರ್ 2024 ರಂದು ಶನಿವಾರ ಬೆಳಗ್ಗೆ 10.30 ಘಂಟೆಗೆ ವಿಮಾನ ನಿಲ್ದಾಣ ಸಭಾಂಗಣ (ಉದ್ದೇಶಿತ ವಿಮಾನ ನಿಲ್ದಾಣ, ಬೂವನಹಳ್ಳಿ ಹಾಸನ ತಾಲ್ಲೂಕು ಮತ್ತು ಜಿಲ್ಲೆ.
5. ಯೋಜನೆಯ ವೆಚ್ಚ: ರೂ. 193.65 ಕೋಟಿ (ಯೋಜನಾ ಮೊತ್ತ)

6 ಯೋಜನೆಯ ದಸ್ತಾವೇಜುಗಳನ್ನು ಸಾರ್ವಜನಿಕ ಪರಾಮರ್ಶೆಗೆ ಇಡುವ ಸ್ಥಳ. (ಅ) ಜಿಲ್ಲಾಧಿಕಾರಿಗಳ ಕಛೇರಿ, ಹಾಸನ ಜಿಲ್ಲೆ. (ಆ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಕಛೇರಿ, ಜಿಲ್ಲಾ ಪಂಚಾಯತ್ ಹಾಸನ ಜಿಲ್ಲೆ. (ಇ) ತಹಶೀಲ್ದಾರ್ ಕಾರ್ಯಾಲಯ, ಹಾಸನ. (ಈ) ಜಿಲ್ಲಾ ಕೈಗಾರಿಕಾ ಕೇಂದ್ರ, ಹಾಸನ ಜಿಲ್ಲೆ. (ಉ) ತಾಲ್ಲೂಕು ಪಂಚಾಯತ್ ಕಛೇರಿ, ಹಾಸನ. (ಊ) ಗ್ರಾಮ ಪಂಚಾಯಿತಿ ಕಾರ್ಯಾಲಯ, ಬೂವನಹಳ್ಳಿ, ಲಕ್ಷ್ಮಿಸಾಗರ, ತೆಂಡಿಹಳ್ಳಿ, ಜಿ. ಮೈಲನಹಳ್ಳಿ ಮತ್ತು ದ್ಯಾವಲಾಪುರ ಗ್ರಾಮ, ಹಾಸನ ತಾಲ್ಲೂಕು, ಹಾಸನ ಜಿಲ್ಲೆ. (ಋ) ಹಿರಿಯ ಪರಿಸರ ಅಧಿಕಾರಿಗಳು, ಮೈಸೂರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ಲಾಟ್ ಸಂಖ್ಯೆ : 436–ಡಿ, 1ನೇ ಮಹಡಿ, ಹೆಬ್ಬಾಳ ಕೈಗಾರಿಕಾ ಪ್ರದೇಶ, ಕೆಆರ್‌ಎಸ್ ರಸ್ತೆ, ಮೇಟಗಳ್ಳಿ, ಮೈಸೂರು–570016. (ೠ) ಪ್ರಾದೇಶಿಕ ಕಛೇರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಹಾಸನ, ಪ್ಲಾಟ್ ನಂ. 1–ಎ, ಬಿ. ಕಾಟೀಹಳ್ಳಿ, ಬಿ.ಎಂ. ರಸ್ತೆ, ಹಾಸನ –573201. (ಎ) ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯ, ದಕ್ಷಿಣ ವಲಯ ಕಛೇರಿ, ನಂ.ಇ–3/240, ಕೇಂದ್ರೀಯ ಸದನ, 4ನೇ ಮಹಡಿ, ಇ ಮತ್ತು ಎಫ್ ವಿಂಗ್ಸ್, 17ನೇ ಮುಖ್ಯ ರಸ್ತೆ, 2ನೇ ಬ್ಲಾಕ್, ಕೋರಮಂಗಲ, ಬೆಂಗಳೂರು–560 034. (ಏ) ಸಹಾಯ ಕೇಂದ್ರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ನೆಲ ಅಂತಸ್ತು, ನಂ.49, ಪರಿಸರ ಭವನ, ಚರ್ಚ್ ಸ್ಟ್ರೀಟ್, ಬೆಂಗಳೂರು–560 001.

ಸೂಚನೆ: ಯೋಜನಾ ಸ್ಥಳದಲ್ಲಿ ವಾಸವಾಗಿರುವ ಆಸಕ್ತ ನಿವಾಸಿಗಳು, ಪರಿಸರಾಸಕ್ತ ಗುಂಪುಗಳು ಮತ್ತು ಈ ಯೋಜನೆಯಿಂದ ತೊಂದರೆಗೊಳಗಾಗಬಹುದಾದ ಸಾರ್ವಜನಿಕರು ತಮ್ಮ ಸಲಹೆಗಳು, ಅನಿಸಿಕೆಗಳು, ಟೀಕೆಟಿಪ್ಪಣಿಗಳು ಹಾಗೂ ಅಹವಾಲುಗಳನ್ನು ಮೌಖಿಕ/ಲಿಖಿತ/ಮಿಂಚಂಚೆ ಮುಖಾಂತರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ/ಅಧ್ಯಕ್ಷರು, ಸಾರ್ವಜನಿಕ ಪರಿಸರ ಸಮಿತಿ **(ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ)** ಇವರಿಗೆ ಈ ಅಧಿಸೂಚನೆ ಪ್ರಕಟವಾದ 30 ದಿನಗಳ ಒಳಗೆ ಸಲ್ಲಿಸತಕ್ಕದ್ದು. ಇಚ್ಛೆಯುಳ್ಳ ಸಾರ್ವಜನಿಕರು ಮೇಲೆ ತಿಳಿಸಿರುವ ದಿನದಂದು ಪರಿಸರ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳನ್ನು ಮಂಡಳಿಯ ಜಾಲತಾಣ : **https://kspcb.karnataka.gov.in** ನಲ್ಲಿ ಪಡೆಯಬಹುದು.

ಸಹಿ/–
ಸದಸ್ಯ ಕಾರ್ಯದರ್ಶಿ

ಪಟ್ಟಣ ಪಂಚಾಯತ ಕಾರ್ಯಾಲಯ ಕುಕನೂರು
TOWN PANCHAYATH KUKANOOR

Tq: Kukanoor Dist: Koppal
Ph No:08534- 230845 Email ID : itstaff_ulb_kukanoor@yahoo.com

ಕ್ರ.ಸಂ:ಪ.ಪಂ.[ಕು]/ಟೆಂಡರ್/2024–25/171 ದಿನಾಂಕ:–02–09–2024

ಇ–ಪ್ರೊಕ್ಯೂರ್‌ಮೆಂಟ್/ಕೆ.ಪಿ.ಪಿ.ಪಿ ಅಲ್ಪಾವಧಿ ಟೆಂಡರ್ ಪ್ರಕಟಣೆ

(ಸ್ಟ್ಯಾಂಡರ್ಡ ಟೆಂಡರ ಪ್ರೊಕ್ಯೂರ್‌ಮೆಂಟ್ ಕೆ.ಸಿ ಟೆಂಡರ್ ದಸ್ತಾವೇಜು ಮತ್ತು ಕೆ.ಡಬ್ಲ್ಯೂ–1, 2 & 3 ನಿಬಂಧನೆಗಳಿಗೆ ಒಳಪಟ್ಟು ಟೆಂಡರ್ ಆಹ್ವಾನಿಸಲಾಗಿದೆ)

ಕರ್ನಾಟಕ ರಾಜ್ಯದ ರಾಜ್ಯಪಾಲರ ಪರವಾಗಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಮತ್ತು ಪಾರದರ್ಶಕತೆ ಅಧಿನಿಯಮ 2000 ರ ಪ್ರಕಾರ 2020–21ನೇ ಸಾಲಿನ 15ನೇ ಹಣಕಾಸು ಯೋಜನೆ ಹಾಗೂ 2022–23ನೇ ಸಾಲಿನ 15ನೇ ಹಣಕಾಸು ಯೋಜನೆ, 2022–23ನೇ ಸಾಲಿನ ಎಸ್.ಬಿ.ಎಂ 2.0 ಹಾಗೂ 2022–23ನೇ ಸಾಲಿನ ಎಸ್.ಸಿ.ಎಸ್.ಪಿ–ಟಿಎಸ್‌ಪಿ ಅನುದಾನದಡಿಯಲ್ಲಿ ಕರ್ನಾಟಕ ಪಬ್ಲಿಕ್ ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ದ್ವೀ–ಲಕೋಟೆ ಪದ್ಧತಿಯಲ್ಲಿ ಈ ಕೆಳಗೆ ನಮೂದಿಸಿದ ಕಾಮಗಾರಿಗಳಿಗೆ ಕೆ.ಪಿ.ಪಿ.ಪಿ ಪೋರ್ಟಲ್‌ನಲ್ಲಿ ನೊಂದಾಯಿಸಲ್ಪಟ್ಟ ಅರ್ಹ ಗುತ್ತಿಗೆದಾರರಿಂದ ಟೆಂಡರ್‌ನ್ನು ಆಹ್ವಾನಿಸಲಾಗಿದೆ. ಕೆ.ಪಿ.ಪಿ.ಪಿ ಟೆಂಡರ್ ದಾಖಲೆಗಳಿಗಾಗಿ ಇಲಾಖಾ ವೆಬ್‌ಸೈಟ್ http://kppp.karnataka.gov.in ರ ಮೂಲಕ ಕೆಳಗೆ ನಮೂದಿಸಿರುವ ದಿನಾಂಕದಂದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಟೆಂಡರ ಫಾರಂಗಳನ್ನು ಪಡೆಯುವುದು, ಭರ್ತಿ ಮಾಡುವುದು ಮತ್ತು ಸಲ್ಲಿಸುವುದು ವೆಬ್‌ಸೈಟ್ ಮುಖಾಂತರ ಮಾತ್ರ. ಈ ಕಛೇರಿಯಲ್ಲಿ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

1) ಖಾಲಿ ಟೆಂಡರ್ ಫಾರಂಗೆ ಕೆ.ಪಿ.ಪಿ.ಪಿ ಪೋರ್ಟಲ್ ಪ್ರಕಾರ ಅರ್ಜಿ ಸಲ್ಲಿಸುವ ದಿನಾಂಕ **02–09–2024** ರಿಂದ **17–09–2024** ರ ಸಂಜೆ 5–30 ಗಂಟೆಗೆ. 2) ಪ್ರೀಬಿಡ್ ಮೀಟಿಂಗ್ ಕರೆಯುವ ದಿನಾಂಕ: **12–09–2024** ಬೆಳಿಗ್ಗೆ 11–30 ಗಂಟೆಗೆ. 3) ತಾಂತ್ರಿಕ ಟೆಂಡರ್ ತೆರೆಯುವ ದಿನಾಂಕ : **19–09–2024** ರ ಬೆಳಿಗ್ಗೆ 11–00 ಗಂಟೆಗೆ. 4)ಆರ್ಥಿಕ ಬಿಡ್ ತೆರೆಯುವ ದಿನಾಂಕ: **20–09–2024** ರ ಬೆಳಿಗ್ಗೆ 11–00 ಗಂಟೆಗೆ ಅಥವಾ ನಚಿತರದ ದಿನಗಳಲ್ಲಿ. 5) ಅರ್ಜಿ ಶುಲ್ಕ (ಹಿಂದಿರುಗಿಸಲಾಗುವುದಿಲ್ಲ): ಇ–ಪ್ರೋಕ್ಯೂರ್‌ಮೆಂಟ್ ನಿಯಮಾನುಸಾರ.

ಒಂದು ವೇಳೆ ಪ್ರಕಟಿಸಲಾಗಿರುವ ದಿನಾಂಕಗಳು ಸಾರ್ವಜನಿಕ ರಜಾ ದಿನಗಳನ್ನಾಗಿ ಘೋಷಿಸಲ್ಪಟ್ಟರೆ ಮುಂದಿನ ದಿನಾಂಕವನ್ನು ಪರಿಗಣಿಸಲಾಗುವುದು. **ಕಾಮಗಾರಿಗಳ ವಿವರ:**

1) DMA/2024-25/OW/WORK_INDENT18826/CALL-2 : ಟೆಂಡರ್‌ಗಿಟ್ಟ ಅಂದಾಜು ಮೊತ್ತ (ರೂ.ಗಳಲ್ಲಿ) : 7765000.00, ಮುಂಗಡ ಠೇವಣಿ ಮೊತ್ತ (ರೂ.ಗಳಲ್ಲಿ) :132000.00 2) DMA/2024-25/OW/WORK_INDENT18828/CALL-2 : ಟೆಂಡರ್‌ಗಿಟ್ಟ ಅಂದಾಜು ಮೊತ್ತ (ರೂ.ಗಳಲ್ಲಿ) : 5164000.00, ಮುಂಗಡ ಠೇವಣಿ ಮೊತ್ತ (ರೂ.ಗಳಲ್ಲಿ) :88000.00 3) DMA/2024-25/WS/WORK_INDENT19910/CALL-2 : ಟೆಂಡರ್‌ಗಿಟ್ಟ ಅಂದಾಜು ಮೊತ್ತ (ರೂ.ಗಳಲ್ಲಿ) : 1799999.99, ಮುಂಗಡ ಠೇವಣಿ ಮೊತ್ತ (ರೂ.ಗಳಲ್ಲಿ) :38500.00 4) DMA/2024-25/BR/WORK_INDENT19941/CALL-2 : ಟೆಂಡರ್‌ಗಿಟ್ಟ ಅಂದಾಜು ಮೊತ್ತ (ರೂ.ಗಳಲ್ಲಿ) : 2286999.99, ಮುಂಗಡ ಠೇವಣಿ ಮೊತ್ತ (ರೂ.ಗಳಲ್ಲಿ) :48000.00 5) DMA/2024-25/BD/WORK_INDENT18821/CALL-2 : ಟೆಂಡರ್‌ಗಿಟ್ಟ ಅಂದಾಜು ಮೊತ್ತ (ರೂ.ಗಳಲ್ಲಿ) : 9952000.00, ಮುಂಗಡ ಠೇವಣಿ ಮೊತ್ತ (ರೂ.ಗಳಲ್ಲಿ) :169000.00 6) DMA/2024-25/WS/WORK_INDENT18917/CALL-2 : ಟೆಂಡರ್‌ಗಿಟ್ಟ ಅಂದಾಜು ಮೊತ್ತ (ರೂ.ಗಳಲ್ಲಿ) : 4453000.01, ಮುಂಗಡ ಠೇವಣಿ ಮೊತ್ತ (ರೂ.ಗಳಲ್ಲಿ) :75500.00 7) DMA/2024-25/WS/WORK_INDENT28563 : ಟೆಂಡರ್‌ಗಿಟ್ಟ ಅಂದಾಜು ಮೊತ್ತ (ರೂ.ಗಳಲ್ಲಿ) : 443650.89, ಮುಂಗಡ ಠೇವಣಿ ಮೊತ್ತ (ರೂ.ಗಳಲ್ಲಿ) :11500.00 8) DMA/2024-25/WS/WORK_INDENT28564 : ಟೆಂಡರ್‌ಗಿಟ್ಟ ಅಂದಾಜು ಮೊತ್ತ (ರೂ.ಗಳಲ್ಲಿ) : 456217.52, ಮುಂಗಡ ಠೇವಣಿ ಮೊತ್ತ (ರೂ.ಗಳಲ್ಲಿ) :11500.00 9) DMA/2024-25/RU/WORK_INDENT28565 : ಟೆಂಡರ್‌ಗಿಟ್ಟ ಅಂದಾಜು ಮೊತ್ತ (ರೂ.ಗಳಲ್ಲಿ) : 339889.18, ಮುಂಗಡ ಠೇವಣಿ ಮೊತ್ತ (ರೂ.ಗಳಲ್ಲಿ) :8500.00 10) DMA/2024-25/RU/WORK_INDENT28566 : ಟೆಂಡರ್‌ಗಿಟ್ಟ ಅಂದಾಜು ಮೊತ್ತ (ರೂ.ಗಳಲ್ಲಿ) : 687840.83, ಮುಂಗಡ ಠೇವಣಿ ಮೊತ್ತ (ರೂ.ಗಳಲ್ಲಿ) :17200.00 11) DMA/2024-25/WS/WORK_INDENT28622 : ಟೆಂಡರ್‌ಗಿಟ್ಟ ಅಂದಾಜು ಮೊತ್ತ (ರೂ.ಗಳಲ್ಲಿ) : 1569441.06, ಮುಂಗಡ ಠೇವಣಿ ಮೊತ್ತ (ರೂ.ಗಳಲ್ಲಿ) :39500.00 12) DMA/2024-25/RD/WORK_INDENT28741 : ಟೆಂಡರ್‌ಗಿಟ್ಟ ಅಂದಾಜು ಮೊತ್ತ (ರೂ.ಗಳಲ್ಲಿ) : 9046522.52, ಮುಂಗಡ ಠೇವಣಿ ಮೊತ್ತ (ರೂ.ಗಳಲ್ಲಿ) :181000.00

Note :- Any changes in Calendar of events will be published in http://kppp.karnataka.gov.in portal only

ಷರತ್ತುಗಳು: 1) ಟೆಂಡರ್ ದಸ್ತಾವೇಜುನಲ್ಲಿರುವಂತೆ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. 2) ಟೆಂಡರನ್ನು ಅಂಗೀಕರಿಸುವ ಅಥವಾ ತಿರಸ್ಕರಿಸುವ ಅಧಿಕಾರವನ್ನು ಪಟ್ಟಣ ಪಂಚಾಯತ ಕಾಯ್ದಿರಿಸಿಕೊಂಡಿದೆ.

ಸಹಿ/– ಮುಖ್ಯಾಧಿಕಾರಿಗಳು, ಪಟ್ಟಣ ಪಂಚಾಯತ ಕುಕನೂರು

ಸಹಿ/– ಅಧ್ಯಕ್ಷರು, ಪಟ್ಟಣ ಪಂಚಾಯತ ಕುಕನೂರು

ವಾ.ಸಾ.ಇ/ಕೊಪ್ಪಳ/327/ದೇಶಪಾಂಡೆಪಬ್ಲಿಸಿಟಿ/2024–25

ಅಭಿಮತ ಪುಟದ ವಿಳಾಸ
ಸಂಪಾದಕರು, ಅಭಿಮತ ವಿಭಾಗ, ಪ್ರಜಾವಾಣಿ, 75, ಎಂ.ಜಿ.ರಸ್ತೆ, ಬೆಂಗಳೂರು–01
ಇ–ಮೇಲ್ : editpage@prajavani.co.in

ಅಭಿಮತ

❦ ಸುಭಾಷಿತ ❦

ಸೇಡಿಗಾಗಿ ಹೋರಾಡಿ ಯಾರೂ ಗೆದ್ದಿಲ್ಲ, ಕ್ಷಮಾದಾನದಿಂದ ಯಾರೂ ಸೋತಿಲ್ಲ.

–ಗೌತಮ ಬುದ್ಧ

ಅತ್ಯಾಚಾರ ತಡೆ: ಕಾಯ್ದೆಯಷ್ಟೇ ಸಾಕೆ? ಮನೋಭಾವ ಬದಲಾಗಬೇಡವೇ?

‘ಅಪರಾಜಿತ ಮಹಿಳೆ ಮತ್ತು ಮಕ್ಕಳ (ಪಶ್ಚಿಮ ಬಂಗಾಳ ಅಪರಾಧ ಕಾಯ್ದೆಗಳು ಮತ್ತು ತಿದ್ದುಪಡಿ) ಮಸೂದೆ–2024’ಕ್ಕೆ ಪಶ್ಚಿಮ ಬಂಗಾಳ ವಿಧಾನಸಭೆ ಮಂಗಳವಾರ ಅಂಗೀಕಾರ ನೀಡಿದೆ. ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದವರಿಗೆ ಶಿಕ್ಷೆ ನೀಡಲು ಈಗಾಗಲೇ ಇದ್ದ ಅವಕಾಶಗಳನ್ನು ಈ ಮಸೂದೆಯಲ್ಲಿ ಇನ್ನಷ್ಟು ವಿಸ್ತರಿಸಲಾಗಿದೆ. ಶಿಕ್ಷೆಯನ್ನು ಕಠಿಣಗೊಳಿಸಲಾಗಿದೆ. ಅತ್ಯಾಚಾರ ಅಥವಾ ಸಾಮೂಹಿಕ ಅತ್ಯಾಚಾರದಿಂದಾಗಿ ಸಂತ್ರಸ್ತೆಯು ಮೃತಪಟ್ಟರೆ ಅಥವಾ ಪ್ರಜ್ಞಾಹೀನ ಸ್ಥಿತಿ ತಲುಪಿದರೆ ಅತ್ಯಾಚಾರಿ ಅಥವಾ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಅವಕಾಶವನ್ನು ಈ ಮಸೂದೆಯು ಕಲ್ಪಿಸುತ್ತದೆ. ಅತ್ಯಾಚಾರ ಆರೋಪವು ದೃಢಪಟ್ಟರೆ ಅತ್ಯಾಚಾರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಅವಕಾಶ ಇದೆ; ಅಪರಾಧಿಗೆ ಶಿಕ್ಷೆಯ ಅವಧಿಯಲ್ಲಿ ಪೆರೋಲ್‌ಗೆ ಕೂಡ ಅವಕಾಶ ಇರುವುದಿಲ್ಲ. ಭಾರತೀಯ ನ್ಯಾಯಸಂಹಿತೆಯಲ್ಲಿಯೂ ಅತ್ಯಾಚಾರ ಅಪರಾಧಕ್ಕೆ ಮರಣದಂಡನೆ ವಿಧಿಸುವ ಅವಕಾಶ ಇದೆ. ಅದಕ್ಕೂ ಹಿಂದೆ ಜಾರಿಯಲ್ಲಿದ್ದ ಭಾರತೀಯ ದಂಡಸಂಹಿತೆಯಲ್ಲಿಯೂ ಕೆಲವು ರೀತಿಯ ಅತ್ಯಾಚಾರ ಪ್ರಕರಣಗಳಲ್ಲಿ ಗಲ್ಲು ಶಿಕ್ಷೆ ವಿಧಿಸುವ ಅವಕಾಶ ಇತ್ತು. ಹೊಸ ಮಸೂದೆಯಲ್ಲಿ ಶಿಕ್ಷೆಯನ್ನು ಇನ್ನಷ್ಟು ಕಠಿಣಗೊಳಿಸಲಾಗಿದೆ. ಅತ್ಯಾಚಾರ ಎಸಗಿದವರಿಗೆ ಕಠಿಣ ಶಿಕ್ಷೆ ಹಿಂದಿನಿಂದಲೇ ಇದ್ದರೂ ಅದು ಅಪರಾಧವನ್ನು ತಡೆಯುತ್ತಿಲ್ಲ ಎಂಬುದು ವಿಷಾದನೀಯ ವಿಚಾರ. ಲೈಂಗಿಕ ದೌರ್ಜನ್ಯವೂ ಸೇರಿದಂತೆ ಯಾವುದೇ ಅಪರಾಧ ನಡೆಯುವುದನ್ನು ಮರಣದಂಡನೆಯ ಭೀತಿಯು ತಡೆಯುತ್ತಿಲ್ಲ. ಶಿಕ್ಷೆಯ ತೀವ್ರತೆ ಅಲ್ಲ ಬದಲಿಗೆ ಶಿಕ್ಷೆ ಆಗುವುದು ಖಚಿತ ಎಂಬ ಭಯವು ಅಪರಾಧ ಕೃತ್ಯಗಳನ್ನು ತಡೆಯುತ್ತದೆ ಎಂಬುದು ಅಪರಾಧ ನ್ಯಾಯಶಾಸ್ತ್ರದ ಮೂಲಭೂತ ತಳಹದಿಯಾಗಿದೆ.

ಕೆಲಸದ ಸ್ಥಳಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಹೆಚ್ಚು ಸುರಕ್ಷಿತಗೊಳಿಸಬೇಕು ಹಾಗೂ ಮಹಿಳೆಯರಿಗೆ ಪೂರಕವಾಗಿರುವಂತೆ ನೋಡಿಕೊಳ್ಳಬೇಕು

ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯಲು ಕಾರಣ ಕಾನೂನುಗಳು ದುರ್ಬಲವಾಗಿವೆ ಎಂಬುದು ಅಲ್ಲ; ಬದಲಿಗೆ ಈ ಕಾನೂನುಗಳು ಸರಿಯಾಗಿ ಜಾರಿಯಾಗುತ್ತಿಲ್ಲ ಎಂಬುದಾಗಿದೆ. ಪಶ್ಚಿಮ ಬಂಗಾಳ ವಿಧಾನಸಭೆಯು ಅಂಗೀಕರಿಸಿರುವ ಹೊಸ ಮಸೂದೆಯು ಪ್ರಕರಣದ ತ್ವರಿತ ತನಿಖೆ ಮತ್ತು ವಿಚಾರಣೆಗೆ ಒತ್ತು ನೀಡಿದೆ. ಇಂತಹ ಅಂಶಗಳು ಈಗ ಇರುವ ಕಾನೂನುಗಳಲ್ಲಿಯೂ ಇವೆ. ಆದರೆ, ಅವು ಸರಿಯಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ‘ನಿರ್ಭಯಾ’ ಪ್ರಕರಣದಲ್ಲಿ ಕೂಡ ಶಿಕ್ಷೆ ಜಾರಿಗೊಳ್ಳಲು ಏಳು ವರ್ಷಗಳು ಬೇಕಾಗಿದ್ದವು. ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧ ಸಾಬೀತು ಪ್ರಮಾಣವು ಶೇ 27–28ರಷ್ಟು ಮಾತ್ರ ಇದೆ. ಕಠಿಣ ಶಿಕ್ಷೆ ವಿಧಿಸಲು ಅವಕಾಶ ಇರುವ ಕಾಯ್ದೆಗಳು ದೇಶದಲ್ಲಿ ಜಾರಿಯಲ್ಲಿದ್ದರೂ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಸಂತ್ರಸ್ತೆಯು ಅತ್ಯಾಚಾರಿಯ ಸಂಬಂಧಿ ಅಥವಾ ಗೊತ್ತಿರುವ ವ್ಯಕ್ತಿ ಎಂಬ ಕಾರಣಕ್ಕೆ ಹಲವು ಪ್ರಕರಣಗಳು ವರದಿಯಾಗುವುದೇ ಇಲ್ಲ. ದೂರು ದಾಖಲಿಸಿದರೆ ಅದರ ಪರಿಣಾಮ ಎದುರಿಸಬೇಕಾದೀತು ಅಥವಾ ಅವಮಾನ ಅನುಭವಿಸಬೇಕಾದೀತು ಎಂಬುದು ಕೂಡ ಪ್ರಕರಣ ವರದಿಯಾಗದೇ ಇರುವುದಕ್ಕೆ ಕಾರಣಗಳಾಗಿವೆ. ಮಹಿಳೆಯರನ್ನು ಅಗೌರವದಿಂದ ಕಾಣುವ ಮತ್ತು ಮಹಿಳೆಯು ಒಂದು ವಸ್ತು ಮಾತ್ರ ಎಂಬ ಭಾವನೆಯ ಮನಸ್ಥಿತಿಯನ್ನು ಬದಲಾಯಿಸುವುದರ ಮೂಲಕ ಲೈಂಗಿಕ ಹಿಂಸೆಯನ್ನು ತಡೆಯುವುದಕ್ಕೆ ಸಾಧ್ಯವಿದೆ. ಕ್ರೌರ್ಯ ಎಸಗಲು ಅವಕಾಶ ಇಲ್ಲದಂತೆ ನೋಡಿಕೊಳ್ಳುವ ಮೂಲಕವೂ ಲೈಂಗಿಕ ಹಿಂಸೆಯನ್ನು ತಡೆಯಬಹುದು. ಕಾನೂನು ಬದಲಾವಣೆಯಿಂದ ಆಗುವುದಕ್ಕಿಂತ ಇದು ಹೆಚ್ಚು ಪರಿಣಾಮಕಾರಿಯಾದುದು. ಲಿಂಗತ್ವ ಸಂಬಂಧಗಳನ್ನು ವ್ಯಾಖ್ಯಾನಿಸುವ ಹಲವು ಧೋರಣೆಗಳು ಮತ್ತು ವರ್ತನಾ ವಿಧಗಳು ಬದಲಾಗಬೇಕಾಗಿದೆ. ಕೆಲಸದ ಸ್ಥಳಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಹೆಚ್ಚು ಸುರಕ್ಷಿತಗೊಳಿಸಬೇಕು ಹಾಗೂ ಮಹಿಳೆಯರಿಗೆ ಪೂರಕವಾಗಿರುವಂತೆ ನೋಡಿಕೊಳ್ಳಬೇಕು. ಈಗಾಗಲೇ ಹಲವು ಕಾಯ್ದೆಗಳು ಇವೆ. ಇನ್ನಷ್ಟು ಹೊಸ ಕಾಯ್ದೆಗಳನ್ನು ಜಾರಿಗೆ ತರುವುದರಿಂದ ವಾಸ್ತವವು ಬದಲಾಗುವುದಿಲ್ಲ.

ಕೋಲ್ಕತ್ತದ ಆಸ್ಪತ್ರೆಯಲ್ಲಿ ಕಳೆದ ತಿಂಗಳು ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ನಿರ್ವಹಿಸಿದ ರೀತಿಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಹಾಗಾಗಿಯೇ, ಈ ಟೀಕೆಗೆ ರಾಜಕೀಯ ಪ್ರತಿಕ್ರಿಯೆಯಾಗಿ ರಾಜ್ಯ ಸರ್ಕಾರವು ಹೊಸ ಮಸೂದೆಯನ್ನು ರೂಪಿಸಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ತನ್ನ ಮಹಿಳಾಸ್ನೇಹಿ ನೀತಿ ಮತ್ತು ನಿಲುವುಗಳಿಗೆ ಹೆಸರಾಗಿದೆ. ಈ ಹೆಸರನ್ನು ಉಳಿಸಿಕೊಳ್ಳುವುದು ಹೊಸ ಮಸೂದೆ ರೂಪಿಸಿದ್ದರ ಹಿಂದೆ ಇರುವ ಉದ್ದೇಶ ಆಗಿರಬಹುದು. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಸಮರದಲ್ಲಿ ಸರ್ಕಾರಕ್ಕೆ ಒಂದು ರಾಜಕೀಯ ನಿಲುವು ಮತ್ತು ಸಮರ್ಥನೆಯ ಅಂಶವಾಗಿ ಈ ಮಸೂದೆ ನೆರವಾಗಬಹುದು; ವಾಸ್ತವವನ್ನು ಈ ಮಸೂದೆಯು ಬದಲಾಯಿಸುವ ಸಾಧ್ಯತೆ ಕಡಿಮೆ. ಈ ಮಸೂದೆಯು ಕೇಂದ್ರದಲ್ಲಿ ಇರುವ ಕಾಯ್ದೆಗಳಿಗಿಂತ ಭಿನ್ನವಾಗಿ ಇರುವುದರಿಂದ, ರಾಷ್ಟ್ರಪತಿಯವರ ಅಂಕಿತವೂ ಬೇಕಾಗಿದೆ. ರಾಷ್ಟ್ರಪತಿ ಅಂಕಿತ ಸಿಗದೇ ಹೋಗಬಹುದು; ಹಾಗಾದರೆ, ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷ ನಡೆಯುವುದು ಖಚಿತ.

ದಿನದ ಟ್ವೀಟ್

ಸಂತ್ರಸ್ತರ ಸಂಕಷ್ಟ ಕೊನೆಯಾಗಲಿ

ಫೋಮ್ ಶೀಟ್ ಮೇಲೆ ಮಲಗಿಸಿದ ಮಗುವನ್ನು ಅರಿಸಿನ ಬಣ್ಣದ ಪ್ಲಾಸ್ಟಿಕ್ ಕ್ರೇಟ್‌ನಲ್ಲಿ ಇರಿಸಿ ಇಬ್ಬರು ವ್ಯಕ್ತಿಗಳು ಪ್ರವಾಹದ ನೀರಿನಲ್ಲಿ ಸುರಕ್ಷಿತವಾಗಿ ತೆಗೆದುಕೊಂಡು ಹೋಗುತ್ತಿರುವ ಹೃದಯಸ್ಪರ್ಶಿ ದೃಶ್ಯವು ಮತ್ತೊಂದು ‘ಬಾಹುಬಲಿ ದೃಶ್ಯ’ದಂತೆ ಗೋಚರಿಸುತ್ತದೆ. ಆಂಧ್ರಪ್ರದೇಶದಲ್ಲಿ ತಲೆದೋರಿರುವ ಹಿಂದೆಂದೂ ಇಲ್ಲದಂತಹ ಪ್ರವಾಹ, ಯಾತನೆ ಮತ್ತು ಸಂಕಟದ ಕತೆಯನ್ನು ಈ ದೃಶ್ಯ ಹೇಳುತ್ತಿರುವಂತಿದೆ.

(ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬರುತ್ತಿರುವ ಆಂಧ್ರಪ್ರದೇಶದ ಪ್ರವಾಹ ಸಂತ್ರಸ್ತರ ಸಂಕಷ್ಟಕ್ಕೆ ಪ್ರತಿಕ್ರಿಯೆ)

ಉಮಾ ಸುಧೀರ್, ಪತ್ರಕರ್ತೆ

ಕಿಡಿನುಡಿ

ಹೀಗಿದೆ ಮುಂಬೈ ಜೀವನ. ದೀರ್ಘಾವಧಿಯ ಮದುವೆ ಸಮಾರಂಭಗಳು ಮಾತ್ರವಲ್ಲ, ಟ್ರಾಫಿಕ್ ಜಾಮ್‌ಗಳು ಕೂಡ ಬೀದಿಬದಿ ವ್ಯಾಪಾರಿಗಳಿಗೆ ಉದ್ಯೋಗ ಸೃಷ್ಟಿಸುತ್ತವೆ. ಪ್ರತಿದಿನ ಇಂತಹ ಟ್ರಾಫಿಕ್ ಜಾಮ್‌ಗಳಲ್ಲಿ ಎಷ್ಟು ವಡಾಪಾವ್, ಹೂವು, ಪ್ಲಾಸ್ಟಿಕ್ ಗೊಂಬೆಗಳು, ನಕಲಿ ಸರಕುಗಳಂತಹವು ಮಾರಾಟವಾಗಬಹುದು ಎಂದು ಊಹಿಸಿ.

ವಿವೇಕ್ ರಂಜನ್ ಅಗ್ನಿಹೋತ್ರಿ, ಚಲನಚಿತ್ರ ನಿರ್ದೇಶಕ

25 ವರ್ಷಗಳ ಹಿಂದೆ

ಭಾನುವಾರ, 5-9-1999

• ಪಾಕ್‌ನಿಂದ ಅಪ್ರಚೋದಿತ ದಾಳಿ: 9 ಸೈನಿಕರ ಸಾವು

ಜಮ್ಮು, ಸೆ. 4 (ಪಿಟಿಐ)– ಪಾಕಿಸ್ತಾನವು ಕಾರ್ಗಿಲ್ ವಲಯದ ಮುಂಚೂಣಿಯಲ್ಲಿರುವ ಟರ್ಟೋಕ್ ಪ್ರದೇಶದ ಭಾರತೀಯ ಠಾಣೆಗಳ ಮೇಲೆ ನಿನ್ನೆ ರಾತ್ರಿಯಿಂದ ಅಪ್ರಚೋದಿತವಾಗಿ ಭಾರಿ ಷೆಲ್ಲಿಂಗ್ ನಡೆಸಿದ್ದು, 9 ಭಾರತೀಯ ಸೈನಿಕರು ಸತ್ತಿದ್ದಾರೆ.

ಈ ಷೆಲ್ಲಿಂಗ್‌ನಲ್ಲಿ 10 ಸೈನಿಕರ ಸಹಿತ 12 ಜನರಿಗೆ ಗಾಯಗಳಾಗಿವೆ ಎಂದು ರಕ್ಷಣಾ ಇಲಾಖೆಯ ವಕ್ತಾರರು ತಿಳಿಸಿದರು. ಇದಕ್ಕೆ ಭಾರತೀಯ ಪಡೆಗಳೂ ಪ್ರತ್ಯುತ್ತರ ನೀಡಿದ್ದು, ಪಾಕಿಸ್ತಾನಿ ಪಡೆಗಳಲ್ಲಿ ಉಂಟಾಗಿರುವ ಸಾವು–ನೋವಿನ ವರದಿಗಳು ಇನ್ನೂ ಲಭ್ಯವಾಗಿಲ್ಲ.

• ಕಂಪ್ಯೂಟರೀಕೃತ ಬಿಲ್ ನೀಡಲು ವಿದ್ಯುತ್ ನಿಗಮ ಸಜ್ಜು

ಬೆಂಗಳೂರು, ಸೆ. 4 – ಕೈಯಿಂದ ಬರೆದ ಬಿಲ್‌ಗಳ ಬದಲಾಗಿ ಕಂಪ್ಯೂಟರೀಕೃತ ಲೇಸರ್ ತಂತ್ರಜ್ಞಾನ ಬಿಲ್‌ಗಳನ್ನು ಗ್ರಾಹಕರಿಗೆ ಒದಗಿಸಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಸಜ್ಜಾಗಿದೆ.

ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ನಿಗಮ ಮಾಡಿಕೊಂಡಿದ್ದು ಈ ತಿಂಗಳ ಅಂತ್ಯದಲ್ಲಿ ಎರಡು ಉಪವಿಭಾಗಗಳಲ್ಲಿ ಕಂಪ್ಯೂಟರೀಕೃತ ಬಿಲ್‌ಗಳನ್ನು ಪರೀಕ್ಷಾರ್ಥವಾಗಿ ನೀಡಲಿದೆ ಎಂದು ನಿಗಮದ ಹೆಚ್ಚುವರಿ ಕಾರ್ಯದರ್ಶಿ ಬಿ.ಟಿ. ಜ್ಞಾನೇಶ್ವರ ಅವರು ತಿಳಿಸಿದ್ದಾರೆ.

50 ವರ್ಷಗಳ ಹಿಂದೆ

ಗುರುವಾರ, 5-9-1974

• ಸೀಗೆಪುಡಿ ಕಾರ್ಖಾನೆಯಲ್ಲಿ ನಕಲಿ ಸಿಮೆಂಟ್ ತಯಾರಿಕೆ

ಬೆಂಗಳೂರು, ಸೆ. 4 – ನಕಲಿ ಸಿಮೆಂಟ್ ತಯಾರಿಕೆಯ ಪ್ರಕರಣವೊಂದು ಪ್ರಥಮ ಬಾರಿ ನಗರದಲ್ಲಿ ಬೆಳಕಿಗೆ ಬಂದಿದೆ.

ಹೊಸದಾಗಿ ರಚಿಸಲಾದ ಪೊಲೀಸ್ ಪತ್ತೆದಾರರ ದಳ ಪತ್ತೆ ಹಚ್ಚಿರುವ ಈ ಪ್ರಕರಣದಲ್ಲಿ ಲಾಲ್‌ಬಾಗ್ ರಸ್ತೆಯ ಸೀಗೆಪುಡಿ ತಯಾರಿಸುವ ಸಂಸ್ಥೆಯೊಂದರಲ್ಲಿ ಈ ರೀತಿ ನಕಲಿ ಸಿಮೆಂಟ್ ತಯಾರಿ ಕೆಲಸ ನಡೆಯುತ್ತಿತ್ತೆಂದು ಹೇಳಲಾಗಿದೆ.

• ಖಾಸಗಿ ಮೆಡಿಕಲ್ ಕಾಲೇಜುಗಳನ್ನು ಶಿಸ್ತಿಗೊಳಪಡಿಸಲು ಕ್ರಮ

ಬೆಂಗಳೂರು, ಸೆ. 4 – ಖಾಸಗಿ ಮೆಡಿಕಲ್ ಕಾಲೇಜುಗಳ ಆಡಳಿತವರ್ಗದವರು ಮನಬಂದಂತೆ ವರ್ತಿಸುವುದಕ್ಕೆ ಬಿಡದೆ ಅವರನ್ನು ಶಿಸ್ತಿಗೆ ಒಳಪಡಿಸಲು ಸದ್ಯದಲ್ಲೇ ಶಾಸನ ರಚಿಸಲು ಯೋಚಿಸಿರುವುದಾಗಿ ಆರೋಗ್ಯ ಸಚಿವ ಎಚ್. ಸಿದ್ಧವೀರಪ್ಪನವರು ಇಂದು ವಿಧಾನಪರಿಷತ್ತಿನಲ್ಲಿ ತಿಳಿಸಿ, ಅಗತ್ಯಬಿದ್ದರೆ ಸುಗ್ರೀವಾಜ್ಞೆಯನ್ನು ಹೊರಡಿಸಲಾಗುವುದೆಂದು ಹೇಳಿದರು.

ಇತ್ತೀಚಿನ ಕೆಲವು ಅಮಾನವೀಯ ಪ್ರಕರಣಗಳು ಭವಿಷ್ಯದ ಭಾರತದ ಬಗ್ಗೆ ಚಿಂತಿಸುವಂತೆ ಮಾಡಿವೆ

ನರಹತ್ಯೆ ಮತ್ತು ಸಮಾಜದ ಮೌನ

ವಿಶ್ಲೇಷಣೆ

ಎನ್. ಜಗದೀಶ್ ಕೊಪ್ಪ

ವಸಾಹತೋತ್ತರ ಭಾರತವು ತನ್ನ ಇತಿಹಾಸದಲ್ಲಿ ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಪಲ್ಲಟಗಳಿಗೆ ಸಾಕ್ಷಿಯಾಗುತ್ತಾ ಬಂದಿದೆ. ಯಾವುದೇ ನಂಬಿಕೆ ಅಥವಾ ಚಿಂತನೆ ನಿಂತ ನೀರಲ್ಲ. ಅವು ಆಯಾ ಕಾಲಘಟ್ಟದ ಅವಶ್ಯಕತೆಗಳಿಗೆ ಅನುಗುಣವಾಗಿ ಬದಲಾಗುವುದು ಪ್ರಕೃತಿ ನಿಯಮದಂತೆ ಸಹಜ ಕ್ರಿಯೆ. ಆದರೆ, ಹಿಂದಿನ ಒಂದು ದಶಕದಲ್ಲಿ, ಬಹುಸಂಸ್ಕೃತಿಯ ನೆಲವಾದ ಭಾರತದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸೆ, ನರಹತ್ಯೆಯಂತಹ ಅಮಾನುಷ ಪ್ರಕರಣಗಳು ಎಲ್ಲರನ್ನೂ ಬೆಚ್ಚಿಬೀಳಿಸಿವೆ.

ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ಭಾರತದಲ್ಲಿ ಸಂವಿಧಾನ ಮತ್ತು ಅದರ ಆಶಯಗಳು ಇಲ್ಲಿನ ಪ್ರತಿ ನಾಗರಿಕನಿಗೆ ಸ್ವತಂತ್ರವಾಗಿ ಜೀವಿಸುವುದಕ್ಕೆ ಮತ್ತು ತನ್ನದೇ ಆಹಾರ ಸಂಸ್ಕೃತಿಯಲ್ಲಿ ಬದುಕುವುದಕ್ಕೆ, ಉಡುಪು ಧರಿಸುವುದಕ್ಕೆ ನಾಗರಿಕ ಹಕ್ಕನ್ನು ದಯಪಾಲಿಸಿವೆ. ಆದರೆ, ಆಗಸ್ಟ್ ತಿಂಗಳಿನಲ್ಲಿ ನಡೆದ ಅಮಾನವೀಯ ಪ್ರಕರಣಗಳು ಭವಿಷ್ಯದ ಭಾರತದ ಬಗ್ಗೆ ನಾವೆಲ್ಲರೂ ಚಿಂತಿಸುವಂತೆ ಮಾಡಿವೆ. ಹತ್ಯೆಗಾಗಿ ಹಸು ಮತ್ತು ಎಮ್ಮೆಗಳನ್ನು ಮಾರಾಟ ಮಾಡುವುದರ ವಿರುದ್ಧ ಕೇಂದ್ರ ಪರಿಸರ ಸಚಿವಾಲಯವು 2017ರ ಮೇ 17ರಂದು ಅಧಿಸೂಚನೆಯನ್ನು ಹೊರಡಿಸಿತು. ಆಯಾ ರಾಜ್ಯಗಳು ತಮ್ಮ ನೆಲದ ಸಂಸ್ಕೃತಿಗೆ ಅನುಗುಣವಾಗಿ ಈ ಕಾಯ್ದೆಯನ್ನು ಆಚರಣೆಗೆ ತಂದಿವೆ. ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಉತ್ತರಪ್ರದೇಶ, ಹರಿಯಾಣ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಇರುವುದರಿಂದ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದಿವೆ. ಆದರೆ, ಗೋವಾ ರಾಜ್ಯ ಇದನ್ನು ವಿರೋಧಿಸಿದೆ.

ಈಶಾನ್ಯ ಭಾರತದ ರಾಜ್ಯಗಳಲ್ಲಿ ಅಸ್ಸಾಂ, ತ್ರಿಪುರ, ಮಣಿಪುರ, ಅರುಣಾಚಲ ಪ್ರದೇಶ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳಿದ್ದರೂ ಎಲ್ಲಾ ಬಗೆಯ, ಅಂದರೆ, ಹಸು, ಕರು, ದನ ಮತ್ತು ಎಮ್ಮೆಯಂತಹ ಪ್ರಾಣಿಗಳ ಹತ್ಯೆ ಹಾಗೂ ಆಹಾರ ಸೇವನೆಗೆ ಅವಕಾಶವಿದೆ. ಕರ್ನಾಟಕ ಸೇರಿದಂತೆ ಉಳಿದ ರಾಜ್ಯಗಳಲ್ಲಿ ಹಸು, ಕರು ಹೊರತುಪಡಿಸಿ ದನಗಳ ಹತ್ಯೆಗೆ ಅವಕಾಶ ಕಲ್ಪಿಸಲಾಗಿದೆ. ದನದ ಮಾಂಸ ಸೇವನೆಯು ಭಾರತದ ಹಲವು ತಳಸಮುದಾಯಗಳ ಮತ್ತು ಆದಿವಾಸಿಗಳ ಆಹಾರ ಸಂಸ್ಕೃತಿಯ ಒಂದು ಭಾಗವಾಗಿದೆ. ಅದೇ ರೀತಿ ಮುಸ್ಲಿಂ ಸಮುದಾಯದ ಆಹಾರ ಕೂಡ ಆಗಿದೆ. ಆದರೆ, ವರ್ತಮಾನದ ಭಾರತದಲ್ಲಿ ಗೋರಕ್ಷಣೆಯ ಹೆಸರಿನಲ್ಲಿ ಗೋರಕ್ಷಕ ಜಾಗೃತಿ ದಳ ಎಂಬ ಸ್ವಯಂಘೋಷಿತ ಸಂಘಟನೆಯಿಂದ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಯುತ್ತಿರುವ ನರಹತ್ಯೆಯಂತಹ ಪ್ರಕರಣಗಳು ಈ ದೇಶದ ಒಂದು ಜ್ವಲಂತ ಸಮಸ್ಯೆಯಾಗಿ ಈವರೆಗೆ ಮುನ್ನೆಲೆಗೆ ಬರಲು ಸಾಧ್ಯವಾಗಿಲ್ಲ.

ಆಗಸ್ಟ್‌ನಲ್ಲಿ ನಡೆದ ನಾಲ್ಕು ಪ್ರಕರಣಗಳು ಪ್ರಜ್ಞಾವಂತ ನಾಗರಿಕರ ಮನ ಕಲಕುವಂತಿವೆ. ಉತ್ತರಪ್ರದೇಶದ ಲಖನೌ ನಗರದ ಮನೆಯೊಂದರಲ್ಲಿ ಗೋಮಾಂಸ ಶೇಖರಿಸಿ ಇಡಲಾಗಿದೆ ಎಂಬ ನೆಪದಲ್ಲಿ ಪೊಲೀಸರು ನಡುರಾತ್ರಿಯಲ್ಲಿ ಮುಸ್ಲಿಂ ನಿವಾಸಿಯೊಬ್ಬರ ಮನೆಯ ಮೇಲೆ ದಾಳಿ ಮಾಡಿದಾಗ ಗಾಬರಿಗೊಂಡ ಆ ಮನೆಯ ಗೃಹಿಣಿ ಹೃದಯಾಘಾತದಿಂದ ಮೃತಪಟ್ಟಳು. ಮನೆಯಲ್ಲಿ ಗೋಮಾಂಸ ಇರಲಿಲ್ಲ. ಸುಳ್ಳು ವದಂತಿಗೆ ಹೆಣ್ಣು ಜೀವವೊಂದು ಬಲಿಯಾಯಿತು. ಮಹಾರಾಷ್ಟ್ರದ ನಾಸಿಕ್‌ನಿಂದ ಕಲ್ಯಾಣ್ ನಗರದಲ್ಲಿರುವ ತನ್ನ ಪುತ್ರಿಯ ಮನೆಗೆ ಆಗಸ್ಟ್ 22ರಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದ 72 ವರ್ಷದ ಮುಸ್ಲಿಂ ವೃದ್ಧನೊಬ್ಬನ ಮೇಲೆ ಗೋಮಾಂಸ ಸಾಗಿಸುತ್ತಿದ್ದಾನೆ ಎಂಬ ಆರೋಪದ ಮೇಲೆ ಹಲ್ಲೆ ಮಾಡಲಾಯಿತು. ದಾಳಿ ನಡೆಸಿದ ಐವರಲ್ಲಿ ಮೂವರು ಗೋರಕ್ಷಕರು ರೈಲ್ವೆ ಪೊಲೀಸ್ ಸಿಬ್ಬಂದಿಯ ಮಕ್ಕಳು.

ಆಗಸ್ಟ್ 23ರಂದು ತನ್ನ ಸ್ನೇಹಿತರೊಂದಿಗೆ ದೆಹಲಿಯಿಂದ ಹರಿಯಾಣಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರ್ಯನ್ ಮಿಶ್ರ ಎಂಬ ಹತ್ತೊಂಬತ್ತು ವರ್ಷದ ಯುವಕ ಗೋರಕ್ಷಕರ ಗುಂಡೇಟಿಗೆ ಬಲಿಯಾದ. ದೆಹಲಿ ಹೊರವಲಯದಲ್ಲಿ ಗೋರಕ್ಷಕ ದಳದವರು ಕಾರನ್ನು ಅಡ್ಡಗಟ್ಟಿದಾಗ, ಈ ನತದೃಷ್ಟ ಯುವಕ ಡಕಾಯಿತರು ಎಂದು ಭಯಭೀತನಾಗಿ ಕಾರನ್ನು ನಿಲ್ಲಿಸದೆ ಚಲಾಯಿಸಿದ. ಈ ಕಾರಣಕ್ಕಾಗಿ ಅಕ್ರಮ ಗೋ ಮಾರಾಟಗಾರರು ಎಂಬ ಅನುಮಾನದ ಮೇಲೆ ಕಾರನ್ನು ಹಿಂಬಾಲಿಸಿದ ಗೋರಕ್ಷಕರು ಫರೀದಾಬಾದ್ ಬಳಿ ಕಾರಿನ ಮೇಲೆ ಗುಂಡು ಹಾರಿಸಿದರು. ಇದರ ಪರಿಣಾಮವಾಗಿ ಹಿಂದೂ ಯುವಕ ಬಲಿಯಾದ.

ಇದೇ ಹರಿಯಾಣ ರಾಜ್ಯದ ಬದ್ರಾ ಎಂಬ ಗ್ರಾಮದಲ್ಲಿ ಆಗಸ್ಟ್ 27ರಂದು ಪಶ್ಚಿಮ ಬಂಗಾಳದ ಮುಸ್ಲಿಂ ಯುವಕನನ್ನು ಗೋಮಾಂಸ ಸೇವನೆ ಮಾಡಿದ್ದಾನೆ ಎಂಬ ಆರೋಪದ ಮೇಲೆ ಥಳಿಸಿ ಹತ್ಯೆ ಮಾಡಲಾಯಿತು. ದೇಶದಾದ್ಯಂತ ಗೋರಕ್ಷಕರ ಹೆಸರಿನಲ್ಲಿ ಸೃಷ್ಟಿಯಾಗಿರುವ ಈ ನರರಾಕ್ಷಸರ ಕೈಗೆ ಕಾನೂನು ಬಳಕೆಯ ಅಧಿಕಾರವನ್ನು ನೀಡಿದವರು ಯಾರು? ಇದು ನಮ್ಮ ಮುಂದಿರುವ ಪ್ರಶ್ನೆ.

ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ಕಾನೂನು ಜಾರಿಗೆ ಬಂದ ನಂತರ, ಹೈನುಗಾರಿಕೆ ಮತ್ತು ಕೃಷಿಯನ್ನು ನಂಬಿರುವ ಸಣ್ಣ ಕೃಷಿಕರಿಗೆ ಹಸು ಹಾಗೂ ದನಗಳ ಮಾರಾಟ ಅಥವಾ ಕೊಳ್ಳುವಿಕೆಗೆ ದೊಡ್ಡ ಸಮಸ್ಯೆ ಆಗಿದೆ. ಸಂಬಂಧಪಟ್ಟ ಅಧಿಕಾರಿಗಳಿಂದ ಪರವಾನಗಿ ಪತ್ರ ಪಡೆದು ಜಾನುವಾರುಗಳ ಸಂತೆ ಮತ್ತು ಜಾತ್ರೆಗೆ ಹೋಗುವ ವ್ಯಾಪಾರಸ್ಥರು ಹಾಗೂ ರೈತರು ಸಹ ಹಲ್ಲೆಗೀಡಾಗಿರುವುದರ ಜೊತೆಗೆ ಹತ್ಯೆಯೂ ಆಗಿರುವ ನಿದರ್ಶನಗಳು ಇವೆ.

ಹಿಂದಿನ ವರ್ಷ ಏಪ್ರಿಲ್ 23ರಂದು ಮಂಡ್ಯ ನಗರದ ನಿವಾಸಿ, 25 ವರ್ಷ ಪ್ರಾಯದ ಇದ್ರೀಸ್ ಪಾಶ ಎಂಬ ಯುವಕ ಕನಕಪುರ ಸಮೀಪದ ಸಾತನೂರು ಸಂತೆಗೆ ಹಸು ಮತ್ತು ಕರುಗಳನ್ನು ಪರವಾನಗಿ ಪತ್ರದೊಂದಿಗೆ ಸಾಗಿಸುತ್ತಿದ್ದ. ಆಗ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಹಾಗೂ ಹಿಂದೂ ಧರ್ಮದ ಸ್ವಯಂಘೋಷಿತ ರಕ್ಷಕ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರಿಂದ ಹತ್ಯೆಯಾದ ಆರೋಪವಿದೆ. ಕೊಲೆ ಆರೋಪಿಯು ಹತ್ಯೆ ನಡೆದ ಕೆಲವೇ ದಿನಗಳಲ್ಲಿ ಜಾಮೀನಿನ ಮೇಲೆ ಹೊರಬಂದ. ಇಂತಹ ಪ್ರಕರಣಗಳನ್ನು ಪರಾಮರ್ಶಿಸಿದಾಗ, ದೇಶದ ನ್ಯಾಯಾಂಗ ಮತ್ತು ಆಡಳಿತಾಂಗದ ಮೇಲೆ ಇರುವ ನಂಬಿಕೆಗಳು ಕುಸಿಯತೊಡಗುತ್ತವೆ.

ಹ್ಯೂಮನ್ ರೈಟ್ಸ್ ವಾಚ್ ಎಂಬ ಸಂಸ್ಥೆ ಹಿಂದಿನ ಹತ್ತು ವರ್ಷಗಳಿಂದ ಕಲೆಹಾಕಿರುವ ಅಂಕಿ ಅಂಶಗಳು, ಈ ದೇಶವು ಧರ್ಮದ ಹೆಸರಿನಲ್ಲಿ ಎತ್ತ ಸಾಗುತ್ತಿದೆ ಎಂಬುದನ್ನು ದೃಢೀಕರಿಸುತ್ತಿವೆ. 2018ರಲ್ಲಿ ಗೋಹತ್ಯೆ ಮತ್ತು ಗೋ ಮಾರಾಟಕ್ಕೆ ಸಂಬಂಧಿಸಿದಂತೆ ನಡೆದ ಒಟ್ಟು 44 ಹತ್ಯೆಗಳ ಪೈಕಿ 36 ಮಂದಿ ಮುಸ್ಲಿಂ ಸಮುದಾಯದ ನಾಗರಿಕರು ಸೇರಿದ್ದಾರೆ. 2016ರ ಮಾರ್ಚ್ ತಿಂಗಳಿನಲ್ಲಿ ಉತ್ತರಪ್ರದೇಶದ ಹಳ್ಳಿಯೊಂದರಲ್ಲಿ ಪಶುಪಾಲಕರಾಗಿದ್ದ ಮಹಮ್ಮದ್ ಅನ್ಸಾರಿ ಮತ್ತು ಆತನ ಪುತ್ರ ಇಮ್ತಿಯಾಜ್ ಖಾನ್ ಎಂಬ ಹನ್ನೆರಡು ವರ್ಷದ ಬಾಲಕ ಹತ್ಯೆಗೊಳಗಾದರು. ಆಗ ಜೀವಭಯದಿಂದ ಪೊದೆಯ ಮರೆಯಲ್ಲಿ ಕುಳಿತಿದ್ದ ಎಪ್ಪತ್ತು ವರ್ಷದ ವೃದ್ಧ ಆಜಾದ್ ಖಾನ್ ತನ್ನ ಮಗ ಮತ್ತು ಮೊಮ್ಮಗನ ಹತ್ಯೆಗೆ ಮೌನವಾಗಿ ಸಾಕ್ಷಿಯಾದ. ಇದೇ ರೀತಿಯಲ್ಲಿ ಇಂದಿನ ಸಮಾಜ ಕೂಡ ಇಂತಹ ಪ್ರಕರಣಗಳಿಗೆ ಮೌನವಾಗಿ ಸಾಕ್ಷಿಯಾಗುತ್ತಿದೆ.

ಭಾರತದಲ್ಲಿ ಗೋಹತ್ಯೆ ಕುರಿತು ಭಾವನಾತ್ಮಕವಾಗಿ ಏನೇ ಮಾತನಾಡಿದರೂ ವಾಸ್ತವ ಅಂಶಗಳು ಬೇರೆಯಾಗಿವೆ. 2016- 17ರಲ್ಲಿ ₹ 26,303 ಕೋಟಿ ಮೌಲ್ಯದ ದನ ಮತ್ತು ಎಮ್ಮೆ ಮಾಂಸವನ್ನು ರಫ್ತು ಮಾಡಿದ ಭಾರತ ಈಗ ₹ 1 ಲಕ್ಷ ಕೋಟಿ ವ್ಯವಹಾರವನ್ನು ಹೊಂದಿದೆ. ಉತ್ತರಪ್ರದೇಶವೂ ಸೇರಿದಂತೆ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ರಾಜ್ಯಗಳು ರಫ್ತು ಮಾರುಕಟ್ಟೆಯಲ್ಲಿ ಅಗ್ರಸ್ಥಾನ ಪಡೆದಿವೆ. ಜಗತ್ತಿನಲ್ಲಿ ಅತಿ ಹೆಚ್ಚು ಹಾಲು ಉತ್ಪಾದಿಸುವ ರಾಷ್ಟ್ರ ಎಂಬ ಕೀರ್ತಿಗೆ ಪಾತ್ರವಾಗಿರುವ ಭಾರತವು ಅದೇ ವೇಳೆ ಜಗತ್ತಿನಲ್ಲಿ ಅತಿ ಹೆಚ್ಚು ದನದ ಮಾಂಸವನ್ನು ರಫ್ತು ಮಾಡುವ ರಾಷ್ಟ್ರ ಎಂಬ ಹೆಸರನ್ನೂ ಪಡೆದಿದೆ.

ದೇಶದಲ್ಲಿ ಕಾನೂನುಗಳನ್ನು ಅಸ್ತಿತ್ವಕ್ಕೆ ತರುವ ಮುನ್ನ, ಎಲ್ಲಾ ವಲಯದ ತಜ್ಞರ ಸಲಹೆ ಪಡೆಯುವುದು ಅತ್ಯಗತ್ಯ ಎಂಬುದನ್ನು ಮರೆತು, ಧಾರ್ಮಿಕ ಹಿನ್ನೆಲೆಯಲ್ಲಿ ಏಕಮುಖ ನೀತಿಯನ್ನು ಆಚರಣೆಗೆ ತರಲು ಹೊರಟರೆ, ಸಾಮಾಜಿಕ ಕ್ಷೋಭೆಗಳು ಕಟ್ಟಿಟ್ಟ ಬುತ್ತಿ ಎಂಬುದಕ್ಕೆ ಈ ಪ್ರಕರಣಗಳು ನಿದರ್ಶನವಾಗಿವೆ.

ಚುರುಮುರಿ

ಅತ್ತೆ ಕ್ಯಾಂಟೀನ್

• ಮಣ್ಣೆ ರಾಜು

ಶಾಸಕರು ತಮ್ಮ ಅಮೃತಹಸ್ತದಿಂದ ಸುಮಿಯ ‘ಅತ್ತೆ ಕ್ಯಾಂಟೀನ್’ ಉದ್ಘಾಟಿಸಿದರು. ಅತ್ತೆ ಹನುಮಕ್ಕ ತಾನು ಕೂಡಿಟ್ಟಿದ್ದ ಗೃಹಲಕ್ಷ್ಮಿ ಹಣವನ್ನು ಕ್ಯಾಂಟೀನ್ ಆರಂಭಿಸಲು ಸುಮಿಗೆ ನೀಡಿ ನೆರವಾಗಿದ್ದಳು. ಆಕೆಯ ಹೆಸರಿಟ್ಟು ಸುಮಿ ಅತ್ತೆಪ್ರೇಮ ಮೆರೆದಿದ್ದಳು. ಶಾಸಕರು ಹನುಮಕ್ಕನನ್ನು ಸನ್ಮಾನಿಸಿ ಆಕೆಯ ಕೊಡುಗೆ ಶ್ಲಾಘಿಸಿದರು.

‘ಗೃಹಲಕ್ಷ್ಮಿ ಯೋಜನೆಗೆ ವರ್ಷ ತುಂಬಿದೆ. ಸುಮಿಯ ಅತ್ತೆ ಕ್ಯಾಂಟೀನ್ ಉದ್ಘಾಟನೆಯನ್ನು ಯೋಜನೆಯ ವಾರ್ಷಿಕೋತ್ಸವದ ಆಚರಣೆ ಎಂದೇ ಭಾವಿಸುತ್ತೇನೆ’ ಎಂದ ಶಾಸಕರು, ‘ಗೃಹಲಕ್ಷ್ಮಿಯ ಎರಡು ಸಾವಿರ ರೂಪಾಯಿಯಿಂದ ಏನಾಗುತ್ತೆ ಎಂದು ಹಲವರು ಟೀಕಿಸಿದ್ದರು. ಅದರಿಂದ ಬದುಕು ಕಟ್ಟಿಕೊಳ್ಳಬಹುದು ಎಂದು ಅತ್ತೆ, ಸೊಸೆ ತೋರಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯು ಅತ್ತೆ, ಸೊಸೆಯರ ಬಾಂಧವ್ಯ ಬೆಸೆದು ಸಂಸಾರದಲ್ಲಿ ಸಾಮರಸ್ಯ ಬೆಳೆಸಿದೆ’ ಎಂದರು.

‘ನಿನಗೆ ಒಳ್ಳೆ ಅತ್ತೆ ಸಿಕ್ಕಿದ್ದಾರೆ. ಬಳೆ ಅಂಗಡಿ ತೆರೆಯುತ್ತೇನೆ ಗೃಹಲಕ್ಷ್ಮಿ ದುಡ್ಡು ಕೊಡಿ ಅಂತ ಕೇಳಿದರೆ ನನ್ನ ಅತ್ತೆ ಕೊಡಲಿಲ್ಲ. ಕನಿಷ್ಠ ಹಬ್ಬಕ್ಕೆ ಡಜನ್ ಬಳೆಯನ್ನೂ ಕೊಡಿಸಲಿಲ್ಲ...’ ನೆರೆಮನೆ ನಿರ್ಮಲ ತನ್ನ ಅತ್ತೆಯನ್ನು ಶಪಿಸಿದಳು.

‘ಮನೆ ಯಜಮಾನಿ ಪಟ್ಟಕ್ಕೆ ಸುಮಿ ಆಸೆಪಡಲಿಲ್ಲ. ನನ್ನ ಹೆಸರಿನಲ್ಲಿ ಗೃಹಲಕ್ಷ್ಮಿ ಯೋಜನೆ ನೋಂದಣಿ ಮಾಡಿಸಿದಳು. ಬೇರೆ ಮನೆ ಮಾಡಿ ನೀನೂ ಮನೆ ಯಜಮಾನಿಯಾಗಿ ಗೃಹಲಕ್ಷ್ಮಿ ಫಲಾನುಭವಿಯಾಗು ಎಂದು ನೆರೆಹೊರೆ ಹೆಂಗಸರು ಕಿವಿ ಚುಚ್ಚಿದರೂ ನನ್ನ ಸೊಸೆ ಮನೆ ಒಡೆಯಲಿಲ್ಲ...’ ಎಂದು ಅತ್ತೆ ಹನುಮಕ್ಕ ಸುಮಿಯ ಗುಣಗಾನ ಮಾಡಿದಳು.

ಅತ್ತೆ ಕ್ಯಾಂಟೀನ್‌ನ ಓಪನಿಂಗ್ ಸ್ಪೆಷಲ್ ಎಂದು ಮಾಡಿದ್ದ ಚಿತ್ರಾನ್ನವನ್ನು ಸುಮಿ ಶಾಸಕರಿಗೂ ಬಡಿಸಿದಳು. ಸವಿದ ಶಾಸಕರು, ‘ಅದ್ಭುತವಾಗಿದೆ!’ ಎಂದು ಸುಮಿಯ ಕೈರುಚಿ ಹೊಗಳಿ, ‘ಇಂದಿರಾ ಕ್ಯಾಂಟೀನ್ ರೀತಿ ಅತ್ತೆ ಕ್ಯಾಂಟೀನ್ ಫೇಮಸ್ ಆಗಲಿ’ ಎಂದು ಹಾರೈಸಿದರು.

ಸಂಗತ

ಲೆಕ್ಕಕ್ಕೆ ಸಿಗದು ಕಲಿಕೆಯ ವ್ಯವಹಾರ

ಒಬ್ಬ ನಿಜವಾದ ಶಿಕ್ಷಕ ಬರೀ ಜ್ಞಾನ ನೀಡುವುದಿಲ್ಲ. ಎಷ್ಟೋ ವಿಚಾರಗಳನ್ನು ಅವನು ಇರುವಿಕೆಯ ಮಾತ್ರದಿಂದಲೇ ಕಲಿಸುತ್ತಾ ಹೋಗುತ್ತಾನೆ

• ಸದಾಶಿವ್ ಸೊರಟೂರು

‘ನೀಟ್’ ಪಾಸಾಗಿ ಮೆಡಿಕಲ್ ಸೀಟು ಗಿಟ್ಟಿಸಿಕೊಂಡಿದ್ದ ನನ್ನ ವಿದ್ಯಾರ್ಥಿನಿಯೊಬ್ಬಳು ಅದನ್ನು ಬಿಟ್ಟು ಶಿಕ್ಷಕ ತರಬೇತಿ ಕೋರ್ಸ್ ಸೇರಿಕೊಳ್ಳುವುದಾಗಿ ಹೇಳಿದಾಗ ಪೋಷಕರು ಗಾಬರಿಯಾಗಿ ನನಗೆ ಕರೆ ಮಾಡಿದ್ದರು. ನಂತರ ಅವಳೂ ಮಾತನಾಡಿದಳು. ‘ಶಿಕ್ಷಕಿ ಆಗಬೇಕು ಅನ್ನುವುದಕ್ಕೆ ನೀವು ಪ್ರೇರಣೆ ಸರ್. ಮೆಡಿಕಲ್ ಸೀಟು ಸಿಗಲಿಲ್ಲವೆಂಬ ಕಾರಣಕ್ಕೆ ನಾನು ಶಿಕ್ಷಕಿಯಾದೆ ಅಂತ ಅನ್ನೊಬಾರದಲ್ಲ ಅಂತ ನೀಟ್ ಬರೆದೆ ಅಷ್ಟೆ. ನನ್ನ ನಿರ್ಧಾರ ಅಚಲ ಸರ್’ ಅಂದಳು. ಈಗ ಅವಳು ಸರ್ಕಾರಿ ಶಾಲೆಯೊಂದರಲ್ಲಿ ಉತ್ತಮ ಶಿಕ್ಷಕಿ.

ಯಾವುದೋ ಶಾಲೆಯ ಶಿಕ್ಷಕರೊಬ್ಬರು ಇತ್ತೀಚೆಗೆ ವರ್ಗಾವಣೆಯಾಗಿ ಹೋದಾಗ, ಮಕ್ಕಳು ತಾವೂ ವರ್ಗಾವಣೆ ಪತ್ರ ತೆಗೆದುಕೊಂಡು ತಮ್ಮ ಶಿಕ್ಷಕರು ಹೋದ ಶಾಲೆಗೇ ಹೋಗಿ ಸೇರಿಕೊಳ್ಳುವುದಾಗಿ ಹಟ ಹಿಡಿದಿದ್ದರು.

ಶಿಕ್ಷಕರು ವರ್ಗಾವಣೆಯಾಗಿ ಹೋಗುವಾಗ ಮಕ್ಕಳು ಅವರು ಹೋಗದಂತೆ ಹಟ ಹಿಡಿಯುವ, ಅಳುವ ಸುದ್ದಿಗಳೂ ಆಗಾಗ ಪತ್ರಿಕೆಯಲ್ಲಿ, ಟಿ.ವಿ. ಯಲ್ಲಿ ಬರುತ್ತಿರುತ್ತವೆ. ಹಳೆಯ ವಿದ್ಯಾರ್ಥಿಗಳು ತಮ್ಮ ಮೇಷ್ಟ್ರುಗಳಿಗೆ ಬೈಕ್ ಕೊಡಿಸುವ, ಮನೆ ಕಟ್ಟಿಕೊಳ್ಳಲು ಸಹಾಯ ಮಾಡುವ, ಅವರ ಅನಾರೋಗ್ಯಕ್ಕೆ ಚಿಕಿತ್ಸೆ ಕೊಡಿಸುವಂತಹ ಸುದ್ದಿಗಳನ್ನೂ ಆಗಾಗ ಕೇಳುತ್ತಿರುತ್ತೇವೆ.

ಅಕ್ಷರ ಬರೆಸು, ಹೋಮ್‌ವರ್ಕ್ ತಿದ್ದಿಸು, ಬೋಧಿಸು, ಉತ್ತಮ ಅಂಕ ತೆಗೆಯುವಂತೆ ಮಾಡು... ಬರೀ ಇವಿಷ್ಟೇ ಆಗಿದ್ದರೆ ಶಿಷ್ಯ ವರ್ಗ ತಮ್ಮ ಶಿಕ್ಷಕರನ್ನು ಅಷ್ಟರಮಟ್ಟಿಗೆ ಹಚ್ಚಿಕೊಳ್ಳುತ್ತಿತ್ತೇ? ಒಬ್ಬ ನಿಜವಾದ ಶಿಕ್ಷಕನ ಬಳಿ ಬೇರೆ ಏನೋ ಇದೆ ಅನಿಸುತ್ತದೆ ಅಲ್ಲವೇ? ಅದರಿಂದಲೇ ತಾನೆ ಅವರು ಹೊರಟು ನಿಂತಾಗ ಮಕ್ಕಳು ಕಣ್ಣೀರು ಸುರಿಸುತ್ತಾರೆ, ಅವರಿಗಾಗಿ ಮಿಡಿಯುತ್ತಾರೆ.

ಇತ್ತೀಚೆಗೆ ಒಂದು ಚರ್ಚೆ ಸಾಮಾನ್ಯವಾಗಿದೆ. ಶಿಕ್ಷಕನ ಜಾಗಕ್ಕೆ ಕೃತಕ ಬುದ್ಧಿಮತ್ತೆಯ ಶಿಕ್ಷಕ ಬಂದು ನಿಲ್ಲುತ್ತಾನೆ, ಒಬ್ಬನೇ ಕೃತಕ ಬುದ್ಧಿಮತ್ತೆಯ ಶಿಕ್ಷಕ ಎಲ್ಲಾ ವಿಷಯಗಳನ್ನು ಸಮಗ್ರವಾಗಿ ಬೋಧಿಸುತ್ತಾನೆ, ಮಗುವಿನ ಪ್ರಶ್ನೆಗಳಿಗೆ ಉತ್ತರಿಸುತ್ತಾನೆ, ಇನ್ನುಮೇಲೆ ಮನುಷ್ಯರೂಪಿ ಶಿಕ್ಷಕನಿಗೆ ಕೆಲಸವಿಲ್ಲ, ಅವನು ಆ ಕೃತಕ ಬುದ್ಧಿಮತ್ತೆಯ ಶಿಕ್ಷಕನ ಎದುರು ನಿಲ್ಲಲಾರ... ಎಂಬೆಲ್ಲ ಮಾತುಗಳು ಕೇಳಿಬರುತ್ತವೆ.

ನಾವೀಗ ಹೆಚ್ಚು ಅಂಕ ತೆಗೆದುಕೊಳ್ಳುವಂತೆ ಮಾಡುವವನು ಮಾತ್ರ ಉತ್ತಮ ಶಿಕ್ಷಕ ಎಂಬುದನ್ನು ಒಪ್ಪಿಕೊಳ್ಳುವ ಕಾಲಘಟ್ಟದಲ್ಲಿ ಇದ್ದೇವೆ. ಇಂತಹ ಸಂದರ್ಭದಲ್ಲಿ, ಕೃತಕ ಬುದ್ಧಿಮತ್ತೆಯ ಶಿಕ್ಷಕನ ಬೋಧನೆಯು ಮಾನವೀಯ ಹೃದಯದ ಒಬ್ಬ ಶಿಕ್ಷಕನ ಬೋಧನೆಗಿಂತ ಹೆಚ್ಚು ಅದ್ಭುತ ಮತ್ತು ಕಲಿಕೆಗೆ ತುಂಬಾ ಸಹಾಯಕ ಎಂಬುದನ್ನು ಮುಲಾಜಿಲ್ಲದೆ ಒಪ್ಪಿಕೊಳ್ಳಬೇಕಾಗುತ್ತದೆ ಮತ್ತು ಅದನ್ನೇ ಸರಿಯೆಂದು ವಾದಿಸಬೇಕಾಗುತ್ತದೆ.

ವಾಸ್ತವದಲ್ಲಿ ಕೃತಕ ಬುದ್ಧಿಮತ್ತೆಯ ಶಿಕ್ಷಕ, ರಕ್ತ–ಮಾಂಸದಿಂದ ಕೂಡಿದ ಶಿಕ್ಷಕನಿಗೆ ಎಂದೂ ಸಮನಾಗಲಾರ. ಒಬ್ಬ ನಿಜವಾದ ಶಿಕ್ಷಕ ಬರೀ ಜ್ಞಾನ ನೀಡುವುದಿಲ್ಲ. ನೀಡುವ ಜ್ಞಾನವನ್ನು ಬರೀ ತರಗತಿಯಲ್ಲಿ ನೀಡುವುದಿಲ್ಲ. ಅವನು ಎಷ್ಟೋ ವಿಚಾರಗಳನ್ನು ಇರುವಿಕೆಯ ಮಾತ್ರದಿಂದಲೇ ಕಲಿಸುತ್ತಾ ಹೋಗುತ್ತಾನೆ. ಮಗುವೂ ತನಗೆ ಗೊತ್ತಿಲ್ಲದೆಯೇ ಕಲಿಯುತ್ತದೆ. ಶಿಕ್ಷಕನ ವ್ಯಕ್ತಿತ್ವದಿಂದ ಮಗುವಿನೆಡೆಗೆ ಬದುಕು ಸುಪ್ತವಾಗಿ ಹರಿಯುತ್ತಿರುತ್ತದೆ. ಹೀಗಾಗಿ, ಕಲಿಕೆ ಎಂಬುದು ಬರೀ ವಿಚಾರ ಜ್ಞಾನವಲ್ಲ. ಎಲ್ಲವನ್ನೂ ತರಗತಿಯಲ್ಲಿ ಪುಸ್ತಕ ಹಿಡಿದು ಕಲಿಸಲಾಗುವುದಿಲ್ಲ.

ಕೃತಕ ಬುದ್ಧಿಮತ್ತೆ ಬರೀ ಜ್ಞಾನವನ್ನು ತುಂಬುತ್ತದೆ. ಉಳಿದ ವಿಚಾರಗಳನ್ನು ಕಲಿಸುವವರು ಯಾರು? ಯಂತ್ರದಿಂದ ಕಲಿಯುವ ಮಕ್ಕಳು ಯಂತ್ರದಂತೆಯೇ ನಿರ್ಭಾವುಕರಾಗುತ್ತಾರೆ, ಯಾಂತ್ರಿಕವಾಗುತ್ತಾರೆ. ಒಬ್ಬರು ಅಡುಗೆ ಪುಸ್ತಕ ಓದಿಕೊಂಡು ಚಪಾತಿ ಹಿಟ್ಟು ಕಲೆಸಿ, ದೇವರ ಮನೆಯ ಗಂಟೆಯನ್ನು ತಂದು ಅದರ ಮೇಲೆ ಇಟ್ಟರಂತೆ. ಅದನ್ನು ನೋಡಿದ ಯಾರೋ ಕೇಳಿದರಂತೆ ‘ಯಾಕಿದು’ ಅಂತ? ಆಗ ಚಪಾತಿ ಹಿಟ್ಟು ಕಲೆಸಿದವರು ಹೇಳಿದರಂತೆ, ‘ಚಪಾತಿ ಹಿಟ್ಟು ಕಲೆಸಿ ಒಂದು ಗಂಟೆ ಇಡಿ ಅಂತ ಪುಸ್ತಕದಲ್ಲಿ ಬರೆಯಲಾಗಿದೆ, ಅದಕ್ಕೆ ಗಂಟೆ ಇಟ್ಟೆ’ ಅಂದರಂತೆ. ಯಂತ್ರದ ಮೂಲಕ ಬರೀ ಜ್ಞಾನ ಪಡೆದುಕೊಳ್ಳಲು ಮುಂದಾಗುವುದು ಹೀಗೆ ಚಪಾತಿ ಮಾಡಿದಂತೆ ಆಗುತ್ತದೆ.

ಕೃತಕ ಬುದ್ಧಿಮತ್ತೆ ಬದುಕಿನ ಎಲ್ಲಾ ಕೆಲಸಗಳನ್ನು ಸುಲಭಗೊಳಿಸಿರಬಹುದು. ಬಹಳಷ್ಟು ಪರಿಣಾಮಾತ್ಮಕವಾಗಿಯೂ ಮಾಡಿರಬಹುದು. ಆದರೆ ಬೋಧನೆಯಲ್ಲಿ ಕೃತಕ ಬುದ್ಧಿಮತ್ತೆಯ ಶಿಕ್ಷಕನನ್ನು ಬಳಸಿಕೊಂಡರೆ ಲಾಭಕ್ಕಿಂತ ನಷ್ಟವೇ ಜಾಸ್ತಿ. ಕಲಿಕೆ ಬಹಳ ಸೂಕ್ಷ್ಮವಾದದ್ದು.

ತನಗೆ ಪಾಠ ಹೇಳಿಕೊಡುವ ಮಿಸ್ಸಿಗೆ ಮುಡಿಯಲು ದಿನಾ ಹೂವು ತಂದುಕೊಡುವ ಮಗುವಿನಿಂದ ಶಿಕ್ಷಕಿ ಗಳಿಸುವ ಪ್ರೀತಿ, ಅಷ್ಟು ಪ್ರೀತಿಸುವ ಮಕ್ಕಳನ್ನು ತನ್ನ ಬೋಧನೆ ಮತ್ತು ಕಲಿಕೆಯ ಮೂಲಕ ಪೊರೆಯುವ ಶಿಕ್ಷಕಿ ಈ ಇಬ್ಬರ ನಡುವಿನ ಭಾವನಾತ್ಮಕ ಕಲಿಕೆಯ ವ್ಯವಹಾರವು ಲೋಕದ ಯಾವ ಲೆಕ್ಕಾಚಾರಕ್ಕೂ ಸಿಗುವುದಿಲ್ಲ. ಎಷ್ಟೇ ಕಾಲ ಸಾಗಿದರೂ ಈ ದಿನ (ಸೆ. 5) ಉತ್ತಮ ಸಮಾಜಕ್ಕಾಗಿ ಶಿಕ್ಷಕರ ದಿನವಾಗಿಯೇ ಉಳಿಯಲಿ. ಯಂತ್ರದ ಶಿಕ್ಷಕರ ದಿನವಾಗಿ ಅಲ್ಲ. ಯಾಕೆಂದರೆ ಬರೀ ನಿರ್ಭಾವುಕ ಬದುಕು ಬದುಕಲ್ಲ.

ವಾಚಕರ ವಾಣಿ

ಸತ್ಸಂಪ್ರದಾಯ ಹುಟ್ಟುಹಾಕಿದ ಮುಖಂಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಡಿದ ಮಾತಿಗೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಕ್ಷಮೆ ಕೇಳಿರುವುದು ಮತ್ತು ಮುಖ್ಯಮಂತ್ರಿ ಅದನ್ನು ಒಪ್ಪಿರುವುದು ತುಂಬಾ ಅಪರೂಪದ ಬೆಳವಣಿಗೆ. ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರ ಮಧ್ಯೆ ಈಗ ತೀರಾ ಕೆಳಮಟ್ಟದ ಭಾಷಾ ಪ್ರಯೋಗ, ನಿಂದನೆಯಂತಹ ಬೆಳವಣಿಗೆಗಳು ಆಗುತ್ತಿರುವಾಗ ಇದೊಂದು ಅನುಕರಣೀಯ ನಡೆಯಾಗಿದೆ. ಪರಸ್ಪರ ಗೌರವ ಭಾವವನ್ನು ಇಟ್ಟುಕೊಂಡು ರಾಜಕೀಯ ಮಾಡುವುದು ರಾಜಕಾರಣಿಗಳಿಗೂ ನಾಡ ಜನತೆಗೂ ತುಂಬಾ ಒಳ್ಳೆಯದು.

ಹಿಂದಿನ ತಲೆಮಾರಿನ ರಾಜಕಾರಣಿಗಳ ನಡೆ-ನುಡಿಗಳು ಇಂದಿನ ರಾಜಕಾರಣಿಗಳಿಗೆ ದಾರಿದೀಪವಾಗಬೇಕು. ಆಳುವ ಮತ್ತು ವಿರೋಧ ಪಕ್ಷಗಳ ಮಧ್ಯೆ ಇತ್ತೀಚೆಗೆ ಪರಸ್ಪರ ಗೌರವಾದರ ಕಡಿಮೆಯಾಗುತ್ತಿದ್ದು, ರಾಜಕೀಯ ಮೌಲ್ಯಗಳು ಅಧಃಪತನಗೊಳ್ಳುತ್ತಿವೆ. ಮುತ್ಸದ್ದಿತನವಂತೂ ಮಾಯವಾಗಿಬಿಟ್ಟಿದೆ. ರಾಜಕೀಯ ನಾಯಕರ ನಡೆ-ನುಡಿ ಎಲ್ಲ ಹಂತದಲ್ಲೂ ತಮ್ಮದೇ ಆದ ಪ್ರಭಾವ ಬೀರುತ್ತವೆ. ಆದ್ದರಿಂದ ಬಾಯಿತಪ್ಪಿ ಆಡಿದ ಮಾತು, ಬಳಸಿದ ಕೆಟ್ಟ ಭಾಷೆಗಾಗಿ ಸಂಬಂಧಿಸಿದವರ ಕ್ಷಮೆ ಕೇಳುವುದರಿಂದ ಕ್ಷಮೆ ಕೇಳುವವರ ಗೌರವ ಎಳ್ಳಷ್ಟೂ ಕಡಿಮೆಯಾಗದು. ಅದೊಂದು ಸತ್ಸಂಪ್ರದಾಯ ಆಗಬಹುದು. ಬೆಲ್ಲದ ಅವರ ನಡೆ ಅನುಸರಿಸಿದರೆ ದಿನನಿತ್ಯ ಕ್ಷಮೆ ಯಾಚಿಸುವ ಹಲವಾರು ಪ್ರಸಂಗಗಳು ನಡೆಯಬಹುದು!

ವೆಂಕಟೇಶ ಮಾಚಕನೂರ, ಧಾರವಾಡ

ಹಲವು ಭಾಷೆಗಳ ಮೇಲೆ ಸಂಸ್ಕೃತದ ಪ್ರಭಾವ

ಸಂಸ್ಕೃತ ಕಲಿತವರು ಮಾತ್ರ ಸ್ವರ್ಗಕ್ಕೆ ಹೋಗಬಲ್ಲರು ಎಂಬ ಉಡುಪಿಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಬರೆದಿರುವ ತಿಪ್ಪೂರು ಪುಟ್ಟೇಗೌಡ ಅವರ ಪತ್ರವನ್ನು (ವಾ.ವಾ., ಸೆ. 4) ಓದಿ, ಸುಗುಣೇಂದ್ರರು ಇನ್ನೂ ಏನು ಹೇಳಿದ್ದರು ಎಂಬ ಕುತೂಹಲ ಉಂಟಾಯಿತು. ಸಂಸ್ಕೃತವನ್ನೂ ‘ಸಂಸ್ಕೃತಿ’ಯನ್ನೂ ಸಮೀಕರಿಸಬಾರದು (ನಾನು ಎಂಟನೇ ತರಗತಿಯಿಂದ ಎರಡನೇ ಪಿ.ಯು.ವರೆಗೆ ಸಂಸ್ಕೃತವನ್ನು ಪ್ರಥಮ ಭಾಷೆಯಾಗಿ ಓದಿದವನು). ಸಾಹಿತ್ಯಕ ದೃಷ್ಟಿಯಿಂದ ಸಂಸ್ಕೃತ ನಾಟಕಗಳನ್ನು ಗ್ರೀಕ್ ಎಪಿಕ್‌ಗಳ ಜತೆ ಹೋಲಿಸಲಾಗುತ್ತದೆ. ಲಂಕೇಶ್ ಅವರಂತಹವರೂ ಅವುಗಳನ್ನು ಮೆಚ್ಚಿಕೊಂಡಿದ್ದರು. ಹಲವು ಭಾರತೀಯ ಭಾಷೆಗಳ ಮೇಲೆ ಸಂಸ್ಕೃತದ ಪ್ರಭಾವ ಇದೆ. ಆದರೆ ತಮಿಳು ಹಾಗೂ ಕೆಲ ಮಟ್ಟಿಗೆ ಮಲಯಾಳಂ ಸ್ವಂತ ಪದಗಳನ್ನು ರೂಪಿಸಿಕೊಳ್ಳುವ ಮೂಲಕ ಸಂಸ್ಕೃತದ ಪ್ರಾಬಲ್ಯವನ್ನು ತಗ್ಗಿಸಿವೆ (ಬರಹಗಾರನಾಗಿ ನಾನು ಪ್ರಾರಂಭದಲ್ಲಿದ್ದ ಆ ‘ಮೋಡಿ’ಯಿಂದ ಬಿಡಿಸಿಕೊಳ್ಳಲು ಸಮಯ ಹಿಡಿಯಿತು).

ಸಂಸ್ಕೃತ ಕಲಿಕೆ ಎಲ್ಲಿ, ಯಾವ ರೂಪದಲ್ಲಿ ಇರಬೇಕು ಎಂಬ ಬಗ್ಗೆ ಭಿನ್ನ ಅಭಿಪ್ರಾಯಗಳಿವೆ. ಹಳ್ಳಿಯ ಸಂಸ್ಕೃತ ಪಾಠಶಾಲೆಯಲ್ಲಿ ಕೆಲ ಕಾಲ ಕಲಿತಿದ್ದ ನನ್ನ ತಂದೆಯವರು ಸಂಸ್ಕೃತಕ್ಕೆ ಒಂದು ವಿಶ್ವವಿದ್ಯಾಲಯ ಬೇಕಾಗಿಲ್ಲ ಎಂದಿದ್ದರು. ಸ್ವರ್ಗ ಎಲ್ಲಿದೆಯೋ ಗೊತ್ತಿಲ್ಲ, ನರಕ ಹಲವು ರೂಪಗಳಲ್ಲಿ ಭೂಮಿಯ ಮೇಲೆಯೇ ಇದೆ. ಸಂಸ್ಕೃತದ ಅಭಿಮಾನಿಗಳು ಅದರತ್ತ ಗಮನಹರಿಸಲಿ. ಅದರ ನಂತರ ಸಂಸ್ಕೃತದ ಮೂಲಕ ಸ್ವರ್ಗಾರೋಹಣ ಮಾಡುವುದು ಅವರಿಚ್ಛೆ.

ಎಚ್.ಎಸ್.ಮಂಜುನಾಥ, ಗೌರಿಬಿದನೂರು

ಗುರವೇ ನಮಃ

ಸರ್ವಪಲ್ಲಿ ರಾಧಾಕೃಷ್ಣನ್‌ರ
ಜನ್ಮದಿನ ಇಂದು,
ಅರ್ಥಾತ್ ಶಿಕ್ಷಕರ ದಿನ,
ಹೇಳೋಣ
ಶ್ರೀ ಗುರವೇ ನಮಃ
ಅನಿಸದಿರಲಿ ಎಂದಿಗೂ
ಗುರು ಏನ್ ಮಹಾ!

ಮ.ಗು.ಬಸವಣ್ಣ
ಮೈಸೂರು

ಅಧಿಕಾರಿಗಳ ಸಂಬಳದಿಂದ ನಷ್ಟಪಾವತಿಯಾಗಲಿ

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯ ಮರುಪರೀಕ್ಷೆಗೆ ಸರ್ಕಾರ ಆದೇಶಿಸಿರುವುದು ಸ್ವಾಗತಾರ್ಹ. ಆದರೆ ದೂರದೂರುಗಳಿಗೆ ತೆರಳಿ ಪರೀಕ್ಷೆ ಬರೆದ ಸುಮಾರು 1.5 ಲಕ್ಷ ಅಭ್ಯರ್ಥಿಗಳಿಗೆ, ಸರ್ಕಾರಕ್ಕೆ ಆದ ನಷ್ಟಕ್ಕೆ ಹೊಣೆ ಯಾರು? ಬೇಜವಾಬ್ದಾರಿತನ ಮೆರೆದ ತಿಳಿಗೇಡಿ ಅಧಿಕಾರಿಗಳ ಸಂಬಳದಿಂದ ನಷ್ಟಪಾವತಿಯಾಗಲಿ.

ಕೆಪಿಎಸ್‌ಸಿಯ ಸಮಗ್ರ ಬದಲಾವಣೆಗೆ ಸರ್ಕಾರ ಮುಂದಾಗಬೇಕು. ಹೋಟಾ ಸಮಿತಿಯ ಶಿಫಾರಸುಗಳನ್ನು ಸಂಪೂರ್ಣವಾಗಿ ಜಾರಿಗೊಳಿಸಿ ದಿಟ್ಟ ನಡೆ ಪ್ರದರ್ಶಿಸಬೇಕು. ಈ ಹುದ್ದೆಗಳಿಗೆ ಈ ಹಿಂದೆ ನಡೆದ ಮೂರು ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದ ಶೇ 10ರಷ್ಟು ಅಭ್ಯರ್ಥಿಗಳೂ ಆಯ್ಕೆಯಾಗದಿರುವುದು ನಿಜಕ್ಕೂ ದೌರ್ಭಾಗ್ಯದ ಸಂಗತಿ. ಕನ್ನಡ ಅನ್ನದ ಭಾಷೆಯಾಗಲಿ.

ಶಿಶಿರ, ಶಿರಸಿ

ಕೆಪಿಎಸ್‌ಸಿ: ಇರಲಿ ಅನುವಾದಕರ ವಿಭಾಗ

ಕೆಪಿಎಸ್‌ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಅನುವಾದದಲ್ಲಿ ಆದ ಪ್ರಮಾದಕ್ಕಾಗಿ ಅನುವಾದಕರನ್ನು ಶಿಕ್ಷಿಸಬೇಕು ಎಂದು ಬಾಲಕೃಷ್ಣ ಆರ್. ಅಭಿಪ್ರಾಯಪಟ್ಟಿದ್ದಾರೆ (ವಾ.ವಾ., ಸೆ. 4). ಆದರೆ ಇದು ವಿವೇಕದ ಕ್ರಮವಲ್ಲ. ಏಕೆಂದರೆ ಈ ಇಡೀ ಸರಣಿಯಲ್ಲಿ ಅನುವಾದಕರು ಕೊನೆಯ ಅಮಾಯಕ ಕೊಂಡಿಯಷ್ಟೇ. ಇವರನ್ನು ಶಿಕ್ಷಿಸಿದರೆ ಕೆಪಿಎಸ್‌ಸಿಯ ಅವ್ಯವಸ್ಥೆಯನ್ನು ಮರೆಮಾಚಿದಂತಾಗುತ್ತದೆ, ಅಷ್ಟೆ.

ಈಗಾಗಲೇ ಬಹಳ ಬಾರಿ ಸಲಹೆ ಬಂದಿರುವ ಹಾಗೆ, ಕೆಪಿಎಸ್‌ಸಿ ತನ್ನದೇ ಆದ ಒಂದು ‘ಅನುವಾದಕರ ವಿಭಾಗ’ವನ್ನು ಕಟ್ಟಿಕೊಳ್ಳಬೇಕು. ಅದಕ್ಕಾಗಿ ಒಬ್ಬಿಬ್ಬರು ಹಿರಿಯ ಇಂಗ್ಲಿಷ್-ಕನ್ನಡ ವಿಷಯ ಪರಿಣತರ ನೇಮಕಾತಿ ಸಾಕಾಗುತ್ತದೆ. ಮೊದಲು ಕೆಪಿಎಸ್‌ಸಿಯ ಅಗತ್ಯಕ್ಕೆ ತಕ್ಕ ಇಂಗ್ಲಿಷ್- ಕನ್ನಡ- ಇಂಗ್ಲಿಷ್ ಪದಕೋಶವನ್ನು ರೂಪಿಸಬೇಕು. ಇದು ಎಲ್ಲಾ ಅನುವಾದಕರಿಗೆ ಮೂಲ ಆಕರವಾಗಬೇಕು, ಭಾವಿ ಅಭ್ಯರ್ಥಿಗಳ ಪ್ರಯೋಜನಕ್ಕಾಗಿ ಇದನ್ನು ವೆಬ್‌ಸೈಟಿನಲ್ಲಿಯೂ ಪ್ರಕಟಿಸಬೇಕು. ನಂತರ ರಾಜ್ಯದಲ್ಲಿರುವ, ಈಗಾಗಲೇ ಇರುವ ನುರಿತ ತಾಂತ್ರಿಕ ಅನುವಾದಕರನ್ನು ಗುರುತಿಸಿ (ಭಾಷಾಂತರ ಇಲಾಖೆ ಇಂಥ ಒಂದು ಅನುವಾದ ಸೇವಾದಾತರ ಪಟ್ಟಿಯನ್ನು ಅಧಿಸೂಚಿಸಿದೆ), ಅವರಿಗೆ ಕೆಪಿಎಸ್‌ಸಿಯ ಅಗತ್ಯಕ್ಕೆ ತಕ್ಕ ವಿಶಿಷ್ಟವಾದ ತರಬೇತಿಯನ್ನು ನೀಡಿ, ಅವರ ಒಂದು ಪ್ಯಾನಲ್ ಅನ್ನು ರೂಪಿಸಬೇಕು. ಅಗತ್ಯಬಂದಾಗ ಅವರ ಸೇವೆಯನ್ನು ಪಡೆಯಬೇಕು. ಇದರಿಂದ ಕೆಪಿಎಸ್‌ಸಿಯ ಮೇಲೆ ನಿರಂತರ ಹೊರೆಯೂ ಆಗುವುದಿಲ್ಲ.

ಎಂ.ಅಬ್ದುಲ್ ರೆಹಮಾನ್ ಪಾಷ, ಬೆಂಗಳೂರು

Printed and published by B A Ravi on behalf of The Printers (Mysore) Private Ltd., at The Printers (Mysore) Private Ltd, Plot Nos. 7-12, Kumbalgodu Industrial Area, Bengaluru-560 074. News Editor (Responsible for selection of news under the PRB Act): Praveen Kulkarni. Editorial Office: 75, Mahatma Gandhi Road, Bengaluru-560 001. E-mail: editorpv@prajavani.co.in. Phone: 080-45557333, Editorial: 080-45557251, Circ: 080-45557204, Advt: 080-45557163/080-45557164. Also printed at Hubballi-Dharwad, Mangaluru, Kalaburagi, Davanagere, Mysuru and Hosapete. All rights reserved. Reproduction in whole or in part without permission is prohibited. To know more about The Printers (Mysore) Private Ltd, visit www.printersmysore.com.

ಅಕ್ಷರ ಸಂತರಿಗೆ ನಮನ



ಶಿಕ್ಷಕರ ದಿನ

ವಿದ್ಯಾರ್ಥಿಗಳು ಹಾಗೂ ಸಮಾಜಕ್ಕಾಗಿ ತನು ಮನ ಧನವನ್ನು ಸಮರ್ಪಿಸಿದ ಶಿಕ್ಷಕರ ದೊಡ್ಡ ಪರಂಪರೆಯೇ ನಮ್ಮಲ್ಲಿದೆ. ನಮಗೆ ದಾರಿ ತೋರಿದ ಗುರುಗಳನ್ನು ಸ್ಮರಿಸುವ ಈ ಹೊತ್ತಿನಲ್ಲಿ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಅವಿರತವಾಗಿ ಶ್ರಮಿಸುತ್ತಿರುವ ಕೆಲವು ಶಿಕ್ಷಕರ ಪರಿಚಯ ಇಲ್ಲಿದೆ

ಜ್ಞಾನ ದಾಸೋಹಿ ಅಜ್ಜ

ಕೊಪ್ಪಳ: ಸಾಕಷ್ಟು ಹಣ ಪಡೆದು ಟ್ಯೂಷನ್ ನೀಡುವ ಹಾವಳಿ ಹೆಚ್ಚಾಗಿರುವ ಈ ದಿನಗಳಲ್ಲಿ ಇಲ್ಲೊಬ್ಬ 75 ವರ್ಷ ವಯಸ್ಸಿನ ಅಜ್ಜ, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ತನ್ನೂರಿನ ಮಕ್ಕಳಿಗೆ ಮನೆಪಾಠ ಹೇಳಿಕೊಡುತ್ತಾ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.

ಅವರ ಹೆಸರು ಲಿಂಗಪ್ಪ ಬೇವೂರು. ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಮುಸಲಾಪುರ ಗ್ರಾಮದವರು. ಓದಿದ್ದು ಆರನೇ ತರಗತಿ ಮಾತ್ರ. ಹಾಗಿದ್ದರೂ 19 ವರ್ಷಗಳಿಂದ ಪುಟ್ಟ ಮಕ್ಕಳಿಗೆ ಮೇಷ್ಟ್ರಾಗಿದ್ದಾರೆ. ಪ್ರತಿ ವರ್ಷವೂ 30ರಿಂದ 40 ಮಕ್ಕಳು ಅವರ ಬಳಿ ಟ್ಯೂಷನ್‌ಗೆ ಬರುತ್ತಾರೆ. ಹೀಗಾಗಿ ಲಿಂಗಪ್ಪ ಅವರ ಟ್ಯೂಷನ್, 'ಅಜ್ಜನ ಶಾಲೆ' ಎಂದೇ ಜನಜನಿತವಾಗಿದೆ. ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಆವರಣದಲ್ಲಿ ತರಗತಿ ನಡೆಯುತ್ತದೆ.

ನಾಲ್ಕು ಜನ ಮಕ್ಕಳಿರುವ ಲಿಂಗಪ್ಪ ಅವರಿಗೆ 15 ಎಕರೆ ಜಮೀನು ಇದೆ. ದೇಹದಲ್ಲಿ ಕಸುವು ಇರುವವರೆಗೂ ಕೃಷಿ ಕಾಯಕ ಮಾಡಿದ್ದ ಲಿಂಗಪ್ಪ, ಈಗ ಭೂಮಿಯನ್ನು ಮಕ್ಕಳಿಗೆ ಹಂಚಿ ತಮ್ಮ ಜೀವನಕ್ಕೆ ಬೇಕಾದಷ್ಟು ಹಣ ಸಂಗ್ರಹಿಸಿಟ್ಟುಕೊಂಡಿದ್ದಾರೆ. ತಮಗೆ ತಿಳಿದ ಜ್ಞಾನವನ್ನು ಮಕ್ಕಳೊಂದಿಗೆ ಹಂಚಿಕೊಳ್ಳುತ್ತಾ ವೃದ್ಧಾಪ್ಯದ ದಿನಗಳನ್ನು ಕಳೆಯುತ್ತಿದ್ದಾರೆ.

1ರಿಂದ 5ನೇ ತರಗತಿವರೆಗಿನ ಮಕ್ಕಳಿಗೆ ಪ್ರತಿದಿನ ಬೆಳಿಗ್ಗೆ 7ರಿಂದ 9.30ರ ತನಕ ಹಾಗೂ ಸಂಜೆ 5ರಿಂದ 7.30ರ ತನಕ ಪಠ್ಯ ಬೋಧನೆ, ಮಗ್ಗಿಗಳು, ಮಾಸಗಳು, ವರ್ಷ, ಋತುಗಳ ಮಾಹಿತಿ, ಪದಗಳ ಅರ್ಥ, ಬಿಟ್ಟಸ್ಥಳ ತುಂಬುವುದು, ಪ್ರಶ್ನೋತ್ತರ ಹೀಗೆ ಸಾಮಾನ್ಯ ಜ್ಞಾನ ಮತ್ತು ಪಠ್ಯಕ್ಕೆ ಅಗತ್ಯವಿರುವ ಮಾಹಿತಿಗಳನ್ನು ನೀಡುತ್ತಿದ್ದಾರೆ.

'ಕೆಲ ವಿದ್ಯಾರ್ಥಿಗಳು ಮಾಸಿಕ ₹ 50, ₹ 30 ಹೀಗೆ ತಮ್ಮ ಶಕ್ತಿಗೆ ಅನುಗುಣವಾಗಿ ಕೊಡುತ್ತಾರೆ. ಕೆಲವರಿಗೆ ಕೊಡಲು ಆಗುವುದಿಲ್ಲ. ಮಕ್ಕಳು ಹಣ ಕೊಡಲಿ ಬಿಡಲಿ ನನ್ನ ಖುಷಿಗಾಗಿ ಮಕ್ಕಳಿಗೆ ಪಾಠ ಹೇಳಿಕೊಡುತ್ತೇನೆ' ಎಂದು ಹೇಳುತ್ತಾರೆ ಲಿಂಗಪ್ಪ.

ಹಳ್ಳಿ ಮಕ್ಕಳಿಗೆ ಗೊಂಬೆ ಪಾಠ

ಕಾರವಾರ: ಹಳಿಯಾಳ ತಾಲ್ಲೂಕಿನ ಚಿಬ್ಬಲಗೇರಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನ್ಯೂಟನ್ ಚಲನೆಯ ನಿಯಮ, ಜಾಗತಿಕ ತಾಪಮಾನದ ಪಾಠಗಳು ಮನದಲ್ಲಿ ಅಚ್ಚಳಿಯದಂತೆ ಉಳಿಯುತ್ತವೆ. ಏಕೆಂದರೆ ಅವರಿಗೆ ಗೊಂಬೆಗಳು ಪಾಠ ಮಾಡುತ್ತವೆ!

ಈ ಗೊಂಬೆಗಳನ್ನು ಆಡಿಸುವಾತ ಈ ಶಾಲೆಯ ವಿಜ್ಞಾನ ಶಿಕ್ಷಕ ಸಿದ್ದು ಬಿರಾದಾರ. ಅವರ ಕೈಬೆರಳ ತುದಿಯಲ್ಲಿ ಆಡುವ ಗೊಂಬೆಗಳಿಂದ ಬೋಧಿಸುವ ಪಾಠವನ್ನು ಮಕ್ಕಳು ಮರೆಯುವುದು ಕಷ್ಟ.

ಪಠ್ಯದಲ್ಲಿ ಇರವುದಷ್ಟನ್ನೇ ಪಾಠ ಮಾಡದೆ ಅದರಾಚೆಯ ವೈಜ್ಞಾನಿಕ ಸಂಗತಿಗಳನ್ನು ಗೊಂಬೆಯಾಟದ ಮೂಲಕ ಮಕ್ಕಳಿಗೆ ಮನವರಿಕೆ ಮಾಡಿಕೊಡುವಲ್ಲಿ ಶಿಕ್ಷಕ ಸಿದ್ದು ನಿಷ್ಣಾತರು. ವಿಜಯಪುರ ಜಿಲ್ಲೆ ನಿಡಗುಂದಿ ತಾಲ್ಲೂಕು ಮುದ್ದಾಪುರದ ಅವರು 13 ವರ್ಷಗಳಿಂದ ಹಳಿಯಾಳದ ಹಳ್ಳಿಯಲ್ಲಿ ಶಿಕ್ಷಕರಾಗಿದ್ದಾರೆ.

'2005ರಲ್ಲಿ ಹೈದರಾಬಾದ್‌ನಲ್ಲಿ ಕೇಂದ್ರೀಯ ಸಾಂಸ್ಕೃತಿಕ ಸಂಪನ್ಮೂಲ ತರಬೇತಿ ಕೇಂದ್ರ (ಸಿಸಿಆರ್‌ಟಿ) ಆಯೋಜಿಸಿದ್ದ ಪಠ್ಯಕ್ರಮ ಬೋಧನೆಯಲ್ಲಿ ಗೊಂಬೆಗಳ ಪಾತ್ರದ ತರಬೇತಿಯಲ್ಲಿ ಪಾಲ್ಗೊಂಡಿದ್ದೆ. ಮಕ್ಕಳಿಗೆ ಗೊಂಬೆಗಳ ಮೂಲಕ ಪಾಠ ಬೋಧಿಸಿದರೆ ಪರಿಣಾಮಕಾರಿ ಬೋಧನೆ ಸಾಧ್ಯ ಎಂಬುದನ್ನು ಅರಿತು ಅದೇ ಕ್ರಮ ಅನುರಿಸಿದೆ. 35ಕ್ಕೂ ಹೆಚ್ಚು ವಿಜ್ಞಾನ ರೂಪಕ ರಚಿಸಿ ವಿದ್ಯಾರ್ಥಿಗಳಿಗೆ ತೋರಿಸಿದ್ದೇನೆ. ದೇಶದ ಹಲವೆಡೆಯೂ ಕಾರ್ಯಕ್ರಮ ನೀಡಿದ್ದೇನೆ' ಎನ್ನುತ್ತಾರೆ ಸಿದ್ದು ಬಿರಾದಾರ.

ಗೊಂಬೆಯಾಟದಲ್ಲಿ ಅವರ ನೈಪುಣ್ಯ ಗಮನಿಸಿ ಸಿ.ಸಿ.ಆರ್. ಟಿಯು ಸಿಕ್ಕಿಂ, ಅಸ್ಸಾಂ ಸೇರಿ ಹಲವು ರಾಜ್ಯದಲ್ಲಿಯೂ ಗೊಂಬೆಯಾಟದ ಮೂಲಕ ಪಾಠದ ಕುರಿತು ತರಬೇತಿ ನೀಡುವ ಜವಾಬ್ದಾರಿ ನೀಡಿದೆ.

ಸಂಬಳವೂ ಶಾಲೆಯ ಅಭಿವೃದ್ಧಿಗೆ

ಬಂಟ್ವಾಳ (ದಕ್ಷಿಣ ಕನ್ನಡ): ಬಂಟ್ವಾಳ ತಾಲ್ಲೂಕಿನ ಮಾಣಿಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಚಂದ್ರಾವತಿ ಅವರು, ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ ಮೂರೂ ಶಾಲೆಗಳನ್ನೂ ಮಾದರಿ ಶಾಲೆಯಾಗಿ ಅಭಿವೃದ್ಧಿಪಡಿಸಿದ್ದಾರೆ.

ಮಂಗಳೂರಿನ ಚಿಲಿಂಬಿಯವರಾದ ಇವರು 10ನೇ ತರಗತಿಯಲ್ಲಿದ್ದಾಗಲೇ ತಾಯಿಯನ್ನು ಕಳೆದುಕೊಂಡಿದ್ದರು. ಆ ನೋವಿನಲ್ಲಿ ಅವಿವಾಹಿತರಾಗಿಯೇ ಉಳಿದಿದ್ದಾರೆ. ಸ್ವಂತ ಗಳಿಕೆಯನ್ನೂ ಶಾಲಾಭಿವೃದ್ಧಿಗೆ ವಿನಿಯೋಗಿಸಿ ಸಾರ್ಥಕತೆ ಕಾಣುತ್ತಿದ್ದಾರೆ. 'ಖಾಸಗಿ ಶಾಲೆಗಳನ್ನೂ ಮೀರಿಸುವಂತೆ ಸರ್ಕಾರಿ ಶಾಲೆಯನ್ನು ಬೆಳೆಸಬೇಕು' ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ತಾಲ್ಲೂಕಿನ ನಲ್ಕೆಮಾರು ಸರ್ಕಾರಿ ಶಾಲೆಯಲ್ಲಿ ಪ್ರಭಾರ ಮುಖ್ಯಶಿಕ್ಷಕಿಯಾಗಿ 24 ವರ್ಷ, ಬೋಳಂತೂರು ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ 5 ವರ್ಷ ಕರ್ತವ್ಯ ನಿರ್ವಹಿಸಿದ್ದರು. ಮಾಣಿ ಶಾಲೆಯಲ್ಲಿ 4 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಮೂರೂ ಶಾಲೆಗಳಲ್ಲಿ ಪಠ್ಯದ ಜೊತೆಗೆ ನೃತ್ಯ, ಕ್ರೀಡೆ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಚಟುವಟಿಕೆ ಹಮ್ಮಿಕೊಂಡಿದ್ದಾರೆ. ವಿದ್ಯಾರ್ಥಿಗಳ ಯಕ್ಷಗಾನ ತಂಡ ರಚಿಸಿದ್ದಾರೆ.

ದಾನಿಗಳ ಸಹಕಾರದಿಂದ ಹೊಸ ತರಗತಿ ಕೊಠಡಿ, ಆವರಣಗೋಡೆ, ಧ್ವಜಸ್ತಂಭ ನಿರ್ಮಿಸಿದ್ದಾರೆ. ಶಾಲಾ ಕೈತೋಟ ರಚಿಸಿ ಬಿಸಿಯೂಟಕ್ಕೆ ಅದರ ತರಕಾರಿ ಬಳಸಲು ಕ್ರಮವಹಿಸಿದ್ದಾರೆ. ಹಣ್ಣಿನ ಗಿಡಗಳನ್ನು ನೆಟ್ಟುಬೆಳೆಸಿದ್ದಾರೆ. ನಲ್ಕೆಮಾರು ಶಾಲೆಯಲ್ಲಿ ಇಬ್ಬರು ಹಾಗೂ ಮಾಣಿ ಶಾಲೆಯಲ್ಲಿ ನಾಲ್ವರು ಅತಿಥಿ ಶಿಕ್ಷಕಿಯರಿಗೆ ಗೌರವಧನ ನೀಡಲು ತಮ್ಮ ಸಂಬಳ ವಿನಿಯೋಗಿಸಿದ್ದಾರೆ.

ಆಟದಲ್ಲೇ ಪಾಠ ಹೇಳುವ ಶಿಕ್ಷಕಿ

ಬೇಲೂರು(ಹಾಸನ): ತರಗತಿಯಲ್ಲಿ ಪಾಠ ಮಾಡಿದರಷ್ಟೇ ಸಾಲದು, ಪ್ರಾಯೋಗಿಕ ಪಾಠದ ಮೂಲಕ ವ್ಯಾವಹಾರಿಕ ಜ್ಞಾನವನ್ನೂ ಹೇಳಿಕೊಡಬೇಕೆಂಬ ಮಹತ್ವಾಕಾಂಕ್ಷೆಯುಳ್ಳ ತಾಲ್ಲೂಕಿನ ಮಾವಿನಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಏಕೈಕ ಶಿಕ್ಷಕಿ ಜಯಲಕ್ಷ್ಮಿ ಅವರು ಅದೇ ಕಾರಣದಿಂದ ಮಕ್ಕಳ ಮನಸ್ಸು ಗೆದ್ದಿದ್ದಾರೆ.

ಗದ್ದೆಯಲ್ಲಿ ಭತ್ತದ ನಾಟಿ ಮಾಡಿಸಿ, ಕಲಿಕಾ ಉಪಕರಣಗಳ ಮೂಲಕ ವೈವಿಧ್ಯಮಯ ಆಟಗಳ ಮೂಲಕವೇ ಪಾಠ ಮಾಡಿ ಮಕ್ಕಳನ್ನು ಆಕರ್ಷಿಸುತ್ತಿದ್ದಾರೆ. 2021ರಲ್ಲಿ ಅವರು ವರ್ಗಾವಣೆಯಾಗಿ ಬರುವ ಮುನ್ನ ಶಾಲೆಯಲ್ಲಿ 8 ಮಕ್ಕಳಿದ್ದರು. ಈಗ 22 ಮಕ್ಕಳಿದ್ದಾರೆ.

ಶಾಲೆಯ ಎರಡು ಕೊಠಡಿಗಳಲ್ಲಿ ಒಂದು ಕೊಠಡಿಯ ಒಳಭಾಗಕ್ಕೆ ಸ್ವಂತ ಖರ್ಚಿನಲ್ಲಿ ಸುಣ್ಣ-ಬಣ್ಣ ಮಾಡಿಸಿ, ಮಕ್ಕಳ ಮನಸ್ಸನ್ನು ಸೆಳೆಯುವಂತೆ ಅತ್ಯಾಕರ್ಷಕ ಹಾಗೂ ವಿನೂತನ ಕಲಿಕಾ ಸಾಮಗ್ರಿಗಳೊಂದಿಗೆ ನಲಿಕಲಿ ಕೊಠಡಿ ಬಲವರ್ಧನೆ ಮಾಡಿದ್ದಾರೆ.

ಸಮುದಾಯ, ಪೋಷಕರು, ಎಸ್‌ಡಿಎಂಸಿಯವರ ಮೆಚ್ಚುಗೆಗೆ ಪಾತ್ರವಾಗಿರುವ ಶಿಕ್ಷಕಿಯು ಶಾಲೆಯ ಸುತ್ತ ರಕ್ಷಣಾ ಬೇಲಿ ಮಾಡಿಸಿದ್ದಾರೆ. ಸ್ವಂತ ಖರ್ಚಿನಲ್ಲಿ ಹೊಸ ಟ್ಯಾಂಕ್ ಅಳವಡಿಸಿ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ.

ಹಿರಿಗರ್ಜೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 14 ವರ್ಷ ಕೆಲಸ ಮಾಡಿದ ಸಂದರ್ಭದಲ್ಲೂ ಆಕರ್ಷಕ ಕಲಿಕಾ ವಿಧಾನಗಳನ್ನು ಅಳವಡಿಸಿಕೊಂಡಿದ್ದರು. ಚಟುವಟಿಕೆ ವಿಧಾನ, ತಂತ್ರಜ್ಞಾನ ಬಳಕೆ, ಹೊರ ಸಂಚಾರ, ಕ್ಷೇತ್ರ ಭೇಟಿ ಮೂಲಕ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶ್ರಮಿಸಿದ್ದರು.

ಕೋವಿಡ್ ಸಂದರ್ಭದಲ್ಲಿ 'ವಿದ್ಯಾಗಮ' ಯೋಜನೆ ಬರುವುದಕ್ಕಿಂತ ಮುಂಚಿತವಾಗಿಯೇ ಮನೆ, ಮನೆಗೆ ತೆರಳಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿದ್ದರು.

ಸರ್ಕಾರಿ ಶಾಲೆಯ 'ಸಂಪತ್ತು'

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಕೊಂಡ್ಲೂರು ಗ್ರಾಮದ ಶ್ರೀ ಶಾಂತವೇರಿ ಗೋಪಾಲಗೌಡ ಸರ್ಕಾರಿ ಪ್ರೌಢಶಾಲೆಗೆ ಸೇರಿದ 7 ಎಕರೆಯಷ್ಟು ಜಮೀನು ಹಸಿರು ಹೊದ್ದು ನಳನಳಿಸುತ್ತಿದೆ. ಅಲ್ಲಿ ತಲಾ ಒಂದು ಎಕರೆ ಅಡಿಕೆ, ತೆಂಗು ಹಾಗೂ ಅಪ್ಪೆ ಮಿಡಿ ಬೆಳೆ ಇದೆ. ನಾಲ್ಕು ಎಕರೆ ಉಳ್ಳಾಲ ತಳಿಯ ಗೇರು ಈಗ ಫಲ ಬಿಡಲು ಆರಂಭಿಸಿದೆ. ಕಾಳು ಮೆಣಸಿನ ಬಳ್ಳಿ, ಸೀಬೆ, ಮಾವು, ಹಲಸು ಹೀಗೆ ಹತ್ತಾರು ಬಗೆಯ ಹಣ್ಣಿನ ಗಿಡಗಳಿವೆ. ತೋಟದಲ್ಲಿನ ಕೊಳದಲ್ಲಿ 11 ಬಣ್ಣಗಳ ಕಮಲ, ನಾಲ್ಕು ಬಣ್ಣದ ಗ್ಲಾಡಿಯಸ್, ಬಗೆ ಬಗೆಯ ಆರ್ಕಿಡ್ ನಗೆ ಚೆಲ್ಲಿವೆ.

ಇದರ ಹಿಂದೆ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಎಚ್.ವಿ.ಸಂಪತ್ ಪರಿಶ್ರಮವಿದೆ. ಈ ತೋಟ ಬೆಳೆಸಲು ಅವರು ಸತತ ಎಂಟು ವರ್ಷ ಶ್ರಮ ಹಾಕಿದ್ದಲ್ಲದೆ, ತಮ್ಮ ಜೇಬಿನಿಂದ ₹ 4 ಲಕ್ಷಕ್ಕೂ ಹೆಚ್ಚು ಹಣ ವ್ಯಯಿಸಿದ್ದಾರೆ. ಈ ವರ್ಷ ಗೇರು ಹಾಗೂ ಅಡಿಕೆ ಮಾರಾಟದಿಂದ ಶಾಲೆಗೆ ₹ 1 ಲಕ್ಷ ಆದಾಯ ಬಂದಿದೆ. ಅಲ್ಲಿನ ಹಣ್ಣು, ಕಾಯಿ, ತರಕಾರಿ ಮಧ್ಯಾಹ್ನದ ಬಿಸಿಯೂಟಕ್ಕೂ ಬಳಕೆಯಾಗುತ್ತಿದೆ.

ಶಾಲೆಯ ಆ ಜಾಗದಲ್ಲಿ ಹಿಂದೆ ಅಕೇಶಿಯಾ ನೆಡುತೋಪು ಇತ್ತು. ಅದರ ಕಡಿತಲೆಯ ನಂತರ ಆ ಜಾಗದಲ್ಲಿ ಸಂಪತ್ ತೋಟ ಬೆಳೆಸಿದ್ದಾರೆ. ತರಗತಿಯ ವಿರಾಮದ ಅವಧಿಯಲ್ಲಿ ತಾವೇ ಮಾರ್ಕ್ ಮಾಡಿ ಗುಂಡಿ ತೋಡಿ ಮನೆಯಿಂದ ಅಡಿಕೆ ಸಸಿ ತಂದು ಹಾಕಿದ್ದಾರೆ. ಆರಂಭದಲ್ಲಿ ಅಲ್ಲಿದ್ದ ಕುಡಿಯುವ ನೀರಿನ ಬಾವಿ ಬಳಸಿ ತೋಟಕ್ಕೆ ನೀರುಣಿಸಿದ್ದಾರೆ. ಕಿಮ್ಮನೆ ರತ್ನಾಕರ ಅವರು ಶಾಸಕರಾಗಿದ್ದಾಗ ಕೊಳವೆಬಾವಿ ಹಾಕಿಸಿಕೊಟ್ಟಿದ್ದಾರೆ.

ಶಾಲೆಯ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆಯುವುದಿಲ್ಲ. ಗೇರು ಹಣ್ಣು ಕೀಳುವುದು, ಅಡಿಕೆ ಕೊಯ್ಲು ಎಲ್ಲವನ್ನೂ ಅವರೇ ಮಾಡುತ್ತಾರೆ. ಕೆಲವೊಮ್ಮೆ ಮಕ್ಕಳಿಂದಲೂ ನೆರವು ಸಿಗುತ್ತದೆ. ಸಂಪತ್ ಅವರ ಪರಿಶ್ರಮದಿಂದ ತೋಟವು ಶಾಲೆಗೆ ₹ 1 ಕೋಟಿ ಮೌಲ್ಯದ ಆಸ್ತಿಯಾಗಿ ರೂಪುಗೊಂಡಿದೆ. ಅದು ಪೂರ್ಣ ಪ್ರಮಾಣದಲ್ಲಿ ಫಲ ಕೊಟ್ಟರೆ ಶಾಲೆಗೆ ವಾರ್ಷಿಕ ಕನಿಷ್ಠ ₹5 ಲಕ್ಷ ಆದಾಯ ಬರಲಿದೆ.

'ಮಕ್ಕಳ ಮನೆ'ಯ ಸಂಜೀವಿನಿ

ತುಮಕೂರು: ಈ ಶಾಲೆಯಲ್ಲಿ 2017-18ನೇ ಸಾಲಿನಲ್ಲಿದ್ದುದು ಕೇವಲ 10 ಮಕ್ಕಳು. ಈಗ 100 ಚಿಣ್ಣರಿದ್ದಾರೆ. ಬಿಕೋ ಎನ್ನುತ್ತಿದ್ದ ಶಾಲೆಯಲ್ಲೀಗ ಮಕ್ಕಳು ಕೂರಲು ಜಾಗವಿಲ್ಲ! ಇದಕ್ಕೆ ಕಾರಣ ಅಲ್ಲಿನ ಶಿಕ್ಷಕಿ ಡಿ.ಹೇಮಲತಾ.

ಮಧುಗಿರಿ ತಾಲ್ಲೂಕಿನ ಇಂದಿರಾ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳಿಲ್ಲದೆ ಮುಚ್ಚುವ ಹಂತ ತಲುಪಿತ್ತು. ಅದಕ್ಕೆ 'ಸಂಜೀವಿನಿ'ಯಾದವರು ಹೇಮಲತಾ.

ಐದಾರು ವರ್ಷಗಳ ಹಿಂದೆ ಶಾಲೆಗೆ ಮಕ್ಕಳನ್ನು ಸೇರಿಸಲು ಪೋಷಕರು ಹಿಂಜರಿಯುತ್ತಿದ್ದರು. 2017-18ರಲ್ಲಿ ಒಬ್ಬ ವಿದ್ಯಾರ್ಥಿ ಕೂಡ 1ನೇ ತರಗತಿಗೆ ಪ್ರವೇಶ ಪಡೆದಿರಲಿಲ್ಲ. ಈಗ ಮಕ್ಕಳನ್ನು ಶಾಲೆಗೆ ದಾಖಲಿಸಲು ಪೋಷಕರು ದುಂಬಾಲು ಬೀಳುತ್ತಿದ್ದಾರೆ.

ಮಕ್ಕಳನ್ನು ಶಾಲೆಗೆ ಕರೆತರಲು ವಿಭಿನ್ನ ಆಲೋಚನೆ ಮಾಡಿದ ಹೇಮಲತಾ, ಲಭ್ಯ ಇರುವ ಎರಡು ಕೊಠಡಿಗಳ ಪೈಕಿ ಒಂದರಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಿದರು. ಅದಕ್ಕೆ 'ಮಕ್ಕಳ ಮನೆ' ಎಂದು ಹೆಸರಿಟ್ಟರು.

ಶಾಲೆ ಮುನ್ನಡೆಸಲು ಊರೂರು ಸುತ್ತಿದರು. ಕರಪತ್ರ ಹಂಚುವ ಮುಖಾಂತರ ಜನರಲ್ಲಿ ಅರಿವು ಮೂಡಿಸಿದರು. ಶಾಲೆ ಮುಖ್ಯ ಶಿಕ್ಷಕರು, ಸಹಶಿಕ್ಷಕರು ಇವರ ಕಾರ್ಯಕ್ಕೆ ಬೆನ್ನೆಲುಬಾಗಿ ನಿಂತರು. ಎಲ್‌ಕೆಜಿ, ಯುಕೆಜಿಗೆ ಹೋಗುವವರು 'ಮಕ್ಕಳ ಮನೆ' ಸೇರಿದರು. ಇದರ ಪರಿಣಾಮ ದಾಖಲಾತಿ ಹೆಚ್ಚಾಯಿತು.

ಹೇಮಲತಾ ತಮ್ಮ ಸ್ವಂತ ಖರ್ಚಿನಲ್ಲೇ ಮಕ್ಕಳಿಗೆ ಸಮವಸ್ತ್ರ, ಬಟ್ಟೆ, ಟೈ ವಿತರಿಸುವ ಕೆಲಸವೂ ಮಾಡುತ್ತಿದ್ದಾರೆ. ಇದರಿಂದ ಹೊಸಹಳ್ಳಿ, ತಿಪ್ಪನಹಳ್ಳಿ ಸೇರಿ ಸುತ್ತಮುತ್ತಲಿನ ಚಿಣ್ಣರು ಆಸಕ್ತಿಯಿಂದಲೇ ಶಾಲೆ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ.

ಮಾಹಿತಿ: ಗಣಪತಿ ಹೆಗಡೆ, ಪ್ರಮೋದ ಕುಲಕರ್ಣಿ, ಮೋಹನ್ ಕೆ.ಶ್ರೀಯಾನ್, ಮಲ್ಲೇಶ, ವೆಂಕಟೇಶ ಜಿ.ಎಚ್., ಮೈಲಾರಿ ಲಿಂಗಪ್ಪ

ಚಾಕ್ನದ ಟೀಸರ್ ಬಿಡುಗಡೆ

ಮಧುಶ್ರೀ

ಬಹುತೇಕ ಹೊಸಬರಿಂದಲೇ ಕೂಡಿರುವ 'ಚಾಕ್ನ' ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಈಗಾಗಲೇ ತಮಿಳಿನಲ್ಲಿ ಕೆಲ ಚಿತ್ರಗಳನ್ನು ನಿರ್ದೇಶಿಸಿರುವ ಕನ್ನಡಿಗ ಕೆ.ಪಳನಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಆರ್‌ಆರ್ ಕಂಬೈನ್ಸ್ ಅಡಿಯಲ್ಲಿ ವಿಮಲಾ ನಿರ್ಮಾಣ ಮಾಡುತ್ತಿದ್ದಾರೆ.

'ಆರು ತಿಂಗಳ ಹಿಂದೆ ಪುದುಚೇರಿಯಲ್ಲಿ ನಡೆದ ಸತ್ಯ ಘಟನೆಯನ್ನು ಆಧರಿಸಿದ ಚಿತ್ರವಿದು. ಗಾಂಜಾ ಸೇದುವವರು, ಕುಡುಕ, ಕಳ್ಳ, ಅತ್ಯಾಚಾರಿ ಹೀಗೆ ನಾಲ್ಕು ನಕರಾತ್ಮಕ ಪಾತ್ರಗಳು ಒಂದಡೆ ಸೇರಿದರೆ ಏನಾಗುತ್ತದೆ ಎಂಬುದೇ ಚಿತ್ರದ ಕಥೆ. 'ಚಾಕ್ನ' ಅಂಗಡಿ ಮಾಲೀಕನ ಕುಟುಂಬದಲ್ಲಿ ನಡೆಯುವ ಸನ್ನಿವೇಶಗಳ ಸುತ್ತ ಕಥೆ ಸಾಗುತ್ತದೆ. ಹೀಗಾಗಿ ಈ ಶೀರ್ಷಿಕೆ ಇಡಲಾಗಿದೆ. ಗ್ರಾಫಿಕ್ಸ್ ಬಳಸದೆ, ಕಲಾವಿದರುಗಳಿಗೆ ಮೇಕಪ್ ಹಾಕದೆ, ನೈಜ ಸ್ಥಳಗಳಲ್ಲಿ ಕಚ್ಚಾ ಮಾದರಿಯಲ್ಲಿ ಶೂಟಿಂಗ್ ಮಾಡುತ್ತಿದ್ದೇವೆ' ಎಂದು ಚಿತ್ರದ ಕುರಿತು ಮಾಹಿತಿ ನೀಡಿದರು ನಿರ್ದೇಶಕರು.

ಕಾಕ್ರೋಚ್ ಸುಧೀ, ಗಿರಿ, ಮಧುಶ್ರೀ ಕಾಲ್ಮಟ್ ಮುಂತಾದವರು ಚಿತ್ರದಲ್ಲಿದ್ದಾರೆ. ಕಲ್ಕಿ ಅಭಿಷೇಕ್ ಸಂಗೀತ, ರಣಧೀರ ನಾಯಕ್ ಛಾಯಾಚಿತ್ರಗ್ರಹಣವಿದೆ.

ಹೊರಬಂತು 'ರಮ್ಮಿ ಆಟ'ದ ಟ್ರೇಲರ್

ರಾಘವ್ ಸೂರ್ಯ

ಆನ್‌ಲೈನ್ ಜೂಜಾಟದ ವಿರುದ್ಧ ಧ್ವನಿ ಎತ್ತಿರುವ 'ರಮ್ಮಿ ಆಟ' ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಟ್ರೇಲರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

'ಜೂಜಾಟದಿಂದ ಮಹಾಭಾರತದಲ್ಲಿ ಯುದ್ಧವೇ ನಡೆಯಿತು. ಅನೇಕ ರಾಜಮಹಾರಾಜರು ಜೂಜಿನಿಂದ ಎಲ್ಲವನ್ನೂ ಕಳೆದುಕೊಂಡ ಸಾಕಷ್ಟು ನಿದರ್ಶನಗಳಿವೆ. ಇಂತಹ ರಮ್ಮಿ ಆಟವನ್ನು ಚಿತ್ರರಂಗ, ನಟನಟಿಯರು ಉತ್ತೇಜಿಸಬಾರದು. ಈ ಆಟದಿಂದಾಗುವ ಪರಿಣಾಮವನ್ನು ಚಿತ್ರದ ಮೂಲಕ ತಿಳಿಸಲು ಹೊಸ ತಂಡವೊಂದು ಹೊರಟಿದೆ. ಒಳಿತಾಗಲಿ' ಎಂದರು ಉಮೇಶ್ ಬಣಕಾರ್.

ಉಮರ್ ಷರೀಫ್ ಚಿತ್ರದ ನಿರ್ದೇಶಕರು. ರಮೇಶ್ ಯಾದವ್ ಹಾಗೂ ಹನುಮೇಶ್ ಪಾಟೀಲ್ ಬಂಡವಾಳ ಹೂಡಿದ್ದಾರೆ. 'ಇವತ್ತು ಆನ್‌ಲೈನ್ ಜೂಜು ಸಾಕಷ್ಟು ಕುಟುಂಬಗಳನ್ನು ಬೀದಿಗೆ ತಂದು ನಿಲ್ಲಿಸುತ್ತಿವೆ. ಇಂತಹ ಆಟದ ಅಡ್ಡಪರಿಣಾಮಗಳನ್ನು ಹಾಸ್ಯದ ಮೂಲಕ ಹೇಳಿದ್ದೇವೆ. ಶೀಘ್ರದಲ್ಲಿ ಚಿತ್ರ ತೆರೆಗೆ ಬರಲಿದೆ' ಎಂದರು ನಿರ್ದೇಶಕರು.

ಈ ಚಿತ್ರಕ್ಕೆ ಕಾರ್ತೀಕ್ ಎಸ್ ಛಾಯಾಚಿತ್ರಗ್ರಹಣ, ಪ್ರಭು ಎಸ್.ಆರ್ ಸಂಗೀತವಿದೆ. ರಾಘವ ಸೂರ್ಯ ಹಾಗೂ ಸಯ್ಯದ್ ಇರ್ಫಾನ್ ಚಿತ್ರದ ನಾಯಕರು. ವಿನ್ಯಾ ಶೆಟ್ಟಿ, ಸ್ನೇಹ ರಾವ್, ಅಭಿ ಗೌಡ, ಶ್ರೀಕರ್, ರೋಷನ್ ಶ್ರೀನಿವಾಸ್ ಮುಂತಾದವರು ಉಳಿದ ತಾರಾಗಣದಲ್ಲಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳಿಗೆ ನೋಡಿ https://www.prajavani.net

ಗುಂಡಣ್ಣ

ಬದುಕು ಪರಿಪೂರ್ಣ ಆಗೋದು ಯಾವುದರಿಂದ?

ನುಡಿ ಬೆಳಗು

ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ, ಗವಿಮಠ, ಕೊಪ್ಪಳ

16

ಯಾವುದರಿಂದ ಬದುಕು ಪರಿಪೂರ್ಣವಾಗ್ತದ? ಏನು ಇದ್ದರ ಮನುಷ್ಯನ ಬೆಲೆ ಹೆಚ್ಚಾಗ್ತದ? ನೀವು 50 ಲಕ್ಷ ರೂಪಾಯಿ ಖರ್ಚು ಮಾಡಿ ಮನೆ ಕಟ್ಟಿಸ್ತೀರಿ. ಅದರೊಳಗೆ ಇನ್ನೂ 50 ಲಕ್ಷ ರೂಪಾಯಿ ಖರ್ಚು ಮಾಡಿ ಸಾಮಾನು ತಂದು ಹಾಕುತ್ತೀರಿ. ಅಮೆರಿಕನ್ ಡೈನಿಂಗ್ ಟೇಬಲ್, ಜಪಾನ್ ಕುರ್ಚಿ, ಚೈನಾ ವಾಲ್, ಟೈಲ್, ಸೋಫಾ ತಂದು ಹಾಕುತ್ತೀರಿ. ಆದರೂ ಮನೆ ಖಾಲಿ ಖಾಲಿ ಅನಸ್ತದ. ಇವೆಲ್ಲಾ ಇಟ್ಟು ಒಂದು ರೂಪಾಯಿ ಕೊಟ್ಟು ತಂದ ಹಣತೆ ಹಚ್ಚಿ. ಅದರ ಬೆಳಕು ಮನೆ ತುಂಬಾ ತುಂಬುತ್ತದೆ. ಬೆಳಕು ಮನೆ ತುಂಬುತ್ತದೆಯೇ ವಿನಾ ವಸ್ತುಗಳಲ್ಲ. ವ್ಯಕ್ತಿಯ ಜೀವನ ತುಂಬುವುದು ಸಂಪತ್ತಿನಿಂದ ಅಲ್ಲ. ಸಂತೋಷದಿಂದ ಜೀವನ ತುಂಬುತ್ತದೆ. ನಾವೆಲ್ಲರೂ ಸಂತೋಷವಾಗಿರಬೇಕು.

ಎಲ್ಲರಿಗೂ ಗೆಲುವಿನ ಬಯಕೆ ಇದ್ದೇ ಇರುತ್ತದೆ. ನಾವು ಗುಡಿಗುಂಡಾರಗಳಿಗೆ ಹೋಗ್ತೀವಿ. ದೇವರ ಹತ್ತಿರ ಹೋಗಿ ನಮಗೆ ಸೋಲಾಗಲಿ, ದುಃಖ ಬರಲಿ ಅಂತ ತೆಂಗಿನ ಕಾಯಿ ಒಡೀತೇವೇನು? ಇಲ್ಲ. 'ಭಗವಂತನೇ ನನ್ನ ಜೀವನದಲ್ಲಿ ಗೆಲುವಾಗಲಿ' ಅಂತ ಬೇಡಿಕೊಳ್ಳುತ್ತೀವಿ. ಹ್ಯಾಗೆ ಗೆಲುವನ್ನು ಸಾಧಿಸಬೇಕು ಅಂತ ಸೆಮಿನಾರ್ ಕೂಡಾ ಕಂಡಕ್ಟ್ ಮಾಡ್ತೀರಿ. ಜ್ಯೋತಿಷಿಗಳ ಹತ್ತಿರ ಹೋಗ್ತೀರಿ ಯಾಕೆ? ಏನು ಮಾಡಿದರೆ ಜೀವನದಲ್ಲಿ ಗೆಲುವನ್ನು ಸಾಧಿಸಬಹುದು ಎಂದು ತಿಳಕೊಳ್ಳೋಕೆ ಹೋಗ್ತೀರಿ. ಎಷ್ಟೇ ಕಷ್ಟಗಳು ಬರಲಿ, ನೋವುಗಳಿರಲಿ, ನಿರಾಸೆಗಳಿರಲಿ ಅವುಗಳ ಮಧ್ಯದಲ್ಲಿ ಬದುಕಬೇಕಲ್ಲ. ಅದು ಅನಿವಾರ್ಯ. ಅದನ್ನ ತಿಳಕೊಳ್ಳಾಕ ಹೋಗ್ತೀರಿ.

ಒಂದು ಗುಬ್ಬಿ ಇರ್ತದ. ಆಹಾರಕ್ಕಾಗಿ ಅದು ಈ ಕಡೆ ಹೊಲಕ್ಕೆ ಹೋದರೆ ಇವ ಓಡಿಸ್ತಾನ, ಆ ಕಡೆ ಹೊಲಕ್ಕೆ ಹೋದರೆ ಅವ ಓಡಿಸ್ತಾನ. ಅದಕ್ಕೇನು ರೇಷನ್ ಕಾರ್ಡ್ ಐತೇನು? ಉಚಿತ ಅಕ್ಕಿ ಸಿಗತೈತೇನು? ಆದರೂ ಬದುಕುತ್ತದೆ. ಯಾಕೆಂದರೆ ಅದು ರೆಕ್ಕೆಗಳ ಮೇಲೆ ಭರವಸೆ ಇಟ್ಟುಕೊಂಡಿದೆ. ಅದು ಶಾಲೆಗೆ ಹೋಗಿಲ್ಲ. ಸೆಮಿನಾರ್ ಅಟೆಂಡ್ ಮಾಡಿಲ್ಲ. ಆದರೂ ಬದುಕುತ್ತದೆ. ಅದು ಭರವಸೆಯ ಬದುಕು. ನಮ್ಮ ಮೇಲೆ ಭರವಸೆ ಇದ್ದರೆ ನಮ್ಮ ಬದುಕೂ ಸಂತೋಷಮಯವಾಗಿರುತ್ತದೆ. ಪರಿಪೂರ್ಣವಾಗಿರುತ್ತದೆ.

ಎಷ್ಟೋ ಜನ ಕಣ್ಣಿಲ್ಲ ಅಂತ ಭಿಕ್ಷುಕರಾಗಿದ್ದಾರೆ. ಆದರೆ ನಮ್ಮ ನಡುವೆ ಒಬ್ಬರಿದ್ದರು. ತನಗೆ ಕಣ್ಣಿಲ್ಲ ಅಂದರೂ ಕಣ್ಣಿಲ್ಲದವರಿಗೆ ಕಣ್ಣಾಗುತ್ತೀನಿ ಅಂತ ದುಡುದ್ರು, ಪಂಚಾಕ್ಷರಿ ಗವಾಯಿಗಳಾದರು. ಅದಕ್ಕೆ ಬಸವಣ್ಣ 'ಜಂಬೂದ್ವೀಪದ ನವಖಂಡ ಪೃಥ್ವಿಯೊಳಗೆ, ಕೇಳಿರಯ್ಯ ಎರಡಾಳಿನ ಭಾಷೆಯ, ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು, ಸತ್ಯವೆಂಬ ಕೊರಲನಗೆ ತಳೆದುಕೊಂಡು, ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ' ಅಂತಾರೆ.

ನಾವು ಸಾವಿರಾರು ಭಾಷೆಗಳಿವೆ ಅಂತೀವಿ. ಅದೆಲ್ಲ ಸುಳ್ಳು. ನಿಜವಾಗಿ ಇರೋದು ಎರಡೇ ಭಾಷೆ. ಒಂದು ದೇವರ ಭಾಷೆ. ಇನ್ನೊಂದು ಭಕ್ತನ ಭಾಷೆ. 'ನಿನಗೆ ಭೂಮಿ ಮೇಲೆ ಜನ್ಮ ಕೊಟ್ಟೇನಿ, ಅದರ ಜೊತೆಗೆ ಸಾವಿರಾರು ಕಟ್ಟಗಳನ್ನೂ ಇಟ್ಟೇನಿ' ಅನ್ನೋದು ದೇವರ ಭಾಷೆ. 'ನೀನು ಸಾವಿರ ಕಷ್ಟಗಳನ್ನು ಕೊಡು. ಕಷ್ಟ ಕೊಡಬೇಡ ಅಂತ ನಾನು ಹೇಳಲ್ಲ. ಆದರೆ ನೀನು ಕೊಡುವ ಕಷ್ಟಗಳನ್ನು ಸಹಿಸುವ ಸಾಮರ್ಥ್ಯ ಕೊಡು' ಎಂದು ಕೇಳಿಕೊಳ್ಳುತ್ತೇವೆ.

ಇದು ಗೆಲುವಿನ ಭಾಷೆ. ಇದು ಭಕ್ತನ ಭಾಷೆ.

ದಿನ ಭವಿಷ್ಯ

ವಿದ್ಯಾಶಂಕರ ಸೋಮಯಾಜಿ. ಕಮ್ಮರಡಿ

ಗುರುವಾರ ಸೆಪ್ಟೆಂಬರ್ 5, 2024

ಶ್ರೀ ಕ್ರೋಧಿ ನಾಮ ಸಂವತ್ಸರ ದಕ್ಷಿಣಾಯನ ವರ್ಷ ಋತು ತಿಥಿ: ಭಾದ್ರಪದ ಶುಕ್ಲ ದ್ವಿತೀಯ ಗಂ. 12-22 ನಕ್ಷತ್ರ: ಉತ್ತರಫಲ್ಗುನಿ ಗಂ. 6-15 ಯೋಗ: ಶುಭ ಗಂ. 21-08 ಕರಣ: ಕೌಲವ ಗಂ. 12-22, ಸಿಂಹ ಮಾಸದ 19 ನೇ ದಿನ, ಮಳೆನಕ್ಷತ್ರ: ಪೂರ್ವಫಲ್ಗುಣಿ 2.
ರಾಹುಕಾಲ : ಮಧ್ಯಾಹ್ನ 01-30 – 03-00
ಸೂರ್ಯೋದಯ : 06-23 ಸೂರ್ಯಾಸ್ತ : 06-35
ಮುಸ್ಲಿಂ ದಿನಾಂಕ : 01 ರಬಿಉಲ್ಲಾವಲ್
ದಿನ ವಿಶೇಷ : ಸಾಮವೇದ ಉಪಾಕರ್ಮ, ಅದೃಷ್ಟ ಸಂಖ್ಯೆ : 7, 12

ಮೇಷ: ಹಿರಿಯರ ಕಸುಬನ್ನೇ ಮುಂದುವರಿಸುತ್ತಿರುವವರು, ಅವರು ಹಾಕಿ ಕೊಟ್ಟ ಪಥದಲ್ಲಿ ನಡೆಯುವುದರಿಂದ ಶ್ರೇಯಸ್ಸು ಲಭಿಸುತ್ತದೆ. ವೃತ್ತಿ ಬದುಕಿನ ಗುರಿಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವಿರಿ.

ವೃಷಭ: ಮಗಳ ಮದುವೆಯ ವಿಷಯದಲ್ಲಿ ಜವಾಬ್ದಾರಿಯ ಹಂಚಿಕೆಗೆ ಸಂಬಂಧಿಸಿದಂತೆ ಮಗನೊಡನೆ ಮುಕ್ತ ಮನಸ್ಸಿನ ಮಾತುಕತೆ ನಡೆಯುವುದು. ಸಿನಿಮಾ ನಟ ನಟಿಯರಿಗೆ ಹೆಚ್ಚಿನ ಅವಕಾಶಗಳು ದೊರೆಯಲಿವೆ.

ಮಿಥುನ: ಹೊಸ ಪ್ರಯತ್ನಗಳಲ್ಲಿ ಯಾರ ಸಹಕಾರವೂ ಸಿಗದ ಕಾರಣ ಹಿನ್ನಡೆ ಯಾಗುವ ಸಾಧ್ಯತೆ ಇದೆ. ಆದರೆ, ಪ್ರಯತ್ನ ನಿಲ್ಲಿಸುವುದು ಸರಿಯಲ್ಲ. ಕೆಲಸದಲ್ಲಿ ಬದಲಾವಣೆ ಬಯಸಿದಲ್ಲಿ ಬೇರೆ ಸ್ಥಳದಲ್ಲಿ ಕಾರ್ಯ ನಿರ್ವಹಿಸಲು ಸಿದ್ಧರಾಗಿ.

ಕರ್ಕಾಟಕ: ತಮಾಷೆಯ ಮಾತುಗಳು ಹಿರಿಯರ ಮನಸ್ಸನ್ನು ನೋಯಿಸುವುದು. ಮಾತಿನಲ್ಲಿ ಹಿಡಿತವಿರಲಿ. ವ್ಯಾಪಾರ ವ್ಯವಹಾರದಲ್ಲಿ ಪರಿಶ್ರಮ ಹಾಗೂ ಕಲ್ಪನೆಗೂ ಮೀರಿದ ಲಾಭವನ್ನು ಗಳಿಸುವಿರಿ.

ಸಿಂಹ : ಪ್ರಭಾವಿ ವ್ಯಕ್ತಿಗಳ ಸಹಾಯವನ್ನು ಬಳಸಿಕೊಂಡು ನಿಮ್ಮ ಉದ್ಯೋಗದಲ್ಲಿ ಬರಬಹುದಾದ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಯೋಚನೆಯನ್ನು ನಡೆಸುವಿರಿ. ಸಾಮಾಜಿಕ ವಲಯದಲ್ಲಿ ನಿಮ್ಮ ವರ್ಚಸ್ಸು ಬೆಳೆಯಲಿದೆ.

ಕನ್ಯಾ: ಹಳೆ ತಪ್ಪುಗಳನ್ನೇ ಹೇಳುವ ಮೂಲಕ ನಿಮ್ಮನ್ನು ಗಾಸಿಗೊಳಿಸುವ ಜನರು ಎದುರಾಗಬಹುದು. ರಿಯಾಯಿತಿ ದರದ ಹೆಸರಿನಲ್ಲಿ ಖರೀದಿ ಮಾಡಿ, ದುಂದುವೆಚ್ಚ ಮಾಡದಿರಿ.

ತುಲಾ: ಮೋಸದಿಂದ ಬೇರೆಯವರ ಕೈ ಸೇರಿದ ನಿಮ್ಮ ಹಣ ಹಿಂತಿರುಗುವ ಸೂಚನೆಗಳು ಕಾಣುತ್ತವೆ. ಅನಾರೋಗ್ಯದ ಕಾರಣ ವೈದ್ಯರ ಭೇಟಿ ಮಾಡುವಿರಿ. ಕೋಪದ ಮೇಲೆ ನಿಯಂತ್ರಣವಿರಲಿ.

ವೃಶ್ಚಿಕ: ವಿದ್ಯಾರ್ಥಿಗಳು ಯಶಸ್ಸು ಸಾಧಿಸಲು ಅಧಿಕ ಪರಿಶ್ರಮ ಹಾಕಿದರೂ ಅದೃಷ್ಟ ಕೈ ಕೊಡಲಿದೆ. ಹೆಚ್ಚಿನ ಜ್ಞಾನಸಂಪಾದನೆ ಬಗ್ಗೆ ಚಿಂತನೆ ನಡೆಯುವುದು. ತಾಯಿಯ ಕಡೆಯ ಅಪರೂಪದ ನೆಂಟರು ಬರುವರು.

ಧನು: ಸಿವಿಲ್ ಎಂಜಿನಿಯರ್‌ಗಳಿಗೆ ಹೆಚ್ಚು ಲಾಭದಾಯಕದ ದಿನ. ಅದೃಷ್ಟ ದೇವತೆ ಕೈ ಹಿಡಿದಿದ್ದಾಳೆ. ವ್ಯಾಪಾರ ವ್ಯವಹಾರಗಳು ಅಧಿಕ ವರಮಾನಗಳನ್ನು ತರಲಿದೆ. ಆಕಸ್ಮಿಕ ಧನಲಾಭ ಉಂಟಾಗಲಿದೆ.

ಮಕರ: ವೃತ್ತಿಯಲ್ಲಿ ಅನಿರೀಕ್ಷಿತವಾಗಿ ಸ್ಥಾನ-ಮಾನದಲ್ಲಿ ಏರುಪೇರಾಗುವಂಥ ಬದಲಾವಣೆಗಳಾಗಬಹುದು. ಯಾವುದೇ ರೀತಿಯ ವಿದೇಶಿ ಒಪ್ಪಂದಗಳನ್ನು ಮಾಡಿಕೊಳ್ಳದಿರುವಂತೆ ತೀರ್ಮಾನಿಸಿ.

ಕುಂಭ: ಖರ್ಚುವೆಚ್ಚಗಳು ನಿಯಂತ್ರಣದಲ್ಲಿ ಇರಲಿಕ್ಕಾಗಿ ಹರಸಾಹಸ ಪಡಬೇಕಾಗುವುದು. ಲಕ್ಷ್ಮಿ ವೆಂಕಟೇಶ್ವರನನ್ನು ಅನನ್ಯ ಭಕ್ತಿಯಿಂದ ಆರಾಧಿಸಿ ದಾರಿದ್ರ್ಯ ದೂರವಾಗುವುದು. ಸಾಮಾಜಿಕವಾಗಿ ಗೌರವ ಇಮ್ಮಡಿಗೊಳ್ಳಲಿದೆ.

ಮೀನ: ನಿಷ್ಕಪಟ ಸಮಾಜ ಸೇವೆಯನ್ನು ಕುಟುಂಬದವರು ಗುರುತಿಸಿ ಶ್ಲಾಘಿಸುವರು. ಅನೇಕ ಕಡೆಯಿಂದ ಸಹಾಯ ಹಸ್ತಗಳು ಸಿಗುವವು. ಇದೇ ಪ್ರೇರಣೆಯೊಂದಿಗೆ ಮುಂದುವರಿಯಿರಿ.

ಪದಬಂಧ 5794

– ವಿದ್ಯಾ ವಿನಯ್

ಎಡದಿಂದ ಬಲಕ್ಕೆ
1.ಅಯಸ್ಕಾಂತವನ್ನು ಹೀಗೂ ಹೇಳುತ್ತಾರೆ (5)
3.ಕುರುವಂಶಕ್ಕೆ ಸೇರಿದವನು (3)
5.ಬಿಸಿಲು ಬಿದ್ದಾಗ ಕವಲು ಕಾಣುತ್ತಿದೆ (3)
7.ಭಾರತದ ಖ್ಯಾತ ಗಣಿತಜ್ಞ (4)
9.ಕರುವಿನ ಪಚನಾಂಗ (3)
10.ಪಂಕದ ಹತ್ತಿರ ಇದ್ದಾಗ ನಡುಕ ಬಂದಿದೆ (3)
11.ಅಂತಃಪುರ ಇಲ್ಲಿದೆ (4)
14.ಕೈಯಿಟ್ಟರೆ ಶಿವನ ನೆಲೆ ಕಾಣುತ್ತದೆ (3)
16.ಅಧಿಕಾರ ಪತ್ರ ಅಥವಾ ನಿರೂಪ (3)
17.ಬೆಲೆಯುಳ್ಳ ಮಣಿಗಳನ್ನು ಕುಂದಣಿಸಿದುದು (5)

ಮೇಲಿಂದ ಕೆಳಕ್ಕೆ
1.ಅತ್ತಿತ್ತ ತೂಗಾಡುವ ವಸ್ತು (3)
2.ಕಟ್ಟಿಗೆ ಹೊತ್ತಿರುವವಳ ಸೊಂಟ! (2)
3.ಡೌಲು ತೋರುತ್ತಾ ಮಡಿಕೊಂಡ ಒಪ್ಪಂದ! (2)
4.ವಿಹಾರಾರ್ಥವಾಗಿ ಹೊರಟು ಕಾಡಿನಲ್ಲಿ ಮಾಡುವ ಊಟ (5)
6.ಕಾರ್ಯಕ್ಕೆಗೊಳ್ಳಲು ತೋರಿದ ಕೆಚ್ಚು! (2)
7.ಆಕಳು ಹಿಡಿದುಕೊಂಡಿರುವ ಸೇವಕ (2)
8.ಕರಂಡಕ ಎಂಬ ಅರ್ಥವೂ ಬರುವ ನಕ್ಷತ್ರ (3)
9.ಬಾಡ ಗ್ರಾಮದಲ್ಲಿ ಜನಿಸಿದ ಭಕ್ತಿಪಂಥದ ಮುಖ್ಯ ಹರಿದಾಸರು (5)
10.ಶ್ರೀಕೃಷ್ಣನ ಸೋದರಮಾವ (2)
12.ಕಿಷ್ಕಿಂದೆಯ ರಾಜನಾಗಿದ್ದ ಈತ ಸುಗ್ರೀವನ ಅಣ್ಣ (2)
13.ಅಗಲವಾದ ಹರಿವಾಣ (3)
14.ದಸ್ತಗಿರಿಯನ್ನು ಹೀಗೆನ್ನಿ (2)
15.ಸರಕ್ಕನೆ ಧರಿಸಿದ ಮಾಲೆ (2)



5793ನೇ ಪದಬಂಧದ ಉತ್ತರ

ಎಡದಿಂದ ಬಲಕ್ಕೆ:
1.ಉದ್ಭವ 3.ಇಂಚರ
5.ಜನಾನುರಾಗಿ 6.ಗಡಿ
8.ಮಾವ 9.ಹಾವು
10.ಕಸು 14.ಮರ್ಮಭೇದಕ
15.ಡಬರಿ 16.ವಜೀರ

ಮೇಲಿಂದ ಕೆಳಕ್ಕೆ:
1.ಉಪಯೋಗ 2.ವಜನು
3.ಇಂಗಿತ 4.ರಥೋತ್ಸವ
7.ಡಿಕಾವು 8.ಮಾಪಕ
9.ಹಾಯಿಗಡ 11.ಸುಕುಮಾರ
12.ಭ್ರಮರಿ 13.ಕಕವ

ಸುಡೊಕು 6179

	5		7		2		8	
						3		4
	7	8	3		9		1	
1							2	3
	2							
8		7			1		5	9
2		3	9		6	5		8
		6		8			9	
	8		5		4		3	2

ಆಡುವುದು ಹೇಗೆ?

ಮನೆಗಳನ್ನು 1ರಿಂದ 9ರವರೆಗಿನ ಅಂಕಿಗಳಿಂದ ತುಂಬಿ. ಮೇಲಿನಿಂದ ಕೆಳಕ್ಕೆ, ಎಡದಿಂದ ಬಲಕ್ಕೆ ಪ್ರತಿ ಸಾಲಿಗೂ ಇದೇ ನಿಯಮ. ದೊಡ್ಡ ಚೌಕದ ಒಳಗಿನ ಮಧ್ಯಮ ಚೌಕದ ಮನೆಗಳನ್ನೂ ತುಂಬಬೇಕು. ಯಾವ ಅಂಕಿಯೂ ಯಾವುದೇ ಸಾಲು, ಮಧ್ಯಮ ಚೌಕದಲ್ಲಿ ಪುನರಾವರ್ತನೆ ಆಗಬಾರದು.

6178 ಸುಡೊಕು

5	6	3	9	2	7	8	1	4
8	1	7	6	5	4	2	3	9
4	2	9	3	8	1	7	5	6
2	4	6	7	1	3	9	8	5
3	9	1	8	4	5	6	7	2
7	5	8	2	9	6	3	4	1
6	8	5	1	7	9	4	2	3
1	3	2	4	6	8	5	9	7
9	7	4	5	3	2	1	6	8

ಇಪಿಎಸ್ ಪಿಂಚಣಿದಾರರಿಗೆ ಹೊಸ ಸೌಲಭ್ಯ ಘೋಷಣೆ

ಒಂದನೇ ಪುಟದಿಂದ...

ಪಿಂಚಣಿದಾರರು ಒಂದೆಡೆಯಿಂದ ಮತ್ತೊಂದೆಡೆಗೆ ಸ್ಥಳಾಂತರ ವಾದಾಗ ಪಿಂಚಣಿ ಪಾವತಿ ಆದೇಶವನ್ನು (ಪಿಪಿಒ) ಒಂದು ಕಚೇರಿಯಿಂದ ಇನ್ನೊಂದಕ್ಕೆ ಸ್ಥಳಾಂತರಿಸುವ ಅಗತ್ಯವಿಲ್ಲ. ಬ್ಯಾಂಕ್ ಅಥವಾ ಶಾಖೆಯನ್ನು ಬದಲಿಸುವ ಅಗತ್ಯವೂ ಇರುವುದಿಲ್ಲ. ದೇಶದಾದ್ಯಂತ ಪಿಂಚಣಿ ವಿತರಣೆಯನ್ನು ಸಿಪಿಪಿಎಸ್ ಖಚಿತಪಡಿಸುತ್ತದೆ. ಪಿಂಚಣಿ ಬಿಡುಗಡೆಯಾದ ಕೂಡಲೇ ಅದು ಜಮೆ ಆಗುತ್ತದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಕಲಬುರಗಿ ಮಹಾನಗರ ಪಾಲಿಕೆ, ಕಲಬುರಗಿ

ಫ್ಯಾಕ್ಸ್ : 08472/260776, ದೂ. : 08472/278675, Email ID : itstaff_ulb_gulbarga@yahoo.com

ಸಂಖ್ಯೆ:ಕಮಪಾ/ಆಶಾ/ಎಸ್.ಡಬ್ಲ್ಯೂ.ಎಮ್/ /2024–25 ದಿನಾಂಕ:04.09.2024

:: ಇ-ಪ್ರಕ್ಯೂರ್‌ಮೆಂಟ್‌ನಲ್ಲಿ ಟೆಂಡರ್ ಪ್ರಕಟಣೆ ::

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳು 2000ರ ಅಡಿಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಈ ಕೆಳಗೆ ನಮೂದಿಸಲಾದ ಕಾಮಗಾರಿ ಅರ್ಹ ಬಿಡ್‌ದಾರರಿಂದ ಟೆಂಡರ್ ಆಹ್ವಾನಿಸಲಾಗಿದೆ.

ಈ ಕೆಳಕಂಡ ಸೇವೆಗಳಿಗೆ ಇ-ಪ್ರಕ್ಯೂರ್‌ಮೆಂಟ್‌ನಲ್ಲಿ ಪ್ರಕಾರ ಟೆಂಡರ್ ಕರೆಯಲಾಗಿದೆ.

1) ಕಾಮಗಾರಿ/ಸೇವೆಯ ವಿವರ : **Tender for the Supply Installation Commissioning and Successful run of 16cum portable mounted hook loader on 28t GVW truck chassis for Rajiv Gandhi Nagar Transfer Station at Kalaburagi City Corporation,** 2) Indent Numbers : **DMA/2024-25/IND3356,** 3) ಟೆಂಡರಗಿಟ್ಟ ಮೊತ್ತ : **305.73 ಲಕ್ಷಗಳು,** 4) ಇ.ಎಮ್.ಡಿ (ಅಂದಾಜು ಮೊತ್ತ) : ರೂ. 4,58,607/-, ಟೆಂಡರಿಗಾಗಿ ನಿಗಧಿಪಡಿಸಲಾದ ದಿನಾಂಕಗಳು : 5) ಆಕ್ಷೇಪಣೆಗಳನ್ನು ಸಲ್ಲಿಸುವ ಕೊನೆಯ ದಿನಾಂಕ: **14.09.2024 ಮಧ್ಯಾಹ್ನ 02.30 ಗಂಟೆಯವರೆಗೆ,** 6) ಟೆಂಡರ್ ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ: **16.09.2024 ರಂದು ಮಧ್ಯಾಹ್ನ 02.45 ಗಂಟೆಯವರೆಗೆ,** 7) ತಾಂತ್ರಿಕ ಬಿಡ್ ತೆರೆಯುವ ದಿನಾಂಕ: **17.09.2024 ರಂದು ಮಧ್ಯಾಹ್ನ 03.30 ಗಂಟೆಯವರೆಗೆ,** 8) ಆರ್ಥಿಕ ಬಿಡ್ ತೆರೆಯುವ ದಿನಾಂಕ: **18.09.2024 ರಂದು ಮಧ್ಯಾಹ್ನ 03.35 ಗಂಟೆಯವರೆಗೆ**

* ಇಎಮ್‌ಡಿ ಕುರಿತು ಹಾಗೂ ಹೆಚ್ಚಿನ ವಿವರಗಳನ್ನು ಇ-ಪ್ರಕ್ಯೂರ್‌ಮೆಂಟ್‌ನಲ್ಲಿ ಪಡೆಯಬಹುದು. * ಹೆಚ್ಚಿನ ವಿವರಗಳಿಗಾಗಿ: ಪರಿಸರ ಅಭಿಯಂತರರು ಕಲಬುರಗಿ ಮಹಾನಗರ ಪಾಲಿಕೆರವರನ್ನು ಸಂಪರ್ಕಿಸಬಹುದಾಗಿದೆ. * ವೆಬ್ ಸೈಟ್: Eproc.Karnataka.gov.in.

ಸಹಿ/– ಉಪ ಆಯುಕ್ತರು (ಅಭಿವೃದ್ಧಿ)
ಕಲಬುರಗಿ ಮಹಾನಗರ ಪಾಲಿಕೆ ಕಲಬುರಗಿ.

ವಾ.ಸಾ.ಸಂ.ಇ/ಕಲಬುರಗಿ/414/ಕೆಎಸ್‌ಎಂಸಿಎ/2024–25

ಬೆವಿಕಂ BESCOM

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ
(ಕರ್ನಾಟಕ ಸರ್ಕಾರದ ಸಂಪೂರ್ಣ ಸ್ವಾಮ್ಯಕ್ಕೊಳಪಟ್ಟಿದೆ)
(CIN: U04010KA2002SGC030438)

ಸಂಕ್ಷಿಪ್ತ ಟೆಂಡರ್ ಪ್ರಕಟಣೆ (ಕೆಪಿಪಿ ಪೋರ್ಟಲ್ ಮೂಲಕ)

ಪ್ರಧಾನ ವ್ಯವಸ್ಥಾಪಕರು (ಸಿವಿಲ್), ನಿಗಮ ಕಚೇರಿ, ಬೆಸ್ಕಾಂ, ಇವರು ಇ-ಪ್ರೊಕ್ಯೂರ್‌ಮೆಂಟ್ ಮೋಡ್ ಮೂಲಕ ಮಾತ್ರ ಕೆಳಕಂಡ ಕಾಮಗಾರಿಗಳಿಗೆ ಟೆಂಡರ್‌ಗಳನ್ನು ಆಹ್ವಾನಿಸಿದ್ದಾರೆ.

ಕ್ರ. ಸಂ.	ವರ್ಕ್ ಎಸ್ಟಿಮೇಟ್ ಸಂಖ್ಯೆ	ಕಾಮಗಾರಿ ಹೆಸರು	ಟೆಂಡರ್‌ಗಿಟ್ಟ ಅಂದಾಜು ಮೊತ್ತ (ಜಿಎಸ್‌ಟಿ ಹೊರತುಪಡಿಸಿ) ರೂ. ಲಕ್ಷಗಳಲ್ಲಿ	ಟೆಂಡರ್‌ಗಳನ್ನು ಸಲ್ಲಿಸಲು ಕೊನೆಯ ದಿನಾಂಕ
1	ಬೆಸ್ಕಾಂ/2024–25/ಬಿಡಿ/ ವರ್ಕ್–ಇಂಡೆಂಟ್200	ಬೆಂಗಳೂರಿನ ಬೆವಿಕಂನ ಜಯನಗರ ವಿಭಾಗದಲ್ಲಿ ಕೇಬಲ್ ಉಪ ವಿಭಾಗದ ಕಚೇರಿ ನಿರ್ಮಾಣ.	171.94	23.09.2024
2	ಬೆಸ್ಕಾಂ/2024–25/ಬಿಡಿ/ ವರ್ಕ್–ಇಂಡೆಂಟ್201	ದಕ್ಷಿಣ ವೃತ್ತದ ವಿಭಾಗೀಯ ಉಗ್ರಾಣ ಮತ್ತು ಸ್ಟೋರ್ ಯಾರ್ಡ್ ನಿರ್ಮಾಣ, ಹೆಚ್‌ಎಸ್‌ಆರ್ ವಿಭಾಗ ಕಛೇರಿ ಆವರಣ, ಹೆಚ್‌ಎಸ್‌ಆರ್ ಲೇಔಟ್, ಬೆವಿಕಂ, ಬೆಂಗಳೂರು	286.55	08.10.2024
3	ಬೆಸ್ಕಾಂ/2024–25/ಬಿಡಿ/ ವರ್ಕ್–ಇಂಡೆಂಟ್202	ಹರಿಹರದ ಬೆವಿಕಂ ಕಾಲೋನಿ ಆವರಣದಲ್ಲಿ ಉಪವಿಭಾಗ ಕಚೇರಿ, ಎಂಟಿ ಉಪವಿಭಾಗ ಕಚೇರಿ ಮತ್ತು ವರ್ಕ್ ಯೂನಿಟ್ ಉಪವಿಭಾಗ ಕಚೇರಿ ಕಟ್ಟಡ ನಿರ್ಮಾಣ ಮತ್ತು ಇತರೆ ಸಂಬಂಧಿಸಿದ ಕಾಮಗಾರಿಗಳು	177.89	23.09.2024
4	ಬೆಸ್ಕಾಂ/2024–25/ಬಿಡಿ/ ವರ್ಕ್–ಇಂಡೆಂಟ್203	ಚಿತ್ರದುರ್ಗದ ಬೆವಿಕಂ ನ್ಯೂ ಕಾಲೋನಿ ಆವರಣದಲ್ಲಿ ಲೈನ್‌ಮ್ಯಾನ್‌ಗಾಗಿ ವಸತಿ ಕ್ವಾರ್ಟರ್ಸ್ ಬ್ಲಾಕ್–1 (8 ಕಟ್ಟಡ ಮನೆಗಳು) ನಿರ್ಮಾಣ	321.87	08.10.2024
5	ಬೆಸ್ಕಾಂ/2024–25/ಬಿಡಿ/ ವರ್ಕ್–ಇಂಡೆಂಟ್204	ಚಿಕ್ಕಬಳ್ಳಾಪುರ ಯಲುವಹಳ್ಳಿ ಗ್ರಾಮಾಂತರ ಉಪ ವಿಭಾಗ ಕಚೇರಿ ಕಟ್ಟಡದ ನಿರ್ಮಾಣ	211.85	08.10.2024
6	ಬೆಸ್ಕಾಂ/2024–25/ಬಿಡಿ/ ವರ್ಕ್–ಇಂಡೆಂಟ್205	ಬೆಂಗಳೂರಿನ ಬೆವಿಕಂ ನಿಗಮ ಕಚೇರಿಯ ಬ್ಲಾಕ್–1 ಕಟ್ಟಡದಲ್ಲಿ ಮೆಟ್ಟಿಲು, ಲಿಫ್ಟ್ ಮತ್ತು ಮೊಬೈಲ್ ರ್‍ಯಾಕ್ ಕಾಂಪಾಕ್ಟರ್‌ನೊಂದಿಗೆ ದಾಖಲೆ ಕೊಠಡಿ ನಿರ್ಮಾಣ ಹಾಗೂ ಅಸ್ತಿತ್ವದಲ್ಲಿರುವ ಮೆಟ್ಟಿಲುಗಳನ್ನು ಕೆಡವುವುದು ಹಾಗೂ ಸಂಬಂಧಿತ ಕೆಲಸಗಳು	135.42	23.09.2024

ಟೆಂಡರ್‌ನ ಇತರೆ ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್: **https://kppp.karnataka.gov.in** ಹೈಪರ್‌ಲಿಂಕ್ "E-Procurement" ನಿಂದ **ದಿನಾಂಕ: 05.09.2024ರಂದು ಅಥವಾ ನಂತರ** ಪಡೆಯಬಹುದು.

ಸಹಿ/– ಪ್ರಧಾನ ವ್ಯವಸ್ಥಾಪಕರು (ಸಿವಿಲ್), ನಿಗಮ ಕಚೇರಿ, ಬೆವಿಕಂ,
ಕೆ.ಆರ್. ಸರ್ಕಲ್, ಬೆಂಗಳೂರು–560 001

ವಿದ್ಯುತ್ ಸಂಬಂಧಿತ ದೂರುಗಳಿಗೆ ಕರೆ ಮಾಡಿ: 1912
ಬೆಸ್ಕಾಂ ಮಿತ್ರ ಮೊಬೈಲ್ APP Download ಮಾಡಿಕೊಳ್ಳಿ

ಕರ್ನಾಟಕ ಸರ್ಕಾರ
ಕಂದಾಯ ಇಲಾಖೆ
ತಹಶೀಲ್ದಾರ್‌ರವರ ಕಾರ್ಯಾಲಯ ಬೆಂಗಳೂರು ಪೂರ್ವ ತಾಲ್ಲೂಕು,
ಕೆ.ಆರ್.ಪುರಂ ಬೆಂಗಳೂರು–560 036. ದೂರವಾಣಿ ಸಂಖ್ಯೆ 080–281948, e-Mail : tah.bangaloreesttq@gmail.com

ನಂ.ಎಂಎಸ್‌ಸಿ/ರೇರಾ/ಸಿಆರ್/ 01/2022–23 ಮತ್ತು ಇತರೆ ಕಡತ ದಿನಾಂಕ: 02.09.2024

ಸಾರ್ವಜನಿಕ ಹರಾಜು ಪ್ರಕಟಣೆ

ವಿಷಯ: ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ಹಾಗೂ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ, 2016 ರ ಕಲಂ 40 (1) ಅಡಿ ದಂಡ/ಪರಿಹಾರದ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ಪರಿಗಣಿಸಿ ವಸೂಲಿ ಮಾಡುವ ಸಂಬಂಧ ಹರಾಜು ನಡೆಸುವ ಬಗ್ಗೆ.

ಉಲ್ಲೇಖ: 1) ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಪ್ರಕರಣ ಸಖ್ಯೆ ಸಿಸಿಸಿ34/2024, 2) ಕಾರ್ಯದರ್ಶಿಗಳು, ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ, ಬೆಂಗಳೂರು ರವರ ನ್ಯಾಯಾಲಯದ ಆದೇಶದಂತೆ. 3) ಮಾನ್ಯ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆದೇಶದಂತೆ. 4) ಉಪನೋಂದಣಾಧಿಕಾರಿ ಮಹದೇವಪುರ, ಬೆಂಗಳೂರು ರವರ ಪತ್ರ ಸಂಖ್ಯೆ: ಕ್ರ.ಸಂ.ಉ.ನೋ.(ಮು)31/2023-24 ದಿ: 18–05–2024. 5) ರಾಜಸ್ವ ನಿರೀಕ್ಷಕರುಗಳು/ಗ್ರಾಮ ಆಡಳಿತಾಧಿಕಾರಿಗಳು ವೈಟ್ ಫೀಲ್ಡ್ ವೃತ್ತ ರವರ ವರದಿ ದಿ : 04–05–2024.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಭೂ ಕಂದಾಯ ಬಾಕಿಯೆಂದು ವಸೂಲಿ ಮಾಡಿ ನ್ಯಾಯಾಲಯದ ಆದೇಶದಂತೆ ರೇರಾ ಪ್ರಾಧಿಕಾರಕ್ಕೆ ಕಳುಹಿಸಿ ಕೊಡುವ ಸಂಬಂಧ **ದಿನಾಂಕ: 10–09–2024 ರಂದು ಬೆಳಗ್ಗೆ 11:00 ಗಂಟೆಗೆ.** ಬಾಕಿದಾರರ ಸ್ಥಿರಾಸ್ತಿಯಾದ **Temple Tree, M/s ARV Infrastructures No.728, V. T. Kanakaraja Building, 26th Cross, Gunjur Main Road, Opp Varthur Government Hospital, Bengaluru - 560087, Temple Tree, M/s ARV Infrastructures Whitefield** ಅನ್ನು ಸ್ಥಿರಾಸ್ತಿಯ ವೈಟ್ ಫೀಲ್ಡ್ ವಿಳಾಸದಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ನಿಯಮದಡಿ ಸಾರ್ವಜನಿಕ ಬಹಿರಂಗ ಹರಾಜು ಪ್ರಕ್ರಿಯೆಯನ್ನು ನಡೆಸಲು ನಿಗಧಿಪಡಿಸಲಾಗಿದೆ.

Block and Flat No	Flat Type	Square Feet	Parking Slot Value (in Rs.)	Sub Register Value (in Rs.)	Total Flat with Car parking Value (in Rs.)	25% of the amount payable at the auction venue (in Rs.)
B-001	3 BHK	1695	2,00,000	5,130	88,95,350	22,23,837.5
B-003	3 BHK	1695	2,00,000	5,130	88,95,350	22,23,837.5
B-103	3 BHK	1695	2,00,000	5,130	88,95,350	22,23,837.5
B-401	3 BHK	1695	2,00,000	5,130	88,95,350	22,23,837.5
B-102	2 BHK	1413	2,00,000	5,130	74,48,690	18,62,172.5
B-002	2 BHK	1413	2,00,000	5,130	74,48,690	18,62,172.5

ಪಾಲಿಸಬೇಕಾದ ಹರಾಜಿನ ಷರತ್ತುಗಳು

1) ಮೇಲ್ಕಂಡ ಹರಾಜು ಮಾಡುವ ಅಧಿಕಾರಿ ತನ್ನ ಸ್ವಂತ ವಿವೇಚನೆ ಮೇರೆಗೆ 3 ದಿನಗಳ ಮಟ್ಟಿಗೆ ಹರಾಜನ್ನು ಮುಂದೂಡಲು ಅವಕಾಶವಿರುತ್ತದೆ.
2) ಬಾಕಿದಾರರಾದ Temple Tree, M/s ARV Infrastructures ಮೇಲ್ಕಂಡ ಹರಾಜಿನಲ್ಲಿ ಭಾಗವಹಿಸುವುದಾಗಲೀ ಅಥವಾ ಕೊಳ್ಳುವುದಾಗಲೀ ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೆ ಮಾಡುವಂತಿಲ್ಲ.
3) ಜಿಲ್ಲಾಧಿಕಾರಿಗಳ ಆದೇಶವಿಲ್ಲದೇ ಬಾಕಿದಾರರು ಹರಾಜಿನಲ್ಲಿ ಭಾಗವಹಿಸಿ ತಾನೇ ಮೇಲ್ಕಂಡ ಸ್ವತ್ತನ್ನು ಕೊಂಡಲ್ಲಿ ಅಥವಾ ಬೇರೆಯವರ ಮೂಲಕ ತಾನು ಕೊಂಡು ಹರಾಜು ಮೊಬಲಗನ್ನು ಕೊಡಬೇಕಾದಲ್ಲಿ ವಿಶೇಷ ತಹಶೀಲ್ದಾರ್ ಬೆಂಗಳೂರು ಉತ್ತರ ತಾಲ್ಲೂಕು, ಬೆಂಗಳೂರು ರವರು ಬಾಕಿದಾರರ ಅಥವಾ ಯಾವ ವ್ಯಕ್ತಿಯ ಹಿತಾಸಕ್ತಿಗೆ ಹರಾಜಿನಿಂದ ಧಕ್ಕೆಯಾಗಿರುತ್ತದೆಯೋ ಅದನ್ನು ರದ್ದು ಮಾಡತಕ್ಕದ್ದು ಮತ್ತು ಅಂತಹ ಆದೇಶದಿಂದ ಮರು ಹರಾಜಿನಲ್ಲಿ ಮೊದಲನೆಯ ಹರಾಜಿಗಿಂತ ಕಡಿಮೆ ಬಂದಲ್ಲಿ ಮತ್ತು ಅದಕ್ಕೆ ತಗಲುವ ಎಲ್ಲಾ ಖರ್ಚುಗಳು ಸೇರಿದಂತೆ ವ್ಯಕ್ತಿಯ ಪ್ರೇರಣೆಯ ಮೇಲೆ ಹರಾಜನ್ನು ಮಾಡಿರುತ್ತದೆಯೋ ಅವರಿಂದ ವಸೂಲಿ ಮಾಡಲಾಗುವುದು.
4) ಮೇಲ್ಕಂಡ ಬಹಿರಂಗ ಹರಾಜಿಗೆ ಸೇರಿದಂತೆ ಕರ್ತವ್ಯ ನಿರ್ವಹಿಸಬೇಕಾದ ಯಾವ ಅಧಿಕಾರಿಯೇ ಆಗಲೀ ಅಥವಾ ಅಂತಹ ಅಧಿಕಾರಿ ನೇಮಕ ಮಾಡಿಕೊಂಡಿರುವ ಯಾವ ವ್ಯಕ್ತಿಯೇ ಆಗಲೀ ಅಥವಾ ಅಂತಹ ಅಧಿಕಾರಿಯ ಅಧೀನ ನೌಕರರೇ ಆಗಲೀ, ಪ್ರತ್ಯೇಕವಾಗಲೀ ಅಥವಾ ಪರೋಕ್ಷವಾಗಲೀ, ಬಿಡ್‌ನಲ್ಲಿ ಭಾಗವಹಿಸುವಂತಿಲ್ಲ ಹಾಗೂ ಹರಾಜಿಗೊಳಪಟ್ಟ ಸ್ವತ್ತನ್ನು ಪಡೆಯಲು ಅವಕಾಶವಿರುವುದಿಲ್ಲ.
5) ಹರಾಜು ಮಾಡತಕ್ಕ ಅಧಿಕಾರಿ ಗರಿಷ್ಟ ಹರಾಜು ಮೊಬಲಗನ್ನು ಒಪ್ಪುವ ಅಥವಾ ನಿರಾಕರಿಸುವ ಅಧಿಕಾರ ಹೊಂದಿರುತ್ತಾರೆ.
6) ಹರಾಜಿನ ದಿನಾಂಕದಂದು ಹರಾಜಿನಲ್ಲಿ ಭಾಗವಹಿಸಲು ಸವಾಲುದಾರರ ಅಭಾವ ಇದ್ದಲ್ಲಿ ಮೇಲ್ಕಂಡ ಸ್ವತ್ತನ್ನು ಸರ್ಕಾರ ಕೊಳ್ಳಲಾಗುವುದು.
7) ಬಿಡ್ ಸವಾಲಿನಲ್ಲಿ ಭಾಗವಹಿಸಿದ ಅಖೈರು ಬಿಡ್ಡುದಾರರು ಅಖೈರು ಹರಾಜು ಮೊಬಲಗಿನ ಶೇಕಡ 25 ರಷ್ಟನ್ನು ಹರಾಜು ಖೈದಾದ ತಕ್ಷಣ ಪಾವತಿ ಮಾಡತಕ್ಕದ್ದು ಮತ್ತು ಉಳಿದ ಶೇಕಡ 75 ರಷ್ಟನ್ನು ನಂತರದ 15 ದಿನಗಳೊಳಗೆ ಪಾವತಿಸತಕ್ಕದ್ದು.
8) ಮೇಲೆ ತಿಳಿಸಿರುವ ಸಂಖ್ಯೆ 7ನೇ ಷರತ್ತಿನಂತೆ. ಹರಾಜು ಮೊಬಲಗನ್ನು ಕ್ರಯದಾರರು ಪಾವತಿಸಲು ವಿಫಲರಾದಲ್ಲಿ ಮೇಲ್ಕಂಡ ಸ್ವತ್ತನ್ನು ಮರುಹರಾಜು ಮಾಡಲಾಗುತ್ತದೆ. ಮೊದಲನೇ ಹರಾಜಿಗೆ ಸೇರಿದಂತೆ ಮಾಡಿದ ವೆಚ್ಚವನ್ನು ಮೊದಲನೇ ಹರಾಜಿನ ಅಖೈರು ಬಿಡ್ಡುದಾರನ ತಪ್ಪಿನಿಂದ ಆಗಿರುವ ಕಾರಣ ಸದರಿ ಮೊಬಲಗನ್ನು ಕೊರತೆಯಾಗಿಯೂ ಮತ್ತು ಮರು ಹರಾಜಿಗೆ ಸೇರಿದಂತೆ ಮಾಡಿದ ಖರ್ಚನ್ನು ತಪ್ಪಿತಸ್ಥ ಕ್ರಯದಾರನಿಂದ ಕಂದಾಯ ಬಾಕಿಯಂತೆ ವಸೂಲು ಮಾಡಲಾಗುತ್ತದೆ.
9) ಮೇಲ್ಕಂಡ 7ನೇ ಷರತ್ತಿನಂತೆ ಅಖೈರು ಹರಾಜು ಮೊಬಲಗನ್ನು ಸ್ಥಿರ ಸ್ವತ್ತಿನ ಕ್ರಯದಾರ ನಿಗಧಿತ ಅವಧಿಯಲ್ಲಿ ಪಾವತಿಸದಿದ್ದಲ್ಲಿ ಅಖೈರು ಬಿಡ್ಡುದಾರ ಹರಾಜು ಖೈದಾದ ತಕ್ಷಣ ಶೇಕಡಾ 25ರಂತೆ ಪಾವತಿಸಿರುವ ಮೊಬಲಗಿನಲ್ಲಿ ಹರಾಜಿಗೆ ಸೇರಿದಂತೆ ಸರ್ಕಾರ ಮಾಡಿರುವ ಎಲ್ಲಾ ಖರ್ಚು ಮತ್ತು ವೆಚ್ಚಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತೆ ಮತ್ತು ಸ್ವತ್ತನ್ನು ಮರು ಹರಾಜು ಮಾಡಲಾಗುತ್ತದೆ.
10) ಹರಾಜು ಜಿಲ್ಲಾಧಿಕಾರಿಗಳು, ಬೆಂಗಳೂರು ಜಿಲ್ಲೆ, ಬೆಂಗಳೂರು ರವರಿಂದ ಸ್ಥಿರೀಕರಿಸುವ ಷರತ್ತಿಗೆ ಒಳಪಟ್ಟಿರುತ್ತದೆ.
11) ಒಂದು ವೇಳೆ ಹರಾಜನ್ನು ರದ್ದು ಮಾಡಿದಲ್ಲಿ ಅಖೈರು ಬಿಡ್ಡುದಾರ/ಕ್ರಯದಾರನಿಗೆ ಕಟ್ಟಿರುವ ಮೊಬಲಗನ್ನು ಹಿಂದಿರುಗಿಸಲಾಗುತ್ತದೆ.
12) ಹರಾಜು ಸ್ಥಿರೀಕರಣಗೊಂಡ ನಂತರ ಕ್ರಯದಾರನಿಗೆ ಮೇಲ್ಕಂಡ ಸ್ವತ್ತಿನ ಮೇಲಿನ ಹಕ್ಕಿನ ಬಗ್ಗೆ ಪ್ರಪತ್ರ (ಪರ್ಚೆಸ್ ಸರ್ಟಿಫಿಕೆಟ್) ನೀಡಲಾಗುತ್ತದೆ.
13) ಮೇಲ್ಕಂಡ ಸ್ವತ್ತಿನ ಕ್ರಯದಾರನಿಗೆ ಪ್ರಪತ್ರ ಕೊಟ್ಟ ನಂತರ ಅಂತಹ ಕ್ರಯದಾರ ತಾನು ಕೊಂಡ ಸ್ವತ್ತಿನ ಮೇಲೆ ಹರಾಜು ದಿನಾಂಕದಿಂದ ಹಿಂದಿನ ಬಾಕಿ ಇರುವ ಭೂಕಂದಾಯವನ್ನು ಪಾವತಿ ಮಾಡುವ ಹೊಣೆ ಇರುವುದಿಲ್ಲ.
14) ಹರಾಜಿನಲ್ಲಿ ಭಾಗವಹಿಸಲು ಇಚ್ಛಿಸುವ ಬಿಡ್ಡುದಾರರು ತಮ್ಮ ಸ್ವಂತ ಬ್ಯಾಂಕ್ ಖಾತೆಯ 2 ಚೆಕ್ಕುಗಳನ್ನು. ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್‌ಗಳ ಮೂಲ ಮತ್ತು ಜೆರಾಕ್ಸ್ ಪ್ರತಿಗಳನ್ನು ಮತ್ತು ಪಾಸ್ ಪೋರ್ಟ್ ಸೈಜ್ ಫೋಟೋಗಳನ್ನು ತರುವುದು ಕಡ್ಡಾಯವಾಗಿರುತ್ತದೆ.
15) ಈ ಬಗ್ಗೆ ಹೆಚ್ಚಿನ ಮಾಹಿತಿ/ವಿವರಗಳ ಅವಶ್ಯಕತೆ ಇದ್ದಲ್ಲಿ ವಿಶೇಷ ತಹಶೀಲ್ದಾರ್ ಬೆಂಗಳೂರು ಪೂರ್ವ ತಾಲ್ಲೂಕು ಬೆಂಗಳೂರು ಇವರ ಕಛೇರಿ ವೇಳೆಯಲ್ಲಿ ಖುದ್ದಾಗಿ ಬಂದು ಮಾಹಿತಿಯನ್ನು ಪಡೆಯಬಹುದು.
16) ಸದರಿ ಹರಾಜಿಗೆ ತಗುಲುವ ಎಲ್ಲಾ ವೆಚ್ಚಗಳನ್ನು ಸಹ ಭರಿಸತಕ್ಕದ್ದು.

ಸಹಿ/– ವಿಶೇಷ ತಹಶೀಲ್ದಾರ್,
ಬೆಂಗಳೂರು ಪೂರ್ವ ತಾಲ್ಲೂಕು, ಕೆ. ಆರ್. ಪುರಂ, ಬೆಂಗಳೂರು

DIPR/CP/RO1844/AAPL/2024-25

ಒಬ್ಬರೇ, ಒಂದೇ ದರಕ್ಕೆ ಆಹಾರ ಸಾಮಗ್ರಿ ಪೂರೈಕೆ ಹಿಂದೆ ಅನುಮಾನ: ಕಲ್ಯಾಣ ಸಮಿತಿ

ಕ್ರೈಸ್ ಲೋಪ: ‘ಲೋಕಾ’ ತನಿಖೆಗೆ ಪತ್ರ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಿಗೆ ಆಹಾರ ಸಾಮಗ್ರಿ ಪೂರೈಕೆಯನ್ನು ಎರಡೂವರೆ ವರ್ಷಗಳಿಂದ ಒಬ್ಬರೇ, ಒಂದೇ ದರಕ್ಕೆ ಪೂರೈಸುತ್ತಿರುವುದು ಅನುಮಾನಕ್ಕೆ ಕಾರಣವಾಗಿದ್ದು, ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಒಪ್ಪಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸೂಚಿಸಿದೆ.

ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಸೌಕರ್ಯ ಕೊರತೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವುದು ಸೇರಿದಂತೆ ಹಲವು ಲೋಪದೋಷಗಳ ಕುರಿತು ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅಧ್ಯಕ್ಷ-

‘ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಣ ದುರುಪಯೋಗ’

‘ಕ್ರೈಸ್‌ನ ನಿರ್ಲಕ್ಷ್ಯ, ಉದಾಸೀನ, ಬೇಜವಾಬ್ದಾರಿಯಿಂದ ಹಣ ದುರುಪಯೋಗವಾಗುತ್ತಿದೆ’ ಎಂದು ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಹೇಳಿದೆ.

‘ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಕಂಪ್ಯೂಟರ್ ವ್ಯವಸ್ಥೆ ಇಲ್ಲ. ಹೆಚ್ಚಿನ ಶಾಲೆಗಳು ಅತಿಥಿ ಶಿಕ್ಷಕರ ಮೂಲಕ ನಡೆಯುತ್ತಿರುವುದರಿಂದ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಉಂಟಾಗಿದೆ. ಎರಡೂ ಇಲಾಖೆಗಳ ಅಡಿಯಲ್ಲಿರುವ ನಿಗಮಗಳ ಪಿ.ಡಿ ಖಾತೆಯಲ್ಲಿ ಅನುದಾನ ಉಳಿಕೆಯಾಗಿದ್ದು, ಆಯಾ ಆರ್ಥಿಕ ವರ್ಷದಲ್ಲಿಯೇ ಯೋಜನೆಗಳು ಅನುಷ್ಠಾನವಾಗದೆ ಸಮುದಾಯಕ್ಕೆ ತೊಂದರೆ ಆಗಿದೆ. ಅಧಿಕಾರಿಗಳು ಬೇಜವಾಬ್ದಾರಿಯಿಂದ ಕೆಲಸ ನಿರ್ವಹಿಸಿರುವುದು ಇದರಿಂದ ಗೊತ್ತಾಗುತ್ತಿದೆ. ಹಲವು ಟೆಂಡರ್ ಪ್ರಕ್ರಿಯೆಗಳು ಇನ್ನೂ ಪೂರ್ಣಗೊಳ್ಳದೇ ಇರುವುದರಿಂದ ಯೋಜನೆಗಳು ಅನುಷ್ಠಾನಗೊಂಡಿಲ್ಲ. ಹೀಗಾಗಿ ಫಲಾನುಭವಿಗಳಿಗೆ ಸಕಾಲದಲ್ಲಿ ಸವಲತ್ತು ದೊರೆಯುತ್ತಿಲ್ಲ. ಈ ಎಲ್ಲ ಅಂಶಗಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ಕಾರಣರಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ’ ಎಂದೂ ಸಮಿತಿ ಅಭಿಪ್ರಾಯಪಟ್ಟಿದೆ.

ತೆಯಲ್ಲಿ ಆಗಸ್ಟ್ 30ರಂದು ನಡೆದ ಸಮಿತಿಯ ಸಭೆಯಲ್ಲಿ ಚರ್ಚೆ ನಡೆದಿದೆ. ವಿದ್ಯಾರ್ಥಿ ನಿಲಯಗಳಲ್ಲಿ ನಿಗದಿಪಡಿಸಿರುವುದಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಇರುವುದನ್ನು ಹೈಕೋರ್ಟ್ ಕೂಡಾ ಗಮನಿಸಿದೆ. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಬೇಕು. ನಿರ್ಲಕ್ಷ್ಯ ತೋರಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಹೇಳಿದೆ.

ಸಮಿತಿಯ ನಿರ್ದೇಶನದ ಅನ್ವಯ, ಮುಖ್ಯ ಕಾರ್ಯದರ್ಶಿಗೆ ಮಂಗಳವಾರ (ಸೆ. 3) ಪತ್ರ ಬರೆದಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ, ‘ಈ ಕುರಿತಂತೆ ಕ್ರಮ ಕೈಗೊಂಡ ಮಾಹಿತಿಯನ್ನು ವಿಧಾನಸಭಾ ಸಚಿವಾಲಯಕ್ಕೆ ನೀಡಬೇಕು’ ಎಂದೂ ತಿಳಿಸಿದ್ದಾರೆ.

ಪರಿಶಿಷ್ಟರ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಅನುದಾನ ಬಿಡುಗಡೆ ಮಾಡಿದರೂ ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಸಕಾಲದಲ್ಲಿ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸುವುದರಲ್ಲಿ ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ನಿಗಮ, ಮಂಡಳಿ, ಅಧೀನ ಸಂಸ್ಥೆಗಳು ವಿಫಲವಾಗುತ್ತಿವೆ ಎಂದೂ ಸಮಿತಿ ಹೇಳಿದೆ.

ಈ ಕುರಿತಂತೆ ಸಮಿತಿಯ ನಿರ್ದೇಶನದ ಅನ್ವಯ ಮುಖ್ಯ ಕಾರ್ಯದರ್ಶಿಗೆ ಜುಲೈ 16 ರಂದೇ ಪತ್ರ ಬರೆದಿದ್ದ ಎಂ.ಕೆ. ವಿಶಾಲಾಕ್ಷಿ, ತೆಗೆದುಕೊಂಡ ಕ್ರಮದ ಮಾಹಿತಿ ನೀಡುವಂತೆ ತಿಳಿಸಿದ್ದರು. ಆದರೆ, ಕ್ರಮ ತೆಗೆದುಕೊಂಡ ಬಗ್ಗೆ ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ಈವರೆಗೂ ಯಾವುದೇ ಮಾಹಿತಿ ಬಂದಿಲ್ಲ ಎಂದೂ ಅವರು ಮಂಗಳವಾರ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆಯಲ್ಲಿ ವಿಜಯೇಂದ್ರ ಹೇಳಿಕೆ

‘ಸಿದ್ದರಾಮಯ್ಯ ರಾಜೀನಾಮೆ ಅನಿವಾರ್ಯ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಮುಡಾದಲ್ಲಿ ಹಗರಣ ನಡೆದಿರುವ ಕಾರಣಕ್ಕೇ ಹಿಂದಿನ ಆಯುಕ್ತರನ್ನು ಅಮಾನತುಗೊಳಿಸಲಾಗಿದೆ. ಮುಂದಿನ ಸರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು. ಅವರು ರಾಜೀನಾಮೆ ಕೊಡಲೇಬೇಕಾಗುತ್ತದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಪಕ್ಷದ ಕಚೇರಿಯಲ್ಲಿ ಬುಧವಾರ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ಮುಡಾದಲ್ಲಿ ಹಗರಣ ನಡೆದಿಲ್ಲ, ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈಗ ಪ್ರಕರಣ ಹೈಕೋರ್ಟ್‌ನಲ್ಲಿದೆ. ಹಗರಣವೇ ಆಗಿಲ್ಲದಿದ್ದರೆ ಮುಡಾದ ಹಿಂದಿನ ಆಯುಕ್ತರನ್ನು ಅಮಾನತು ಮಾಡುತ್ತಿದ್ದರೆ? ಕಾದು ನೋಡಿ, ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ’ ಎಂದರು.

‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಾಗ, ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡರು. ಆಗಲೂ ಹಗರಣ ನಡೆದಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರು. ಆ ಬಳಿಕ, ಅವರು ನಿಗಮದಲ್ಲಿ ₹87 ಕೋಟಿ ಹಗರಣ ಆಗಿದ್ದನ್ನು ಸದನದಲ್ಲೇ ಒಪ್ಪಿಕೊಂಡರು’ ಎಂದು ವಿಜಯೇಂದ್ರ ತಿಳಿಸಿದರು.

ಮಹಾನ್ ನಾಯಕರು ಎಲ್ಲಿ?: ‘ಕಾಂಗ್ರೆಸ್‌ನ ಕೆಲವು ಮುಖಂಡರು ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೋಗಿದ್ದರು. ಆಗ ನಿಮ್ಮ ಮಹಾನ್ ನಾಯಕರು ಎಲ್ಲಿದ್ದರು’ ಎಂದು ವಿಜಯೇಂದ್ರ ಪ್ರಶ್ನಿಸಿದರು.

‘ದೂರು ಕೊಡಲು ಡಿ.ಕೆ. ಶಿವಕುಮಾರ್ ಏಕೆ ಇರಲಿಲ್ಲ? ಮುಖ್ಯಮಂತ್ರಿ ಏಕೆ ಬರಲಿಲ್ಲ? ಪಕ್ಷದ ಹಿರಿಯ ನಾಯಕರು ರಾಜಭವನದಲ್ಲಿ ಏಕೆ ಕಾಣಿಸಿಕೊಳ್ಳಲಿಲ್ಲ? ಇದಕ್ಕೆ ಪ್ರಿಯಾಂಕ್ ಖರ್ಗೆ ಉತ್ತರಿಸಲಿ’ ಎಂದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸದಸ್ಯತ್ವ ನೋಂದಣಿ ಅಭಿಯಾನದ ಅಂಗವಾಗಿ ಆಟೋ ಚಾಲಕರೊಬ್ಬರಿಗೆ ಸದಸ್ಯತ್ವದ ಸ್ಟಿಕ್ಕರ್ ನೀಡಿದರು. ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಇದ್ದರು

ಲೋಕಾಯುಕ್ತ ಎಸ್.ಪಿಗೆ ದೂರು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲ ಎಸ್.ಪಿ. ಪ್ರದೀಪ್ ಕುಮಾರ್ ಇಲ್ಲಿನ ಲೋಕಾಯುಕ್ತ ಎಸ್.ಪಿ. ಅವರಿಗೆ ಬುಧವಾರ ದೂರು ನೀಡಿದ್ದಾರೆ. ಈ ವಿಷಯದ ಬಗ್ಗೆಯೇ ಅವರು ಈ ಹಿಂದೆ ಬೆಂಗಳೂರಿನಲ್ಲಿ ಲೋಕಾಯುಕ್ತರಿಗೂ ದೂರು ನೀಡಿದ್ದರು.

‘ಸರ್ಕಾರಿ ಕಚೇರಿಯನ್ನು ವೈಯಕ್ತಿಕ ಕಾರಣಗಳಿಗೆ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ, ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ವಿರುದ್ಧ ಐಪಿಸಿ ಸೆಕ್ಷನ್ 61, 316(2), 318(4), 336(1), 336(2), 336(3) and 340(2) ಅಡಿ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

‘ಹಗರಣಗಳಲ್ಲಿ ಮುಳುಗಿದ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ತನ್ನನ್ನು ಕಾಪಾಡಿಕೊಳ್ಳಲು ಬಿಜೆಪಿ ಮೇಲೆ ಕೆಸರು ಎರಚುತ್ತಿದೆ. ಬಿಜೆಪಿ ಮುಖಂಡರ ಮೇಲೆ ಕೇಸು ದಾಖಲಿಸುವ ಪ್ರಯತ್ನದಲ್ಲಿದ್ದಾರೆ. ಇದಕ್ಕೆ ನಾವು ಅಂಜುವುದಿಲ್ಲ’ ಎಂದರು.

‘ಪಕ್ಷದ ವತಿಯಿಂದ ಕಳೆದ ಬಾರಿ 1.04 ಕೋಟಿ ಸದಸ್ಯರ ನೋಂದಣಿ ಆಗಿತ್ತು. 224 ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿಯಾನ ನಡೆಯುತ್ತಿದೆ. ಪ್ರತಿ ಬೂತ್‌ನಲ್ಲಿ ಕನಿಷ್ಠ 300 ರಿಂದ 400 ಮಂದಿ ಸದಸ್ಯರನ್ನಾಗಿ ನೋಂದಾಯಿಸುವ ಗುರಿ ಇದೆ’ ಎಂದು ವಿಜಯೇಂದ್ರ ಅವರು ಹೇಳಿದರು.

> **ಸದಸ್ಯತ್ವದ ನೋಂದಣಿ ಕಾರ್ಯ ಹಬ್ಬದ ಮಾದರಿಯಲ್ಲಿ ನಡೆಯಲಿ. ರಾಜ್ಯದಲ್ಲಿ ನಾವು ಯಾವುದೇ ಸಂದರ್ಭದಲ್ಲೂ ಚುನಾವಣೆ ಎದುರಿಸುವ ಸ್ಥಿತಿ ಬರಬಹುದು**
> **ಛಲವಾದಿ ನಾರಾಯಣಸ್ವಾಮಿ**
> ವಿಧಾನಪರಿಷತ್ ವಿರೋಧ ಪಕ್ಷದ ನಾಯಕ

ಶಾ ಜತೆ ಚರ್ಚೆ

‘ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿಗಳ ಕುರಿತು ಇತ್ತೀಚೆಗೆ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್‌ಶಾ ಅವರ ಜತೆ ಚರ್ಚೆ ನಡೆಸಿದ್ದೇನೆ’ ಎಂದು ವಿಜಯೇಂದ್ರ ತಿಳಿಸಿದರು.

‘ಚನ್ನಪಟ್ಟಣದಿಂದ ಕಣಕ್ಕಿಳಿಯುವ ಬಗ್ಗೆ ಸಿ.ಪಿ. ಯೋಗೇಶ್ವರ್ ಅವರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಸಂಡೂರು ಮತ್ತು ಶಿಗ್ಗಾವಿಗೂ ಅನೇಕ ಆಕಾಂಕ್ಷಿಗಳು ಇದ್ದಾರೆ. ಈ ಬಗ್ಗೆ ರಾಜ್ಯ ಮಟ್ಟದಲ್ಲಿ ಚರ್ಚೆ ಮಾಡಿ, ಅಭ್ಯರ್ಥಿಗಳ ಹೆಸರನ್ನು ದೆಹಲಿಗೆ ಕಳಿಸಿಕೊಡುತ್ತೇವೆ’ ಎಂದರು.

ಮರೀಗೌಡ ಆಸ್ಪತ್ರೆಗೆ ದಾಖಲು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ ಅನಾರೋಗ್ಯ ದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುಧವಾರ ಬೆಂಗಳೂರಿಗೆ ತೆರಳಿದ್ದ ಸಂದರ್ಭ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಲ್ಲಿ ಚಿಕಿತ್ಸೆ ಪಡೆದು ಮೈಸೂರಿಗೆ ಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ಮರಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

‘ಗೌರವಯುತವಾಗಿ ನಿರ್ಗಮಿಸಲಿ’

ಪ್ರಜಾವಾಣಿ ವಾರ್ತೆ

ಶಿವಮೊಗ್ಗ: ‘ನ್ಯಾಯಾಲಯದ ತೀರ್ಪು ಬಂದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಬರಲಿದೆ. ಅದಕ್ಕೂ ಮುನ್ನ ರಾಜೀನಾಮೆ ಕೊಟ್ಟು ಗೌರವಯುತವಾಗಿ ನಿರ್ಗಮಿಸಲಿ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದರು.

‘ಸಿದ್ದರಾಮಯ್ಯ ಮಾಡಿರುವ ಎಲ್ಲ ಹಗರಣಗಳು ಸಾಬೀತಾಗುತ್ತಿವೆ. ಅವರು ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು. ‘ಕೋವಿಡ್ ಅವಧಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದಿರುವ ಅವ್ಯವಹಾರದ ಕುರಿತು ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸರ್ಕಾರ ಸ್ವತಂತ್ರವಾಗಿದೆ. ರಾಜ್ಯಪಾಲರು ಇನ್ನೂ ನಾಲ್ವರು ಸಚಿವರಿಗೆ ನೋಟಿಸ್ ಕೊಟ್ಟಿದ್ದಾರೆ. ಆ ವಿಚಾರದಲ್ಲೂ ಅವರು ಸರ್ವ ಸ್ವತಂತ್ರರು’ ಎಂದರು.

‘ಸಿ.ಎಂ ರಾಜೀನಾಮೆ ನೀಡಬಾರದು’

ಹೊಸದುರ್ಗ (ಚಿತ್ರದುರ್ಗ): ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿರುವ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘ಸಿದ್ದರಾಮಯ್ಯ ಪ್ರಶ್ನಾತೀತ ನಾಯಕ. ಎಲ್ಲ ಸಮುದಾಯಗಳನ್ನು ಸಮನಾಗಿ ಕಾಣುತ್ತಾರೆ. ಒಂದೂ ಕಪ್ಪುಚುಕ್ಕೆ ಇಲ್ಲದಂತೆ ರಾಜಕೀಯ ಜೀವನದಲ್ಲಿ ಮುಂದುವರಿಯುತ್ತಿದ್ದಾರೆ. ಹಾಗಾಗಿ ಅವರ ಪರ ನಿಲ್ಲುವೆ’ ಎಂದಿದ್ದಾರೆ.

‘ಈಗ ಹೈಕೋರ್ಟ್ ತೀರ್ಪು ಸಿದ್ದರಾಮಯ್ಯ ಪರವಾಗಿ ಬರುವುದು ಅನುಮಾನ. ವಿರುದ್ಧ ತೀರ್ಪು ಬಂದರೆ, ವಿಪಕ್ಷಗಳ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಬಾರದು. ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಅಧಿಕಾರದಲ್ಲಿ ಮುಂದುವರಿಯಬೇಕು’ ಎಂದು ಆಡಿಯೊದಲ್ಲಿ ಹೇಳಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ: ಆರೋಪಿಗಳ ಸಂಖ್ಯೆ 30ಕ್ಕೆ

ಒಂದನೇ ಪುಟದಿಂದ...

‘ಹೆಣ್ಣುಭ್ರೂಣ ಪತ್ತೆ ಮತ್ತು ಹತ್ಯೆಯ ಐದು ಪ್ರಕರಣಗಳಿಗೆ ಸಂಬಂಧಿಸಿ ಇದುವರೆಗೆ ಒಟ್ಟು 30 ಆರೋಪಿಗಳನ್ನು ಬಂಧಿಸಲಾಗಿದೆ. 3–4 ವರ್ಷಗಳಿಂದ ಸಕ್ರಿಯವಾಗಿದ್ದ ಜಾಲದಲ್ಲಿ ಇನ್ನೂ 10ರಿಂದ 15 ಆರೋಪಿಗಳಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡುಬಂದಿದೆ’ ಎಂದರು.

ತಲೆಮರೆಸಿಕೊಂಡ ಆರೋಪಿಗಳು: ‘ಪಾಂಡವಪುರದ ವಸತಿ ಗೃಹದಲ್ಲಿ ನಡೆದಿದ್ದ ಹೆಣ್ಣುಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, 19 ಆರೋಪಿಗಳಲ್ಲಿ 12 ಮಂದಿಯನ್ನು ಬಂಧಿಸಿದ್ದು, ಮೇಲುಕೋಟೆ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ. ಉಳಿದ 11 ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದರು.

‘ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಕ್ರಾಸ್‌ನಲ್ಲಿ ಈಚೆಗೆ ನಡೆದ ‘ಡಿಕಾಯ್’ ಕಾರ್ಯಾಚರಣೆಗೆ (ಆರೋಗ್ಯ ಇಲಾಖೆಯಿಂದ ಕಾರ್ಯಾಚರಣೆಗಾಗಿ ಗರ್ಭಿಣಿಯನ್ನು ಕಳುಹಿಸಲಾಗಿತ್ತು) ಸಂಬಂಧಿಸಿದ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದೆ. ಇದೇ ರೀತಿ, ಮೈಸೂರಿನ ಉದಯಗಿರಿ ಮತ್ತು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ’ ಎಂದು ಮಾಹಿತಿ ನೀಡಿದರು.

7 ತಂಡಗಳ ರಚನೆ: ‘ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳು ಹೆಣ್ಣುಭ್ರೂಣ ಪತ್ತೆಗಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದರು. ಏಜೆಂಟ್‌ಗಳಾದ ಆಶಾ ಕಾರ್ಯಕರ್ತೆಯರು, ಖಾಸಗಿ ಲ್ಯಾಬ್ ಟೆಕ್ನೀಷಿಯನ್‌ಗಳ ಮೂಲಕ ದಂಧೆ ನಡೆಸುತ್ತಿದ್ದರು. ಅವರನ್ನು ಬಂಧಿಸಲು 7 ವಿಶೇಷ ತಂಡಗಳನ್ನು ರಚಿಸಿದ್ದೆವು’ ಎಂದರು.

‘ಆರೋಪಿಗಳು ಮೊಬೈಲ್ ಫೋನ್ ಬಳಸದೆ ಇಂಟರ್‌ನೆಟ್ ಮೂಲಕ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದುದರಿಂದ ಅವರನ್ನು ಪತ್ತೆ ಹಚ್ಚುವುದು ಸವಾಲಾಗಿತ್ತು. ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪ್ರಶಂಸಾ ಪತ್ರ ಮತ್ತು ನಗದು ಬಹುಮಾನ ನೀಡಲಾಗುವುದು’ ಎಂದು ತಿಳಿಸಿದರು.

ಎಎಸ್‌ಪಿಗಳಾದ ತಿಮ್ಮಯ್ಯ ಸಿ.ಇ., ಗಂಗಾಧರಸ್ವಾಮಿ, ಡಿಎಚ್‌ಒ ಡಾ.ಕೆ. ಮೋಹನ್ ಇದ್ದರು.

ಪಿಎಸ್‌ಐ ನೇಮಕಾತಿ ಪರೀಕ್ಷೆ ವಿಮಾನನಿಲ್ದಾಣ ಮಾದರಿ ತಪಾಸಣೆ

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಹುದ್ದೆಗಳ ನೇಮಕಾತಿಗೆ ಸೆ. 22ರಂದು ಪರೀಕ್ಷೆ ನಡೆಯಲಿದ್ದು, ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸುವ ಮಾದರಿಯಲ್ಲೇ, ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ತಪಾಸಣೆ ನಡೆಯಲಿದೆ.

‘ದೈಹಿಕ ಪರೀಕ್ಷೆ ವೇಳೆ ಸಂಗ್ರಹಿಸಿದ್ದ ಅಭ್ಯರ್ಥಿಗಳ ಹೆಬ್ಬೆಟ್ಟು ಗುರುತು ಹಾಗೂ ಭಾವಚಿತ್ರಗಳ ದತ್ತಾಂಶ ಬಳಸಿಕೊಂಡು ತಪಾಸಣೆ ನಡೆಸಲಾಗುತ್ತದೆ. ನಕಲಿ ಅಭ್ಯರ್ಥಿಗಳ ನುಸುಳುವಿಕೆಗೆ ಅವಕಾಶವೇ ಇರುವುದಿಲ್ಲ’ ಎಂದಿದ್ದಾರೆ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ.

ದೈಹಿಕ ಪರೀಕ್ಷೆಯಲ್ಲಿ ಅರ್ಹರಾಗಿರುವ 66,990 ಅಭ್ಯರ್ಥಿಗಳು, ಬೆಂಗಳೂರು, ದಾವಣಗೆರೆ, ಧಾರವಾಡ, ಕಲಬುರಗಿ, ಶಿವಮೊಗ್ಗ, ವಿಜಯಪುರ ಜಿಲ್ಲೆಗಳ 164 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ಬರೆಯಲಿದ್ದಾರೆ.

ಕೆಲವರು ಪರೀಕ್ಷೆ ಮುಂದೂಡುವಂತೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ. ಸಾಕಷ್ಟು ವಿಳಂಬವಾಗಿರುವ ಕಾರಣ ಪರೀಕ್ಷೆಯನ್ನು ಮುಂದೂಡುವುದಿಲ್ಲ. ನಿಗದಿಯಂತೆ ನಡೆಸಲಾಗುವುದು. ಅಧಿಕ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲು ಕೋರಿ ಗೃಹ ಸಚಿವರು ಹಾಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ ಎಂದು ಹೇಳಿದ್ದಾರೆ.

ರಾಮಕೃಷ್ಣಗೆ ನೀಡಿದ್ದ ಪ್ರಶಸ್ತಿಗೆ ತಡೆ

ಒಂದನೇ ಪುಟದಿಂದ...

ಇದು ವಿವಾದದ ಸ್ವರೂಪ ಪಡೆದು, ಇತರೆ ಜಿಲ್ಲೆಗಳಿಗೂ ಹಬ್ಬಿತ್ತು. ಕೊನೆಗೆ ಬಿಜೆಪಿ ಸರ್ಕಾರ ಶಾಲಾ-ಕಾಲೇಜುಗಳ ಒಳಗೆ ಹಿಜಾಬ್ ಧರಿಸುವುದನ್ನು ನಿಷೇಧಿಸಿತ್ತು.

ಪ್ರಶಸ್ತಿ ಪಟ್ಟಿ ಪ್ರಕಟವಾದ ನಂತರ, ರಾಮಕೃಷ್ಣ ಅವರಿಗೆ ಪ್ರಶಸ್ತಿ ನೀಡಿದ್ದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅವರನ್ನು ಕೋಮುವಾದಿ ಎಂದು ಹಲವರು ಟೀಕಿಸಿದ್ದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ 20 ಪ್ರಾಥಮಿಕ ಶಾಲಾ ಶಿಕ್ಷಕರು, 11 ಪ್ರೌಢಶಾಲಾ ಶಿಕ್ಷಕರು, 8 ಪಿಯು ಉಪನ್ಯಾಸಕರು ಹಾಗೂ ಇಬ್ಬರು ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿತ್ತು.

5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಮಕೃಷ್ಣ ಅವರನ್ನು ಬಿಟ್ಟು ಉಳಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಶಿಕ್ಷಕರ ಬಡ್ತಿ ಸಮಸ್ಯೆ ಇತ್ಯರ್ಥಕ್ಕೆ ಸಮಿತಿ

ಒಂದನೇ ಪುಟದಿಂದ...

‘ವೃಂದ ಮತ್ತು ನೇಮಕಾತಿಗೆ 2017ರಲ್ಲಿ ತಂದ ತಿದ್ದುಪಡಿಯನ್ನು ಅದಕ್ಕೂ ಮೊದಲು ನೇಮಕವಾದ ಶಿಕ್ಷಕರಿಗೆ ಹೇಗೆ ಪೂರ್ವಾನ್ವಯ ಮಾಡಿದರು ಎನ್ನುವುದೇ ಆಶ್ಚರ್ಯ. ಈ ಕುರಿತು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುವೆ. ಕಾನೂನು ತೊಡಕುಗಳ ನಿವಾರಣೆ ಕುರಿತು ವಿಸ್ತೃತವಾಗಿ ಸಮಾಲೋಚನೆ ನಡೆಸಬೇಕಿದೆ. ಅದಕ್ಕಾಗಿ ಕಾನೂನು ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗುವುದು’ ಎಂದರು.

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಾಹಿತಿ ಬರಗೂರು ರಾಮಚಂದ್ರಪ್ಪ, ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ, ಅಖಿಲ ಭಾರತ ಶಿಕ್ಷಕರ ಫೆಡರೇಷನ್ ಅಧ್ಯಕ್ಷ ಬಸವರಾಜ ಗುರಿಕಾರ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಸಂಘದ ಅಧ್ಯಕ್ಷ ಕೆ. ನಾಗೇಶ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಉಪಸ್ಥಿತರಿದ್ದರು.

ಪದವೀಧರ ಶಿಕ್ಷಕರ ಬಡ್ತಿ ಸಮಸ್ಯೆಯ ಪರಿಹಾರ ಕುರಿತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಣ ತಜ್ಞರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ₹ ಚರ್ಚೆ ನಡೆಸಿದರು. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು

ಬೇಡಿಕೆಗಳೇನು?

ಒಂದನೇ ಪುಟದಿಂದ...

- ವೃಂದ ಮತ್ತು ನೇಮಕಾತಿ ನಿಯಮಗಳನ್ನು 2017ರ ನಂತರ ನೇಮಕವಾದ ಶಿಕ್ಷಕರಿಗೆ ಮಾತ್ರ ಅನ್ವಯಿಸಬೇಕು
- ಜಿಲ್ಲಾ ನೇಮಕಾತಿ ಸಮಿತಿ ಮೂಲಕ ನೀಡುತ್ತಿದ್ದ ಬಡ್ತಿ ಪ್ರಕ್ರಿಯೆಯನ್ನು ಮುಂದುವರಿಸಬೇಕು

ಬುಡಕಟ್ಟು ಸಂಸ್ಥೆಗೆ ಪ್ರಭಾಕರ್ ನಿರ್ದೇಶಕ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರನ್ನಾಗಿ ಎ.ಎಸ್. ಪ್ರಭಾಕರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಹುದ್ದೆಯು ಹಲವು ತಿಂಗಳಿಂದ ಖಾಲಿ ಇತ್ತು. ಕೆ.ಆರ್. ರಾಜಕುಮಾರ್ ಅವರು ಪ್ರಭಾರ ನಿರ್ದೇಶಕರಾಗಿದ್ದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಹಾಗೂ ಲೇಖಕರಾಗಿರುವ ಪ್ರಭಾಕರ್ ಅವರು ಈಗ ನಿರ್ದೇಶಕರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಚುನಾವಣಾ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

‘ಪ್ರಜಾಪ್ರಭುತ್ವ ನಾಶಪಡಿಸಿದ ಕೇಂದ್ರ ಸರ್ಕಾರ’

ಪ್ರಜಾವಾಣಿ ವಾರ್ತೆ

ದೋರು/ಜಮ್ಮು: ‘ಪ್ರಜಾಪ್ರಭುತ್ವ ಗಟ್ಟಿಗೊಳಿಸಲು, ಜನರಿಗೆ ಅಧಿಕಾರ ನೀಡಲು ರಾಜ್ಯಗಳ ವಿಂಗಡಣೆ ಮಾಡಲಾಗುತ್ತದೆ. ಕೇಂದ್ರಾಡಳಿತ ಪ್ರದೇಶವನ್ನು ರಾಜ್ಯವನ್ನಾಗಿಸಲಾಗುತ್ತದೆ. ಆದರೆ, ಸ್ವತಂತ್ರ ಭಾರತದಲ್ಲಿ ಮೊದಲ ಬಾರಿಗೆ ರಾಜ್ಯವೊಂದನ್ನು (ಜಮ್ಮು ಮತ್ತು ಕಾಶ್ಮೀರ) ಕೇಂದ್ರಾಡಳಿತ ಪ್ರದೇಶವನ್ನಾಗಿಸಿ, ಜನರ ಅಧಿಕಾರ ಕಿತ್ತುಕೊಂಡು ಪ್ರಜಾಪ್ರಭುತ್ವ ಇಲ್ಲದಂತೆ ಮಾಡಲಾಗಿದೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಅವರು ಬುಧವಾರ ಚುನಾವಣಾ ಪ್ರಚಾರವನ್ನು ಆರಂಭಿಸಿದರು. ಜಮ್ಮುವಿನ ರಾಮ್‌ಬನ ಹಾಗೂ ಕಾಶ್ಮೀರದ ಅನಂತನಾಗ್ ಜಿಲ್ಲೆಯ ದೋರುವಿನಲ್ಲಿ ಪ್ರಚಾರ ಸಭೆ ನಡೆಸಿದರು.

‘ಚುನಾವಣೆಗೆ ಮುನ್ನವೇ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ಆದರೆ, ಚುನಾವಣೆ ಮುಗಿದ ಬಳಿಕ ಚರ್ಚಿಸೋಣ ಎಂದು ಬಿಜೆಪಿ ಹೇಳಿತು. ಚುನಾವಣೆ ಬಳಿಕ ಇಲ್ಲಿ ಕಾಂಗ್ರೆಸ್–ಎನ್‌ಸಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ನಾವು ರಾಜ್ಯದ ಸ್ಥಾನಮಾನವನ್ನು ವಾಪಸು ನೀಡುತ್ತೇವೆ’ ಎಂದರು.

‘ಒಂದು ವೇಳೆ ಚುನಾವಣೆ ಬಳಿಕವೂ ಬಿಜೆಪಿಯು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡಲಿಲ್ಲ ಎಂದಿಟ್ಟುಕೊಳ್ಳಿ. ಪ್ರಧಾನಿ ಮೋದಿ ಸರ್ಕಾರವು ಕೇಂದ್ರದಲ್ಲಿ ಹೆಚ್ಚು ದಿನ ಉಳಿಯುವುದಿಲ್ಲ. ‘ಇಂಡಿಯಾ’ ಮೈತ್ರಿಕೂಟವು ಸರ್ಕಾರ ರಚಿಸಲಿದೆ. ನಮ್ಮ ಸರ್ಕಾರದ ಮೊದಲ ಕೆಲಸವೇ ರಾಜ್ಯದ ಸ್ಥಾನಮಾನ ನೀಡುವುದಾಗಿದೆ’ ಎಂದರು.

ಮೈತ್ರಿ ಪಾಲಿಸಬೇಕು: ‘ಕಾಂಗ್ರೆಸ್–ಎನ್‌ಸಿ ನಡುವೆ ಬಿರುಕು ಮೂಡಿಸಲು ಹಲವರು ಹೊಂಚು ಹಾಕುತ್ತಿದ್ದಾರೆ. ಆದರೆ, ನಾವು ಒಟ್ಟಾಗಿಯೇ ಇರಬೇಕು. ಇಲ್ಲಿನ ಜನರಿಗೆ ಅನ್ಯಾಯವಾಗಿದೆ. ಇದರಲ್ಲಿ ಯಾರೂ ರಾಜಕೀಯ ಮಾಡಬಾರದು’ ಎಂದು ರಾಹುಲ್ ಗಾಂಧಿ ಕಾರ್ಯಕರ್ತರಿಗೆ ಕರೆ ನೀಡಿರು. ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರೂ ತಮ್ಮ ಕಾರ್ಯಕರ್ತರಿಗೆ ‘ಒಟ್ಟಾಗಿ ಕೆಲಸ ಮಾಡಿ’ ಎಂದರು.

ಎನ್‌ಸಿ ಪಕ್ಷದ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಕ್ಕೂ ಮೊದಲು ಗಾಂದರ್‌ಬಲ್ ಜಿಲ್ಲೆಯಲ್ಲಿ ಬುಧವಾರ ರೋಡ್‌ಶೋ ನಡೆಸಿದರು. –ಪಿಟಿಐ ಚಿತ್ರ

ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗಾಗಿ, ಇಂಥ ತುರ್ತಿನ ಸಂದರ್ಭದಲ್ಲಿ ಕಾಂಗ್ರೆಸ್–ಎನ್‌ಸಿ ಮೈತ್ರಿ ಮಾಡಿಕೊಳ್ಳುವುದು ಅಗತ್ಯವಿತ್ತು
ಫಾರೂಕ್ ಅಬ್ದುಲ್ಲಾ, ಎನ್‌ಸಿ ಮುಖ್ಯಸ್ಥ

ಹೇಳಬೇಕಿರುವುದು ಒಂದೇ ವಿಚಾರ. ನನ್ನ ಪೇಟಾ, ನನ್ನ ಗೌರವ ಎಲ್ಲವೂ ನಿಮ್ಮ ಕೈಯಲ್ಲಿದೆ
ಓಮರ್ ಅಬ್ದುಲ್ಲಾ, ಎನ್‌ಸಿ ಉಪಾಧ್ಯಕ್ಷ (ಗಾಂದರ್‌ಬಲ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿ, ಭಾವುಕ ಮಾತುಗಳನ್ನಾಡಿದರು)

ಅದಾನಿ, ಅಂಬಾನಿಗೆ ಸಹಾಯ’

‘ಸಣ್ಣ–ಮಧ್ಯಮ ಪ್ರಮಾಣದ ಉದ್ಯಮವನ್ನು ದಮನಿಸಲು ಜಿಎಸ್‌ಟಿ ತಂದರು. ನೋಟು ರದ್ದು ಮಾಡಿದರು. ಬಡವರಿಗೆ, ಮಧ್ಯಮ ವರ್ಗದವರಿಗೆ ಬ್ಯಾಂಕ್‌ಗಳ ಬಾಗಿಲು ಮುಚ್ಚಿದರು. ಅಂಬಾನಿ, ಅದಾನಿ ಅವರಿಗಾಗಿ ಇಡೀ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ಇಬ್ಬರು ಉದ್ಯಮಿಗಳಿಗೆ ಸಹಾಯ ಮಾಡುವುದಕ್ಕಾಗಿಯೇ ಬಹುಶಃ ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿ ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಲಾಗಿದೆ’ ಎಂದು ರಾಹುಲ್ ಗಾಂಧಿ ದೂರಿದರು.

‘ಎಲ್‌ಜಿ 21ನೇ ಶತಮಾನದ ರಾಜ’

‘1947ರಲ್ಲಿ ರಾಜರ ಕೈಯಲಿದ್ದ ಪ್ರದೇಶಗಳನ್ನು ಪಡೆದುಕೊಂಡು ನಾವು ಪ್ರಜಾಪ್ರಭುತ್ವ ಸ್ಥಾಪಿಸಿದೆವು. ಆದರೆ, ಈಗ ಇಲ್ಲಿನ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಅವರು 21ನೇ ಶತಮಾನದ ರಾಜನಂತೆ ವರ್ತಿಸುತ್ತಾರೆ. ತಮಗೆ ಏನು ಬೇಕೊ ಅದನ್ನು ಮಾಡುತ್ತಾರೆ. ಬಿಜೆಪಿ, ಆರ್‌ಎಸ್‌ಎಸ್‌ನೊಂದಿಗೆ ನಂಟು ಹೊಂದಿರುವ ಹೊರಗಿನವರಿಗೆ ಮಾತ್ರವೇ ಕಾಮಗಾರಿಗಳ ಗುತ್ತಿಗೆ ನೀಡುತ್ತಾರೆ’ ಎಂದು ರಾಹುಲ್ ಗಾಂಧಿ ಲೇವಡಿ ಮಾಡಿದರು.

ಮಾಜಿ ಉಗ್ರರಿಂದ ಪ್ರಚಾರ: ಆರೋಪ

ಶ್ರೀನಗರ (ಪಿಟಿಐ): ‘ಚುನಾವಣೆಗಾಗಿ ಎನ್‌ಸಿ ಹಾಗೂ ಪಿಡಿಪಿ ಪಕ್ಷಗಳು ಮಾಜಿ ಉಗ್ರರಿಂದ ಸಹಕಾರ ಪಡೆದುಕೊಳ್ಳುತ್ತಿವೆ ಎಂಬ ಮಾಹಿತಿ ನನಗೆ ದೊರೆತಿದೆ. ಮಾಜಿ ಉಗ್ರರು ಬಹಿರಂಗವಾಗಿಯೇ ಈ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ’ ಎಂದು ಇಲ್ಲಿನ ಬಿಜೆಪಿ ಉಸ್ತುವಾರಿ ರಾಮ್ ಮಾಧವ್ ಆರೋಪಿಸಿದರು.

‘ಈ ಪ್ರಾದೇಶಿಕ ಪಕ್ಷಗಳು ಜಮ್ಮು ಮತ್ತು ಕಾಶ್ಮೀರವನ್ನು ಮತ್ತೊಮ್ಮೆ ‘ಸಂಕಷ್ಟದ ದಿನ’ಗಳಿಗೆ ದೂಡಲು ಇಚ್ಛಿಸುತ್ತಿವೆ. ಈ ಪಕ್ಷಗಳನ್ನು ಇಲ್ಲಿಂದ ಹೊರ ಹಾಕಬೇಕು. ಜನರು ಇವರನ್ನು ಸೋಲಿಸಿ, ಶಾಂತಿ ಹಾಗೂ ಅಭಿವೃದ್ಧಿಗಾಗಿ ಹೊಸ ನಾಯಕತ್ವಕ್ಕೆ ಮತ ನೀಡಲಿದ್ದಾರೆ. ಇಲ್ಲಿ ಬಿಜೆಪಿ ಸರ್ಕಾರವೇ ರಚನೆಯಾಗಲಿದೆ’ ಎಂದರು.

ಫೋಗಟ್, ಪೂನಿಯಾ ಚುನಾವಣಾ ಕಣಕ್ಕೆ?

ಬಜರಂಗ ಪೂನಿಯಾ, ವಿನೇಶ್ ಫೋಗಟ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಬುಧವಾರ ಭೇಟಿಯಾದರು ಪಿಟಿಐ ಚಿತ್ರ

ಪ್ರಜಾವಾಣಿ ವಾರ್ತೆ

ನವದೆಹಲಿ: ಕುಸ್ತಿಪಟುಗಳಾದ ಬಜರಂಗ ಪೂನಿಯಾ ಹಾಗೂ ವಿನೇಶ್ ಫೋಗಟ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬುಧವಾರ ಭೇಟಿ ಮಾಡಿದ್ದಾರೆ. ಈ ಇಬ್ಬರು ಕುಸ್ತಿಪಟುಗಳನ್ನು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವು ಕಣಕ್ಕಿಳಿಸಲಿದೆ ಎನ್ನಲಾಗುತ್ತಿದೆ. ಹೀಗಾಗಿ, ರಾಹುಲ್ ಗಾಂಧಿ ಅವರೊಂದಿಗಿನ ಇವರ ಭೇಟಿಗೆ ಮಹತ್ವ ಬಂದಿದೆ.

ಪೂನಿಯಾ ಅವರನ್ನು ಬಾದ್ಲಿ ವಿಧಾನಸಭಾ ಕ್ಷೇತ್ರದಿಂದ ಹಾಗೂ ಫೋಗಟ್ ಅವರನ್ನು ಜುಲಾನಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಪೂನಿಯಾ ಮತ್ತು ಫೋಗಟ್ ಅವರನ್ನು ಚುನಾವಣಾ ಕಣಕ್ಕಿಳಿಸುವ ಕುರಿತು ಕಾಂಗ್ರೆಸ್ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ. ಈ ಕುರಿತು ಗುರುವಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದೂ ಮೂಲಗಳು ಹೇಳಿವೆ.

ಅಲ್ಲದೇ, ಕಾಂಗ್ರೆಸ್ ಇಬ್ಬರನ್ನೂ ಕಣಕ್ಕಿಳಿಸುವುದೇ ಅಥವಾ ಒಬ್ಬರಿಗೆ ಮಾತ್ರ ಟಿಕೆಟ್ ನೀಡುವುದೇ ಎಂಬುದು ಸಹ ಸ್ಪಷ್ಟವಾಗಿಲ್ಲ.

ಇನ್ನೊಂದೆಡೆ, ಈ ಇಬ್ಬರು ಕುಸ್ತಿಪಟುಗಳು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿರುವುದಕ್ಕೆ ಸಂಬಂಧಿಸಿದ ಚಿತ್ರಗಳನ್ನು ಕಾಂಗ್ರೆಸ್ ಪಕ್ಷವೇ ತನ್ನ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದೆ. ಇದು, ಅವರಿಬ್ಬರನ್ನು ಪಕ್ಷದ ಉಮೇದುವಾರರನ್ನಾಗಿ ಮಾಡುವ ಕುರಿತು ನಿರ್ಧರಿಸಲಾಗಿದೆ ಎಂಬುದನ್ನು ಪಕ್ಷವೇ ಸೂಚ್ಯವಾಗಿ ಹೇಳುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕಳೆದ ವರ್ಷ ಕೆಲ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆಗ, ಸಿಂಗ್ ವಿರುದ್ಧ ನಡೆದಿದ್ದ ಪ್ರತಿಭಟನೆಗಳಲ್ಲಿ ಪೂನಿಯಾ ಹಾಗೂ ಫೋಗಟ್ ಪಾಲ್ಗೊಂಡಿದ್ದರು.

ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಮರಳಿದಾಗ, ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಅವರಿಗೆ ಭವ್ಯ ಸ್ವಾಗತ ಹಮ್ಮಿಕೊಳ್ಳಲಾಗಿತ್ತು. ನಂತರ, ಅವರ ಗ್ರಾಮಕ್ಕೆ ಕರೆದುಕೊಂಡು ಹೋಗಲಾಗಿತ್ತು. ಕಾಂಗ್ರೆಸ್‌ನ ಹಿರಿಯ ಸಂಸದ ದೀಪೇಂದರ್ ಹೂಡಾ ಈ ಸ್ವಾಗತ ಕಾರ್ಯಕ್ರಮ ಆಯೋಜಿಸಿದ್ದರು.

ಜೆಜೆಪಿ – ಎಎಸ್‌ಪಿ ಪಟ್ಟಿ ಬಿಡುಗಡೆ

ಚಂಡೀಗಢ (ಪಿಟಿಐ): ಹರಿಯಾಣದ ಜನನಾಯಕ ಜನತಾ ಪಕ್ಷ(ಜೆಜೆಪಿ) ಹಾಗೂ ಆಜಾದ್ ಸಮಾಜ್ ಪಕ್ಷ(ಎಎಸ್‌ಪಿ) ಮೈತ್ರಿ ಕೂಟವು ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಜೆಜೆಪಿಯ 15 ಮಂದಿ, ಎಎಸ್‌ಪಿಯಿಂದ ನಾಲ್ವರಿಗೆ ಟಿಕೆಟ್ ನೀಡಲಾಗಿದೆ.

ಸದ್ಯ ಉಚಾನಾ ಕ್ಷೇತ್ರದ ಹಾಲಿ ಶಾಸಕರೂ ಆಗಿರುವ ಮಾಜಿ ಉಪಮುಖ್ಯಮಂತ್ರಿ ದುಷ್ಯಂತ್ ಸಿಂಗ್ ಚೌಟಾಲಾ ಅವರು ಈ ಬಾರಿಯೂ ಇದೇ ಕ್ಷೇತ್ರದಲ್ಲಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ದುಷ್ಯಂತ್ ಅವರ ಕಿರಿಯ ಸಹೋದರ ದಿಗ್ವಿಜಯ್ ಸಿಂಗ್ ಅವರು ಡಬವಾಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಜೆಜೆಪಿ ಮತ್ತು ಎಎಸ್‌ಪಿ ಪಕ್ಷಗಳು ಮುಂಬರುವ ವಿಧಾನಸಭಾ ಚುನಾವಣೆಗೆ ಚುನಾವಣಾಪೂರ್ವ ಮೈತ್ರಿ ಮಾಡಿಕೊಳ್ಳುವುದಾಗಿ ಈಚೆಗೆ ಘೋಷಣೆ ಮಾಡಿದ್ದವು. 90 ಸ್ಥಾನಗಳ ಪೈಕಿ ಜೆಜೆಪಿ 70ರಲ್ಲಿ ಹಾಗೂ ಎಎಸ್‌ಪಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಒಪ್ಪಂದವಾಗಿತ್ತು.

ಬಿಜೆಪಿ ಮೊದಲ ಪಟ್ಟಿ ಪ್ರಕಟ

ಪ್ರಜಾವಾಣಿ ವಾರ್ತೆ

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ 67 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ ಅವರು ಕುರುಕ್ಷೇತ್ರ ಜಿಲ್ಲೆಯ ಲಾಡವಾ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ. ಸೈನಿ ಅವರು ಈಗ ಕರನಾಲ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಪಕ್ಷದ ಹಿರಿಯ ನಾಯಕ ಅನಿಲ್ ವಿಜ್ ಅವರು ಅಂಬಾಲಾ ಕೈಂಟ್ ಕ್ಷೇತ್ರದಿಂದ ಮತ್ತೆ ಕಣಕ್ಕೆ ಇಳಿಯಲಿದ್ದಾರೆ. ಮಾಜಿ ಸಂಸದ ಅರವಿಂದ ಶರ್ಮ ಅವರು ಗೋಹಾನಾ ಕ್ಷೇತ್ರದಿಂದ ಅದೃಷ್ಟಪರೀಕ್ಷೆಗೆ ಇಳಿಯಲಿದ್ದಾರೆ.

ಕಾಂಗ್ರೆಸ್ಸಿನಿಂದ ಬಿಜೆಪಿಗೆ ಬಂದ ಪ್ರಬಲ ರಾಜಕೀಯ ಕುಟುಂಬಗಳ ಕುಡಿಗಳಿಗೂ ಮಣೆ ಹಾಕಲಾಗಿದೆ. ಮಾಜಿ ಮುಖ್ಯಮಂತ್ರಿ ಭಜನ್ ಲಾಲ್ ಅವರ ಮೊಮ್ಮಗ ಭವ್ಯ ಬಿಷ್ಣೋಯ್ ಅವರಿಗೆ ಟಿಕೆಟ್ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಬನ್ಸಿಲಾಲ್ ಅವರ ಮೊಮ್ಮಗಳು ಶ್ರುತಿ ಚೌಧರಿ ಅವರು ಕೂಡ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.

ಶ್ರುತಿ ಅವರು 2009ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು. ಅವರು ಕಳೆದ ತಿಂಗಳು ತಮ್ಮ ತಾಯಿ ಕಿರಣ್ ಚೌಧರಿ ಅವರ ಜೊತೆ ಬಿಜೆಪಿ ಸೇರಿದ್ದರು. ಕಿರಣ್ ಅವರನ್ನು ಬಿಜೆಪಿಯು ರಾಜ್ಯಸಭಾ ಸದಸ್ಯರನ್ನಾಗಿಸಿದೆ.

ಸಚಿವ ರಾವ್ ಇಂದ್ರಜಿತ್ ಸಿಂಗ್ ಅವರ ಮಗಳು ಆರತಿ ಸಿಂಗ್ ರಾವ್, ಬಿಜೆಪಿಯ ಹಿರಿಯ ನಾಯಕರಾದ ಮಾಜಿ ಸಚಿವ ಕ್ಯಾಪ್ಟನ್ ಅಭಿಮನ್ಯು, ಪಕ್ಷದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಒ.ಪಿ. ಧನಕರ್ ಅವರು ಕೂಡ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಮೊದಲ ಪಟ್ಟಿಯಲ್ಲಿ ಒಂಬತ್ತು ಮಹಿಳೆಯರು ಸ್ಥಾನ ಪಡೆದಿದ್ದಾರೆ.

‘ಸಲಹೆ ಪರಾಮರ್ಶೆ ಬಳಿಕ ಪ್ರಣಾಳಿಕೆ’

ಹರಿಯಾಣ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ನಿಂದ ಕೂಲಂಕಷ ಪರಿಶೀಲನೆ

ಪ್ರಜಾವಾಣಿ ವಾರ್ತೆ

ನವದೆಹಲಿ: ‘ಹರಿಯಾಣ ಮಾಂಗೆ ಹಿಸಾಬ್’ ಅಭಿಯಾನದ ವೇಳೆ ಜನರಿಂದ ಸಂಗ್ರಹಿಸಲಾದ 20 ಲಕ್ಷದಷ್ಟು ಸಲಹೆಗಳ ಪರಾಮರ್ಶೆ ಬಳಿಕ ಪಕ್ಷವು ‘ಜನತಾ ಕಾ ಮ್ಯಾನಿಫೆಸ್ಟೊ’ (ಜನರ ಪ್ರಣಾಳಿಕೆ) ಸಿದ್ಧಪಡಿಸಲಿದೆ ಎಂದು ಕಾಂಗ್ರೆಸ್ ಮೂಲಗಳು ಬುಧವಾರ ಹೇಳಿವೆ.

ಪಕ್ಷವು ಹರಿಯಾಣದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಈ ಅಭಿಯಾನವನ್ನು ಹಮ್ಮಿಕೊಂಡಿತ್ತು.

ಮಹಿಳೆಯರು, ಯುವ ಸಮುದಾಯ, ರೈತರು, ಹಿರಿಯ ನಾಗರಿಕರು, ಕಾರ್ಮಿಕರು, ಕುಶಲಕರ್ಮಿಗಳು, ವಲಸೆ ಕಾರ್ಮಿಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಗುಂಪುಗಳು, ವರ್ತಕರು, ಕ್ರೀಡಾಪಟುಗಳು, ವಿದ್ಯಾರ್ಥಿಗಳು, ಶಿಕ್ಷಕರು, ಆರೋಗ್ಯ ಕ್ಷೇತ್ರದ ಕಾರ್ಯಕರ್ತರು ಹಾಗೂ ನಿರ್ಲಕ್ಷಕ್ಕೆ ಒಳಗಾದ ಸಮುದಾಯಗಳಿಂದ ಪಕ್ಷ ಸಲಹೆಗಳನ್ನು ಸ್ವೀಕರಿಸಿದೆ. ಇವುಗಳನ್ನು ಬಹಳ ಎಚ್ಚರಿಕೆಯಿಂದ ಪರಿಶೀಲಿಸುತ್ತಿದೆ ಎಂದು ಮೂಲಗಳು ಹೇಳಿವೆ.

‘ಪಕ್ಷ ಸಿದ್ಧಪಡಿಸುವ ಭವಿಷ್ಯದ ನೀತಿ ನಿರೂಪಣೆಯಲ್ಲಿ ಹರಿಯಾಣದ ಪ್ರತಿಯೊಬ್ಬ ನಾಗರಿಕನ ಅಭಿಪ್ರಾಯಕ್ಕೂ ಸ್ಥಾನ ಸಿಗಬೇಕು’ ಎಂಬುದು ಕಾಂಗ್ರೆಸ್‌ನ ವಿಚಾರವಾಗಿದೆ. ಜೊತೆಗೆ, ಸಾರ್ವಜನಿಕರ ಆಶೋತ್ತರಗಳನ್ನು ಪ್ರತಿಫಲಿಸುವ ಪ್ರಣಾಳಿಕೆ ಬಿಡುಗಡೆ ಮಾಡಬೇಕು ಎಂಬ ಇರಾದೆಯನ್ನೂ ಪಕ್ಷದ ಹೊಂದಿದೆ ಎಂದು ಮೂಲಗಳು ಹೇಳಿವೆ.

‘ಯಾರಿಗೆ ಹೆಚ್ಚಿಗೆ ಸೀಟು ಸಿಗುತ್ತದೊ ಆ ಪಕ್ಷಕ್ಕೆ ಸಿ.ಎಂ ಸ್ಥಾನ’

ಶರದ್ ಪವಾರ್

ಕೋಲ್ಹಾಪುರ (ಪಿಟಿಐ): ‘ಚುನಾವಣೆಗೆ ಮುನ್ನವೇ ಮಹಾ ವಿಕಾಸ ಆಘಾಡಿಯಾದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಘೋಷಿಸುವ ಅಗತ್ಯವಿಲ್ಲ. ಚುನಾವಣೆ ಪೂರ್ಣಗೊಂಡ ಬಳಿಕ ಮುಖ್ಯಮಂತ್ರಿ ಯಾರಾಗಬೇಕು ಎಂದು ನಿರ್ಧರಿಸಲಾಗುತ್ತದೆ. ಜೊತೆಗೆ ಯಾವ ಪಕ್ಷಕ್ಕೆ ಹೆಚ್ಚು ಸ್ಥಾನ ದೊರೆಯುತ್ತದೆಯೊ ಆ ಪಕ್ಷದವರು ಮುಖ್ಯಮಂತ್ರಿಯಾಗುತ್ತಾರೆ’ ಎಂದು ಎನ್‌ಸಿಪಿ (ಶರದ್ ಬಣ) ಮುಖ್ಯಸ್ಥ ಶರದ್ ಪವಾರ್ ಹೇಳಿದರು.

ಪ್ರಜಾ ಮತ
ಜನತಂತ್ರದ ಹಬ್ಬ

‘ಎಮರ್ಜೆನ್ಸಿ’ ಸಿನಿಮಾ ಮಧ್ಯಪ್ರವೇಶಕ್ಕೆ ನಕಾರ



ಮುಂಬೈ (ಪಿಟಿಐ): ಸಂಸದೆ ಹಾಗೂ ನಟಿ ಕಂಗನಾ ರನೌತ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಎಮರ್ಜೆನ್ಸಿ’ ಸಿನಿಮಾಗೆ, ತುರ್ತಾಗಿ ಪ್ರಮಾಣಪತ್ರ ವಿತರಿಸುವಂತೆ ಸೆನ್ಸಾರ್ ಮಂಡಳಿಗೆ ನಿರ್ದೇಶನ ನೀಡಲು ಬಾಂಬೆ ಹೈಕೋರ್ಟ್ ಬುಧವಾರ ನಿರಾಕರಿಸಿದೆ.

ಇದೇ 6ರಂದು ಈ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿತ್ತು. ಆದರೆ ಹೈಕೋರ್ಟ್ ನಿರಾಕರಣೆಯಿಂದ, ಬಿಡುಗಡೆ ಇನ್ನಷ್ಟು ವಿಳಂಬವಾಗಲಿದೆ.

ನ್ಯಾಯಮೂರ್ತಿಗಳಾದ ಬಿ.ಪಿ. ಕೊಲಾಬಾವಾಲಾ ಮತ್ತು ಫಿರ್ದೋಷ್ ಪೂನಿವಾಲಾ ಅವರನ್ನು ಒಳಗೊಂಡ ವಿಭಾಗೀಯ ಪೀಠವು, ‘ಚಲನ ಚಿತ್ರವನ್ನು ಪ್ರಮಾಣೀಕರಿಸುವ ಮುನ್ನ ಸೆನ್ಸಾರ್ ಮಂಡಳಿಯು ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ಪರಿಶೀಲಿಸಬೇಕು ಎಂದು ಮಧ್ಯಪ್ರದೇಶ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಿರುವಾಗ, ಈ ಹಂತದಲ್ಲಿ ಮಧ್ಯ ಪ್ರವೇಶಿಸಲು ಸಾಧ್ಯವಲ್ಲ’ ಎಂದು ಹೇಳಿತು.

‘ಮಧ್ಯ ಪ್ರದೇಶ ಹೈಕೋರ್ಟ್‌ನ ನಿರ್ದೇಶನ ಇರದಿದ್ದರೆ, ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (ಸಿಬಿಎಫ್‌ಸಿ) ಪ್ರಮಾಣಪತ್ರ ನೀಡುವಂತೆ ಇಂದೇ ಸೂಚಿಸಬಹುದಿತ್ತು’ ಎಂದ ಪೀಠವು ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿತು.

ಈ ಸಿನಿಮಾ ಬಿಡುಗಡೆಗೆ ಶಿರೋಮಣಿ ಅಕಾಲಿದಳ ಸೇರಿದಂತೆ ಸಿಖ್ ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿವೆ. ಇದು ಸಮುದಾಯವನ್ನು ತಪ್ಪಾಗಿ ಪ್ರತಿನಿಧಿಸುತ್ತದೆ ಮತ್ತು ಐತಿಹಾಸಿಕ ಸಂಗತಿಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಆರೋಪಿಸಿದೆ.

‘ಎಮರ್ಜೆನ್ಸಿ’ ಸಿನಿಮಾಕ್ಕೆ ಅನುಮತಿ ನೀಡಲು ಸಿಬಿಎಫ್‌ಸಿಗೆ ನಿರ್ದೇಶನ ನೀಡುವಂತೆ ಕೋರಿ ಚಿತ್ರ ನಿರ್ಮಾಪಕ ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್, ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಬ್ರೂನೈಗೆ ಭೇಟಿ: ಚೀನಾ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಪರೋಕ್ಷ ವಾಗ್ದಾಳಿ

‘ಅಭಿವೃದ್ಧಿ ನೀತಿಗೆ ಬೆಂಬಲ, ವಿಸ್ತರಣಾ ನೀತಿಗಲ್ಲ’

ಬಂದಾರ್ ಸೆರಿ ಬೆಗವಾನ್ (ಪಿಟಿಐ): ಭಾರತವು ‘ಅಭಿವೃದ್ಧಿಯ ನೀತಿಯನ್ನು ಬೆಂಬಲಿಸುತ್ತದೆಯೇ ಹೊರತು ವಿಸ್ತರಣಾ ನೀತಿಯನ್ನಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ದ್ವಿಪಕ್ಷೀಯ ಮಾತುಕತೆಗಾಗಿ ಬ್ರೂನೈಗೆ ಭೇಟಿ ನೀಡಿದ್ದ ಅವರು, ಚೀನಾ ಗುರಿಯಾಗಿರಿಸಿಕೊಂಡು ಈ ಹೇಳಿಕೆ ನೀಡಿದರು. ಅಲ್ಲದೆ, ಇಂಡೊ–ಪೆಸಿಫಿಕ್ ಸಾಗರದಲ್ಲಿ ಮುಕ್ತ ಸಂಚಾರದ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಸುಲ್ತಾನ್ ಬೊಲ್ಕಿಯಾ ಅವರು ಆಯೋಜಿಸಿದ್ದ ಔತಣ ಕೂಟದಲ್ಲಿ ಪಾಲ್ಗೊಂಡ ಮೋದಿ, ‘ನಾವು ಅಭಿವೃದ್ಧಿಯ ನೀತಿಯನ್ನು ಬೆಂಬಲಿಸುತ್ತೇವೆಯೇ ಹೊರತು ವಿಸ್ತರಣಾ ನೀತಿಯನ್ನು ಬೆಂಬಲಿಸುವುದಿಲ್ಲ’ ಎಂದು ಯಾವುದೇ ದೇಶದ ಹೆಸರನ್ನು ನೇರವಾಗಿ ಉಲ್ಲೇಖಿಸದೆ ಹೇಳಿದರು.

‘ಈ ಪ್ರದೇಶದಲ್ಲಿ ಮುಕ್ತ ಸಂಚಾರಕ್ಕೆ ಸಂಬಂಧಿಸಿ ಮಾದರಿ ನೀತಿ ಸಂಹಿತೆಯನ್ನು ಅಂತಿಮಗೊಳಿಸಬೇಕೆಂಬುದನ್ನು ನಾವು ಒಪ್ಪುತ್ತೇವೆ’ ಎಂದು ಹೇಳಿದ ಮೋದಿ, ಭಾರತವು ಯಾವಾಗಲೂ ‘ಆಸಿಯಾನ್’ ಕೇಂದ್ರೀಕರಣಕ್ಕೆ ಆದ್ಯತೆ ನೀಡಿದೆ ಮತ್ತು ಆ ನಿಲುವನ್ನು ಮುಂದುವರಿಸುತ್ತದೆ ಎಂದು ತಿಳಿಸಿದರು.

‘ನಾವು ಯುಎನ್‌ಸಿಎಲ್‌ಒಎಸ್ (ಯುನೈಟೆಡ್ ನೇಷನ್ಸ್ ಕನ್ವೆನ್ಷನ್ ಆನ್ ದಿ ಲಾ ಆಫ್ ದಿ ಸೀ)ನಂತಹ ಅಂತರರಾಷ್ಟ್ರೀಯ ಕಾನೂನುಗಳ ಅಡಿಯಲ್ಲಿ ನೌಕಾಯಾನ ಮತ್ತು ವಾಯುಯಾನ ಮುಕ್ತತೆಯನ್ನು ಬೆಂಬಲಿಸುತ್ತೇವೆ’ ಎಂದು ಮೋದಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಸುಲ್ತಾನ್ ಹಸನಲ್ ಬೊಲ್ಕಿಯಾ ಅವರು ಬುಧವಾರ ಬಂದಾರ್ ಸೆರಿ ಬೆಗವಾನ್‌ನಲ್ಲಿನ ಇಸ್ತಾನ್ ನೂರುಲ್ ಇಮಾನ್‌ನಲ್ಲಿ ಸ್ವಾಗತಿಸಿದರು ಎಎಫ್‌ಪಿ ಚಿತ್ರ

ಪ್ರಮುಖ ಅಂಶಗಳು

- ಬ್ರೂನೈಗೆ ಭೇಟಿ ಕೊಟ್ಟ ಭಾರತದ ಮೊದಲ ಪ್ರಧಾನಿ ಮೋದಿ ಅವರಿಗೆ ಸುಲ್ತಾನ್ ಬೊಲ್ಕಿಯಾ ಮತ್ತು ಅವರ ಕುಟುಂಬ ಸದಸ್ಯರು ಸುಲ್ತಾನರ ಅಧಿಕೃತ ನಿವಾಸ ಮತ್ತು ಬ್ರೂನೈ ಸರ್ಕಾರದ ಕೇಂದ್ರ ಸ್ಥಾನ ಇಸ್ತಾನಾ ನೂರುಲ್ ಇಮಾನ್‌ನಲ್ಲಿ ಅದ್ದೂರಿ ಸ್ವಾಗತ ನೀಡಿದರು
- ಮೋದಿಯವರ ಭೇಟಿಯು ಉಭಯ ದೇಶಗಳ ನಡುವಿನ 40 ವರ್ಷಗಳ ರಾಜತಾಂತ್ರಿಕ ಸಂಬಂಧದಲ್ಲಿ ಪ್ರಮುಖ ಮೈಲಿಗಲ್ಲು: ಎಂಇಎ
- ಉಪಗ್ರಹ ಮತ್ತು ಉಡಾವಣಾ ವಾಹನಗಳಿಗಾಗಿ ಟೆಲಿಮೆಟ್ರಿ, ಟ್ರ್ಯಾಕಿಂಗ್ ಹಾಗೂ ಟೆಲಿಕಮಾಂಡ್ ಸ್ಟೇಷನ್ ಕಾರ್ಯಾಚರಣೆಯಲ್ಲಿ ಸಹಕಾರ ನೀಡುವ ಬಗ್ಗೆ ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ ಹಾಕಿದವು

ಸಿಂಗಪುರಕ್ಕೆ ಮೋದಿ

ಸಿಂಗಪುರ (ಪಿಟಿಐ): ಭಾರತ-ಸಿಂಗಪುರದ ಸ್ನೇಹ ವೃದ್ಧಿ, ಕಾರ್ಯತಂತ್ರದ ಪಾಲುದಾರಿಕೆ ಮತ್ತು ಹೂಡಿಕೆಯನ್ನು ಆಕರ್ಷಿಸುವ ಉದ್ದೇಶದಿಂದ ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಇಲ್ಲಿಗೆ ಆಗಮಿಸಿದ್ದಾರೆ.

ಮೋದಿ ಅವರು ಗುರುವಾರ ಸಂಸತ್ ಭವನದಲ್ಲಿ ಅಧಿಕೃತ ಸ್ವಾಗತವನ್ನು ಸ್ವೀಕರಿಸಲಿದ್ದಾರೆ. ಅಧ್ಯಕ್ಷ ಥರ್ಮನ್ ಷಣ್ಮುಗರತ್ನಂ ಅವರನ್ನು ಭೇಟಿ ಮಾಡಲಿದ್ದಾರೆ. ಸಿಂಗಪುರ ಪ್ರಧಾನಿ ಲಾರೆನ್ಸ್ ವಾಂಗ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡಿರುವ ಮೋದಿ ಅವರು ಈ ವೇಳೆ ಸಿಂಗಪುರದ ನಾಯಕತ್ವದ ಮೂರು ತಲೆಮಾರುಗಳೊಂದಿಗೆ ಸಂಪರ್ಕ ಸಾಧಿಸಲಿದ್ದಾರೆ ಎಂದು ನವದೆಹಲಿಯ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಗ್ಯ ಸಿಬ್ಬಂದಿ ಸುರಕ್ಷತೆ ರಾಜ್ಯಗಳಿಗೆ ಪತ್ರ

ನವದೆಹಲಿ: ವೈದ್ಯರು ಹಾಗೂ ಇತರ ಆರೋಗ್ಯಸೇವಾ ಸಿಬ್ಬಂದಿಯ ಸುರಕ್ಷತೆಗಾಗಿ ಆಸ್ಪತ್ರೆಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ವರದಿಯನ್ನು ಸೆಪ್ಟೆಂಬರ್ 10ಕ್ಕೆ ಮೊದಲು ಕಳುಹಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ಸೂಚನೆ ನೀಡಿದೆ.

ರಾಜ್ಯಗಳು ಆಸ್ಪತ್ರೆಗಳಲ್ಲಿ ಹೆಚ್ಚಿನ ಅಪಾಯ ಇರುವ ಸ್ಥಳಗಳು ಯಾವುವು ಎಂಬುದನ್ನು ಗುರುತಿಸ ಬೇಕು. ಜನ ಹೆಚ್ಚಾಗಿ ಬರುವ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಕೇಂದ್ರವು ಸೂಚಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ರಾಜ್ಯಗಳ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ 11 ಅಂಶಗಳ ಸಲಹಾ ಟಿಪ್ಪಣಿಯೊಂದನ್ನು ರವಾನಿಸಿದ್ದಾರೆ.

ಪ್ರತಿ ಜಿಲ್ಲೆಯಲ್ಲಿ ಜನರು ಅತಿಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಆಸ್ಪತ್ರೆಗಳನ್ನು ಹೆಚ್ಚಿನ ಆದ್ಯತೆಯವು ಎಂದು ಗುರುತಿಸಬೇಕು, ಅಲ್ಲಿ ಭದ್ರತಾ ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಸಲಹೆ ನೀಡಲಾಗಿದೆ.

ಆಂಧ್ರ ಮಳೆ: ಮೃತರ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ

ಬಾಧಿತರ ಸಂಖ್ಯೆ 6.44 ಲಕ್ಷಕ್ಕೆ ಏರಿಕೆ

ವಿಜಯವಾಡ (ಪಿಟಿಐ): ಭಾರಿ ಮಳೆ ಮತ್ತು ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವ ಆಂಧ್ರಪ್ರದೇಶದ 20 ಜನರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರವನ್ನು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರ ಬಾಬು ನಾಯ್ಡು ಬುಧವಾರ ಘೋಷಿಸಿದ್ದಾರೆ.

ರಾಜ್ಯದಾದ್ಯಂತ ಮಳೆಯಿಂದ ತೊಂದರೆಗೆ ಸಿಲುಕಿರುವ ಜನರ ಸಂಖ್ಯೆ 6.44 ಲಕ್ಷಕ್ಕೆ ಏರಿಕೆ ಯಾಗಿದ್ದು, 193 ಕಾಳಜಿ ಕೇಂದ್ರಗಳಲ್ಲಿ 42,707 ಜನರಿಗೆ ಆಶ್ರಯ ನೀಡಲಾಗಿದೆ. ರಾಜ್ಯದಲ್ಲಿ ತೀವ್ರ ಬಾಧಿತ ಪ್ರದೇಶವಾಗಿರುವ ವಿಜಯವಾಡದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ಮುಂದುವರಿದಿವೆ. ಮೃತರ ದೇಹಗಳನ್ನು ಅವರ ಕುಟುಂಬದವರಿಗೆ ನೀಡಿ, ಅಂತ್ಯಕ್ರಿಯೆ ನೆರವೇರಿಸಲು ನೆರವಾಗುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಟೆಲಿಕಾನ್ಫರೆನ್ಸ್ ಮೂಲಕ ಸೂಚನೆ ನೀಡಿದ್ದಾರೆ.

ಸಂಕಷ್ಟದಲ್ಲಿ ಸಿಲುಕಿರುವವರಿಗೆ ಅತ್ಯಗತ್ಯವಾದ ನೀರು, ಹಾಲು, ಹಣ್ಣು, ಬಿಸ್ಕತ್ತು ಸೇರಿದಂತೆ ಇತರ ವಸ್ತುಗಳನ್ನು ಒದಗಿಸಬೇಕು. ‘ಮೊಬೈಲ್ ಮಾರುಕಟ್ಟೆ’ಗಳ ವ್ಯವಸ್ಥೆ ಮಾಡಿ, ಕಡಿಮೆ ಬೆಲೆಗೆ ತರಕಾರಿಗಳು ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಅವರು ನಿರ್ದೇಶಿಸಿದ್ದಾರೆ.

ವೈರಾಣು ಜ್ವರ ಹರಡುವ ಭೀತಿ ಇರುವ ಕಾರಣ, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ವೈದ್ಯಕೀಯ ಶಿಬಿರಗಳನ್ನು ತೆರೆದು ಅಗತ್ಯ ಚಿಕಿತ್ಸಾ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆಯೂ ಅವರು ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ 2.3 ಲಕ್ಷ ಉಪಾಹಾರ ಪಾಕೆಟ್‌ಗಳನ್ನು, ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ 4.5 ಲಕ್ಷ ಆಹಾರ ಪಾಕೆಟ್‌ಗಳನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಳೆ, ಪ್ರವಾಹದಿಂದ ಜಲಾವೃತವಾಗಿರುವ ಆಂಧ್ರಪ್ರದೇಶದ ವಿಜಯವಾಡದಲ್ಲಿ ಆಹಾರ ಸಾಮಗ್ರಿಗಳನ್ನು ಪಡೆಯಲು ಮುಗಿಬಿದ್ದ ಜನರು –ಎಎಫ್‌ಪಿ ಚಿತ್ರ

ನಟರ ನೆರವು

ಹೈದರಾಬಾದ್ (ಪಿಟಿಐ): ತೆಲುಗು ಚಿತ್ರರಂಗದ ಜನಪ್ರಿಯ ನಟರಾದ ಚಿರಂಜೀವಿ, ಅಲ್ಲು ಅರ್ಜುನ್ ಮತ್ತು ಮಹೇಶ್ ಬಾಬು ಅವರು ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ ₹ 50 ಲಕ್ಷ ದೇಣಿಗೆಯನ್ನು ಘೋಷಿಸಿದ್ದಾರೆ.

ವಯನಾಡ್: ರಾಹುಲ್ ನೆರವು

ವಯನಾಡ್ (ಪಿಟಿಐ): ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದವರಿಗಾಗಿ ಪುನರ್ವಸತಿ ಚಟುವಟಿಕೆಗಳನ್ನು ಕೈಗೊಳ್ಳಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಒಂದು ತಿಂಗಳ ವೇತನ ₹ 2.3 ಲಕ್ಷವನ್ನು ಕೇರಳ ಪ್ರದೇಶದ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ನೀಡಿದ್ದಾರೆ.

‘ಸ್ತ್ರೀ ಸಲಿಂಗಕಾಮ ಅಪರಾಧ’: ಪಠ್ಯಕ್ಕೆ ಸೇರ್ಪಡೆ

ನವದೆಹಲಿ (ಪಿಟಿಐ): ‘ಗುದ ಸಂಭೋಗ’ ಹಾಗೂ ‘ಸ್ತ್ರೀಯರಲ್ಲಿನ ಸಲಿಂಗ ಕಾಮ’ ಅಸ್ವಾಭಾವಿಕ ಲೈಂಗಿಕ ಅಪರಾಧಗಳು ಎಂದಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ), ವೈದ್ಯಕೀಯ ಶಿಕ್ಷಣದ ಪದವಿ ಪಠ್ಯಕ್ರಮದಲ್ಲಿ ಈ ವಿಷಯಗಳನ್ನು ಪುನಃ ಸೇರ್ಪಡೆ ಮಾಡಿದೆ.

‘ಫೋರೆನ್ಸಿಕ್ ಮೆಡಿಸಿನ್ ಅಂಡ್ ಟಾಕ್ಸಿಕಾಲಜಿ’ ಪಠ್ಯದಲ್ಲಿ ಈ ವಿಷಯಗಳನ್ನು ಸೇರಿಸಲಾಗಿದೆ ಕನ್ಯಾಪೊರೆ ಹಾಗೂ ಅದರ ವಿಧಗಳು, ಮೆಡಿಕೊ ಲೀಗಲ್ ವಿಚಾರವಾಗಿ ಇದರ ಮಹತ್ವ, ಕನ್ಯತ್ವ, ಕನ್ಯತ್ವಹರಣ ಹಾಗೂ ಇದಕ್ಕೆ ಸಂಬಂಧಿಸಿದ ಮೆಡಿಕೊ ಲೀಗಲ್ ವಿಷಯಗಳನ್ನು ಕೂಡ ಪಠ್ಯಕ್ರಮದಲ್ಲಿ ಪುನಃ ಸೇರ್ಪಡೆ ಮಾಡಲಾಗಿದೆ.

ಮದ್ರಾಸ್ ಹೈಕೋರ್ಟ್‌ನ ನಿರ್ದೇಶನದಂತೆ, ಈ ವಿಷಯಗಳನ್ನು 2022ರಲ್ಲಿ ಪಠ್ಯಕ್ರಮದಿಂದ ಕೈಬಿಡಲಾಗಿತ್ತು.

ಲೈಂಗಿಕ ವಿಕೃತಿ, ಲೈಂಗಿಕ ಪ್ರಚೋದನೆ, ಕ್ರೌರ್ಯ, ಹೆಣಗಳನ್ನು ತಿನ್ನುವುದು, ಸ್ವಪೀಡನೆ, ಶವಸಂಭೋಗ ಮತ್ತಿತರ ವಿಷಯಗಳ ಕುರಿತು ಪಠ್ಯದಲ್ಲಿ ಸೇರಿಸಲಾಗಿದೆ. ಆದರೆ, ‘ಕ್ವೀರ್’ಗಳ ನಡುವಿನ ಒಪ್ಪಿತ ಲೈಂಗಿಕತೆಯನ್ನು ಪಠ್ಯಕ್ರಮದಿಂದ ತೆಗೆದು ಹಾಕಲಾಗಿದೆ ಎಂದು ಮೂಲಗಳು ಹೇಳಿವೆ.

ಅಂಗವೈಕಲ್ಯ ಕುರಿತು 7 ಗಂಟೆಗಳ ತರಬೇತಿ ನೀಡುವ ವಿಷಯವನ್ನು ಸಹ ತೆಗೆದು ಹಾಕಲಾಗಿದೆ.

ತಪ್ಪಿತಸ್ಥರ ಕೈ, ಕಾಲು ಕತ್ತರಿಸುತ್ತೇವೆ: ಸಿ.ಎಂ ಯೋಗಿ ಆದಿತ್ಯನಾಥ

ಪ್ರಜಾವಾಣಿ ವಾರ್ತೆ

ಯೋಗಿ ಆದಿತ್ಯನಾಥ

ಲಖನೌ: ಮಹಿಳೆಯರಿಗೆ ರಕ್ಷಣೆ ನೀಡಲು ಮತ್ತು ಮಹಿಳೆಯರ ವಿರುದ್ಧದ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರವು ಬದ್ಧವಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.

ಪ್ರಯಾಗ್‌ರಾಜ್‌ನಲ್ಲಿ ಬುಧವಾರ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ನಮ್ಮ ಹೆಣ್ಣು ಮಕ್ಕಳ ರಕ್ಷಣೆಗೆ ನಾವು ಬದ್ಧ. ಮಹಿಳೆಯರ ವಿರುದ್ಧ ಕೃತ್ಯ ಎಸಗುವ ತಪ್ಪಿತಸ್ಥರ ಕೈ ಮತ್ತು ಕಾಲುಗಳನ್ನು ಕತ್ತರಿಸುತ್ತೇವೆ’ ಎಂದು ಎಚ್ಚರಿಸಿದರು.

ಅತೀಕ್ ಅಹ್ಮದ್, ಮುಖ್ತಾರ್ ಅನ್ಸಾರಿ ಮತ್ತಿತರರನ್ನು ಪರೋಕ್ಷವಾಗಿ ಉಲ್ಲೇಖಿಸಿ, ನಮ್ಮ ಸರ್ಕಾರವು ‘ಮಾಫಿಯಾ’ವನ್ನು ನಿರ್ನಾಮ ಮಾಡಲಿದೆ’ ಎಂದರು.

ಇದೇ ಸಂದರ್ಭದಲ್ಲಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಶಿವಪಾಲ್ ಯಾದವ್ ಅವರನ್ನು ‘ನರಭಕ್ಷಕ ತೋಳ’ಗಳಿಗೆ ಹೋಲಿಕೆ ಮಾಡಿದರು. ‘ಮಾಫಿಯಾ ಎದುರು ತಲೆಬಾಗುವವರು ಬುಲ್ಡೋಜರ್‌ಗಳನ್ನು ಬಳಸುವುದಿಲ್ಲ’ ಎಂದು ಅಖಿಲೇಶ್ ಅವರ ಟೀಕೆಗೆ ತಿರುಗೇಟು ನೀಡಿದರು.

‘ರಾಜ್ಯ ಸರ್ಕಾರ ಕ್ಷಮೆ ಯಾಚಿಸುವುದೇ?’

ಅಖಿಲೇಶ್ ಯಾದವ್

ಲಖನೌ (ಪಿಟಿಐ): ಬುಲ್ಡೋಜರ್‌ಗಳನ್ನು ಬಳಸಿ ಆರೋಪಿಗಳ ಮನೆಗಳನ್ನು ಧ್ವಂಸ ಮಾಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ರಾಜ್ಯ ಸರ್ಕಾವು ಈಗ ಕ್ಷಮೆಯಾಚಿಸುವುದೇ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬುಧವಾರ ಪ್ರಶ್ನಿಸಿದರು.

‘ವ್ಯಕ್ತಿಯೊಬ್ಬ ಆರೋಪಿ ಎಂಬ ಕಾರಣಕ್ಕೇ ಆತನ ಮನೆಯನ್ನು ಧ್ವಂಸಗೊಳಿಸುವುದು ಎಷ್ಟು ಸರಿ’ ಎಂದು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿತ್ತು. ಈ ಬೆನ್ನಲ್ಲೇ ಅಖಿಲೇಶ್ ಅವರು ಮುಖ್ಯಮಂತ್ರಿ ಅವರನ್ನು ತರಾಟೆಗೆ ತೆಗೆದುಕೊಂಡರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮನೆಗಳನ್ನು ನೆಲಸಮ ಮಾಡುವ ಮೂಲಕ ಜನರನ್ನು ಭಯಗೊಳಿಸುತ್ತಿದ್ದರು...ಅಧಿಕಾರದ ಮದದಿಂದ ಪ್ರತೀಕಾರಕ್ಕಾಗಿ ‘ಬುಲ್ಡೋಜರ್ ಕಾರ್ಯಾಚರಣೆ’ ನಡೆಸುತ್ತಿದ್ದರು. ಈಗ ಸುಪ್ರೀಂ ಕೋರ್ಟ್ ‘ಬುಲ್ಡೋಜರ್ ನ್ಯಾಯ’ವು ಅಸಾಂವಿಧಾನಿಕ ಎಂದು ಹೇಳಿದೆ. ಹಾಗಿದ್ದಲ್ಲಿ ಈವರೆಗೆ ಮನೆಗಳನ್ನು ಧ್ವಂಸ ಮಾಡಿದ್ದಕ್ಕೆ ರಾಜ್ಯ ಸರ್ಕಾರವು ಕ್ಷಮೆಯಾಚಿಸುವುದೇ’ ಎಂದು ಪ್ರಶ್ನಿಸಿದರು.

‘ಬುಲ್ಡೋಜರ್‌ಗಳಿಗೆ ಸ್ಟೇರಿಂಗ್ ಇರುತ್ತದೆ ವಿನಾ ಮಿದುಳು ಇರುವುದಿಲ್ಲ. ರಾಜ್ಯದ ಜನರು ಶೀಘ್ರವೇ ಸ್ಟೇರಿಂಗ್ ಬದಲಾಯಿಸುತ್ತಾರೆ. ಸಮಾಜವಾದಿ ಪಕ್ಷದ ಸರ್ಕಾರ ರಚಿಸಿದ ಬಳಿಕ ಬುಲ್ಡೋಜರ್‌ಗಳನ್ನು ಗೋರಖ್‌ಪುರಕ್ಕೆ (ಆದಿತ್ಯನಾಥ ಅವರ ತವರು) ಕಳುಹಿಸಲಾಗುವುದು’ ಎಂದರು ಹೇಳಿದರು.

ಮುಂಬೈ ಧಾರಣೆ

ಶೇಂಗಾ

04-09-2024

ಜಾವಾ 70/80(ಹೊಸ)	11800-11900
ಜಾವಾ 80/90(ಹೊಸ)	11200-11300
ದಪ್ಪ ಮಧ್ಯಪ್ರದೇಶ(ಹೊಸ)	9600-9700
ದಪ್ಪ ಗುಜರಾತ್(ಹೊಸ)	10400-10500

ಶೇಂಗಾ ಎಣ್ಣೆ (10 ಕೆಜಿಗೆ)

ಕಚ್ಚಾ (ತೆರಿಗೆ ಬಿಟ್ಟು)	1590 (1570)
ಒಂದು ವಾರದ ಡೆಲಿವರಿ	1585 (1565)
ಪಾಮ್ ವಾರದ ಡೆಲಿವರಿ	978 (978)
ಸೂರ್ಯಕಾಂತಿ ಎಣ್ಣೆ ಕಚ್ಚಾ	935 (930)

ಚಿನ್ನ- ಬೆಳ್ಳಿ (ಜಿಎಸ್‌ಟಿ ಸೇರಿಲ್ಲ)

ಚಿನ್ನ 10ಗ್ರಾಂ ₹**71,100** (71,000)

ಬೆಳ್ಳಿ ಕೆ.ಜಿ ₹**81,300** (82,100)

ಆವರಣದಲ್ಲಿ ಹಿಂದಿನ ವಹಿವಾಟಿನ ಧಾರಣೆ

ಚಿನ್ನ, ಬೆಳ್ಳಿ ದರ ಇಳಿಕೆ

ನವದೆಹಲಿ (ಪಿಟಿಐ): ಸತತ ಮೂರನೇ ದಿನದ ವಹಿವಾಟಿನಲ್ಲೂ ಚಿನ್ನ ಮತ್ತು ಬೆಳ್ಳಿ ಧಾರಣೆ ಬುಧವಾರ ಪೇಟೆಯಲ್ಲಿ ಇಳಿಕೆಯಾಗಿದೆ.

10 ಗ್ರಾಂ ಚಿನ್ನದ ದರವು ಬುಧವಾರ ₹450 ಕಡಿಮೆಯಾಗಿ ₹73,600ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹1,650 ಕಡಿಮೆಯಾಗಿ ₹83,600ಕ್ಕೆ ಇಳಿದಿದೆ. ಸಾಗರೋತ್ತರ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕಡಿಮೆಯಾಗಿರುವುದು, ದೇಶೀಯ ಆಭರಣ ತಯಾರಕರು, ಮಾರಾಟಗಾರರಿಂದ ಬೇಡಿಕೆ ಕಡಿಮೆಯಾಗಿದ್ದರಿಂದ ಚಿನ್ನದ ಧಾರಣೆ ಇಳಿಕೆಯಾಗಿದೆ.

ಷೇರುಪೇಟೆ ವಹಿವಾಟು



ಎನ್‌ಎಸ್‌ಇ ನಿಫ್ಟಿ

ಹಿಂದಿನ ಅಂತ್ಯ	25,279
ಇಂದಿನ ಅಂತ್ಯ	25,198
▼	81
ದಿನದ ಕನಿಷ್ಠ	25,083

ಎನ್.ಆರ್.ಪುರ ರಬ್ಬರ್

ಆರ್‌ಎಸ್‌ಎಸ್-4 ₹228

ಆರ್‌ಎಸ್‌ಎಸ್-5 ₹222

ಗುಡ್ ಲಾಟ್ (ಪ್ರತಿ ಕೆ.ಜಿಗೆ) ₹208

ಎನ್‌ಇಸಿಸಿ ಸೂಚಿಸಿರುವ ಮೊಟ್ಟೆ ಧಾರಣೆ



ಬೆಂಗಳೂರು

100ಕ್ಕೆ ₹520

12 ಕ್ಕೆ ₹70

ಮೈಸೂರು

100ಕ್ಕೆ ₹522

ರಾಮನಗರ ರೇಷ್ಮೆಗೂಡು

ಮಿಶ್ರತಳಿ (ಸಿ.ಬಿ) ₹320-560

ದ್ವಿತಳಿ (ಬಿ.ವಿ) ₹335-742

ಮುದ್ರೆಮನೆ ಕಾಫಿ

(50 ಕೆಜಿಗೆ)

ಎಪಿ	₹16900
ಎಸಿ	₹10530
ಆರ್‌ಪಿ	₹19750
ಆರ್‌ಸಿ	₹10190

ರಿಯಾಯಿತಿ ದರದಲ್ಲಿ ಹೆಲ್ಮೆಟ್ ನೀಡಿ: ಗಡ್ಕರಿ



ನವದೆಹಲಿ (ಪಿಟಿಐ): ಹೆಲ್ಮೆಟ್ ಧರಿಸದ ಕಾರಣ ರಸ್ತೆ ಅಪಘಾತದಲ್ಲಿ ಜನರು ಸಾಯುತ್ತಿದ್ದಾರೆ. ಆದ್ದರಿಂದ ದ್ವಿಚಕ್ರ ವಾಹನ ತಯಾರಕರು, ವಾಹನ ಖರೀದಿಸುವವರಿಗೆ ರಿಯಾಯಿತಿ ಅಥವಾ ಸಮಂಜಸ ದರದಲ್ಲಿ ಹೆಲ್ಮೆಟ್ ನೀಡಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ.

2022ರಲ್ಲಿ ದೇಶದಲ್ಲಿ ನಡೆದ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್ ಧರಿಸದೇ ಇದ್ದ 50,029 ಜನರು ಪ್ರಾಣ ಕಳೆದುಕೊಂಡಿದ್ದಾರೆ. ದ್ವಿಚಕ್ರ ವಾಹನ ತಯಾರಕ ಕಂಪನಿಗಳು, ಜನರ ಪ್ರಾಣ ಉಳಿಸಲು ವಾಹನ ಖರೀದಿಸುವವರಿಗೆ ರಿಯಾಯಿತಿ ದರದಲ್ಲಿ ಹೆಲ್ಮೆಟ್ ನೀಡಲು ಮುಂದಾಗಬೇಕು ಎಂದು ಹೇಳಿದ್ದಾರೆ.

ದೇಶದ ಪ್ರತಿ ತಾಲ್ಲೂಕಿನಲ್ಲಿ ಚಾಲನಾ ತರಬೇತಿ ಶಾಲೆ (ಡ್ರೈವಿಂಗ್ ಸ್ಕೂಲ್) ಆರಂಭಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಶಾಲಾ ಬಸ್‌ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕಾದ ಅಗತ್ಯವಿದೆ. ಮೋಟಾರು ವಾಹನಗಳ (ತಿದ್ದುಪಡಿ) ಕಾಯ್ದೆಯು ಸಂಚಾರ ನಿಯಮ ಉಲ್ಲಂಘನೆ ಮೇಲೆ ಭಾರಿ ದಂಡವನ್ನು ಜಾರಿಗೊಳಿಸಿದೆ. ಆದರೆ ಕಾಯ್ದೆಯ ಪರಿಣಾಮ ಕಾರಿ ಅನುಷ್ಠಾನ ದೊಡ್ಡ ಸವಾಲಾಗಿದೆ ಎಂದು ಹೇಳಿದ್ದಾರೆ.

ಸಿಐಐ ಇನ್ನೋವರೇಜ್–2024 ಶೃಂಗಸಭೆಯಲ್ಲಿ ಸಚಿವ, ಉದ್ಯಮಿಗಳ ಕರೆ

‘ಸಂಶೋಧನೆ–ಅಭಿವೃದ್ಧಿಗೆ ಒತ್ತು ನೀಡಿ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಸಂಶೋಧನೆ ಮತ್ತು ಅಭಿವೃದ್ಧಿಗೆ (ಆರ್ ಆ್ಯಂಡ್ ಡಿ) ಪ್ರಬಲ ಒತ್ತು ನೀಡುತ್ತಿರುವುದೇ ಕರ್ನಾಟಕವನ್ನು ₹1 ಲಕ್ಷ ಕೋಟಿಯ ಆರ್ಥಿಕತೆಯನ್ನಾಗಿಸುವ ಗುರಿಯ ಚಾಲಕ ಶಕ್ತಿಯಾಗಿದೆ’ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸಿಐಐ ನಗರದಲ್ಲಿ ಆಯೋಜಿಸಿರುವ ಮೂರು ದಿನಗಳ ‘ಇನ್ನೋವರೇಜ್ 2024’ ನಾವೀನ್ಯತಾ ಶೃಂಗಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಆರ್ ಆ್ಯಂಡ್ ಡಿಗೆ ಒತ್ತು ನೀಡುವಲ್ಲಿ ನಾವೀನ್ಯತೆ ಮತ್ತು ಎಲ್ಲರನ್ನೂ ಒಳಗೊಳ್ಳುವಂತಹ ನೀತಿಗಳನ್ನು ಕರ್ನಾಟಕ ರೂಪಿಸುತ್ತಿದೆ. ಬೆಂಗಳೂರಿನ ಆಚೆಗೂ ಹಲವು ಜಿಲ್ಲೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಿ, ಸಂಶೋಧನೆಗೆ ಅವಕಾಶ ಮಾಡಿಕೊಡಲಾಗಿದೆ’ ಎಂದರು.

ಉದ್ಯಮಿ ಕ್ರಿಸ್ ಗೋಪಾಲಕೃಷ್ಣನ್ ಮಾತನಾಡಿ, ‘ಭಾರತವನ್ನು ಉತ್ಪನ್ನ ಆಧಾರಿತ ಆರ್ಥಿಕತೆಯನ್ನಾಗಿ ಪರಿವರ್ತಿಸುವ ಅವಶ್ಯ ಇದೆ. ಇದಕ್ಕಾಗಿ ಉದ್ಯಮಗಳು ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯದಲ್ಲಿ ಹೆಚ್ಚು ಹೂಡಿಕೆ ಮಾಡಬೇಕು’ ಎಂದರು.

ಬುಧವಾರ ಆರಂಭವಾಗಿರುವ ಶೃಂಗಸಭೆಯು ಶುಕ್ರವಾರದವರೆಗೂ ನಡೆಯಲಿದೆ. ಪ್ರತಿದಿನ ಹಲವು ಸಂವಾದಗಳನ್ನು ಆಯೋಜಿಸಲಾಗಿದೆ.

ಸಿಐಐ ಇನ್ನೋವರೇಜ್–2024 ಶೃಂಗಸಭೆಯಲ್ಲಿ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದರು. ಶೃಂಗಸಭೆಯ ಸಂಚಾಲಕ ಮತ್ತು ಆಕ್ಸಿಲರ್ ವೆಂಚರ್ಸ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ವೋಲ್ವೊ ಗ್ರೂಪ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ, ಕಿರ್ಲೋಸ್ಕರ್ ಸಿಸ್ಟಮ್ಸ್ ಪ್ರೈ. ಲಿಮಿಟೆಡ್‌ನ ಮುಖ್ಯಸ್ಥೆ ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಗೀತಾಂಜಲಿ ಕಿರ್ಲೋಸ್ಕರ್, 3ಎಂ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ರಮೇಶ್ ರಾಮದುರೈ ಇದ್ದರು —ಪ್ರಜಾವಾಣಿ ಚಿತ್ರ

ಭಾರತವನ್ನು ತಾಂತ್ರಿಕ ಮತ್ತು ಆರ್ಥಿಕ ಸೂಪರ್ ಪವರ್ ಆಗಿ ರೂಪಿಸುವಲ್ಲಿ ನಮ್ಮ ನಡೆಗಳು ಸುಸ್ಥಿರ ಮತ್ತು ಎಲ್ಲರನ್ನೂ ಒಳಗೊಳ್ಳುವಂತಿರಬೇಕು

ಗೀತಾಂಜಲಿ ಕಿರ್ಲೋಸ್ಕರ್ ಮುಖ್ಯಸ್ಥೆ, ಕಿರ್ಲೋಸ್ಕರ್ ಸಿಸ್ಟಮ್ಸ್ ಪ್ರೈ.ಲಿ.

ಭಾರತವನ್ನು ಜಾಗತಿಕ ನಾವೀನ್ಯತಾ ಕೇಂದ್ರವನ್ನಾಗಿಸುವಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ರಾಜ್ಯದ ಕೊಡುಗೆಯು ದೇಶದ ಎಲ್ಲರ ನೆರವಿಗೂ ಬರಲಿದೆ

ಎನ್.ವೇಣು, ಅಧ್ಯಕ್ಷ, ಸಿಐಐ ಕರ್ನಾಟಕ ಮಂಡಳಿ

ಶೃಂಗಸಭೆಯ ಭಾಗವಾಗಿ ವಸ್ತು ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ನಿರ್ಮಾಣ ತಂತ್ರಜ್ಞಾನ, ವಿದ್ಯುತ್ ಚಾಲಿತ ವಾಹನಗಳ ತಂತ್ರಜ್ಞಾನ, ಬಹುಪಯೋಗಿ ಡ್ರೋನ್‌ಗಳು, ಸೌರದೀಪ ತಂತ್ರಜ್ಞಾನಕ್ಕೆ ಸಂಬಂಧಿಸಿದ ಪರಿಕರಗಳನ್ನು ಹಲವು ಕಂಪನಿಗಳು ಪ್ರದರ್ಶನದಲ್ಲಿ ಇರಿಸಿವೆ.

‘ನಗರದ ಬಗ್ಗೆ ಒಳ್ಳೆಯ ಮಾತನಾಡಿ’

‘ಬೆಂಗಳೂರು ನಮಗೆ ಏನೇನೆಲ್ಲಾ ನೀಡಿದೆ. ಹೊಸ ತಲೆಮಾರಿನ ವಿದ್ಯಾವಂತ ಯುವಕರು ಕೇವಲ ‘ಟ್ರಾಫಿಕ್, ಟ್ರಾಫಿಕ್’ ಎಂದು ದೂರುವುದನ್ನು ಬಿಡಬೇಕು. ನಗರದ ಬಗ್ಗೆ ಒಳ್ಳೆಯ ಮಾತುಗಳನ್ನೂ ಆಡಬೇಕು’ ಎಂದು ರಾಯಲ್ ಆರ್ಕಿಡ್ಸ್ ಮತ್ತು ರೆಜೆಂಟಾ ಹೋಟೆಲ್ಸ್‌ನ ಮುಖ್ಯಸ್ಥ ಚಂದರ್ ಬಾಲ್ಜೀ ಸಲಹೆ ನೀಡಿದರು.

ಪ್ರವಾಸೋದ್ಯಮ ಮತ್ತು ಆತಿಥ್ಯದ ಒಳಹೊರಗು ಕುರಿತಾದ ಸಂವಾದ ಕಾರ್ಯಕ್ರಮದಲ್ಲಿ ಸಭಿಕರೊಬ್ಬರು, ‘ನಾವಿಲ್ಲಿ ಆತಿಥ್ಯದ ಬಗ್ಗೆ ಮಾತನಾಡುತ್ತೇವೆ. ಮನೆಯಿಂದ ಕೆಲವೇ ನೂರು ಮೀಟರ್ ದೂರದಲ್ಲಿರುವ ಹೋಟೆಲ್‌ನಿಂದ ಊಟ ತರಿಸಿಕೊಳ್ಳಲು 45 ನಿಮಿಷವಾಗುತ್ತದೆ. ಸಂಚಾರದ ವ್ಯವಸ್ಥೆಯನ್ನು ಸುಧಾರಿಸದೆ ಬೇರೇನನ್ನೂ ಸುಧಾರಿಸಲಾಗದು. ಇದಕ್ಕೇನು ಮಾಡುವುದು’ ಎಂದು ಪ್ರಶ್ನಿಸಿದ್ದರು. ಅದಕ್ಕೆ ಚಂದರ್ ಹೀಗೆ ಉತ್ತರಿಸಿದರು.

‘ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲರೂ ಕೈಜೋಡಿಸಬೇಕು. ನಾವಿರುವ ಸ್ಥಳವನ್ನು ನಾವೇ ಉತ್ತಮ ಪಡಿಸಿಕೊಳ್ಳಬೇಕು. ಎಲ್ಲವನ್ನೂ ದೂರುತ್ತಾ ಕೂತರೆ ಏನೂ ಸರಿಯಾಗುವುದಿಲ್ಲ. ನಮ್ಮ ನಗರದ ಬಗ್ಗೆ ಒಳ್ಳೆಯ ಮಾತನಾಡಬೇಕು. ಆಗ ಅದರ ಬಗ್ಗೆ ಪ್ರೀತಿ ಬೆಳೆಯುತ್ತದೆ. ಸಮಸ್ಯೆಯನ್ನು ನಿವಾರಿಸಲೂ ಸಾಧ್ಯವಾಗುತ್ತದೆ’ ಎಂದು ಚಂದರ್ ಹೇಳಿದರು.

ನವೋದ್ಯಮಗಳ ನೆರವಿಗೆ ಕಾರ್ಯಕ್ರಮ

ಸುಸ್ಥಿರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡ (ಕ್ಲೀನ್‌ಟೆಕ್) ನವೋದ್ಯಮಗಳಿಗೆ ನೆರವು ನೀಡುವ ಕರ್ನಾಟಕ ಕ್ಲೀನ್‌ಟೆಕ್ ನವೋದ್ಯಮ ಕಾರ್ಯಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಚಾಲನೆ ನೀಡಿದರು.

ಸಿಐಐ ಮತ್ತು ಜಿಇಸಿ ಜಂಟಿ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ನವೀಕರಿಸಬಹುದಾದ ಇಂಧನ, ಸೌರವಿದ್ಯುತ್, ನೀರಿನ ಸಂರಕ್ಷಣೆ ಮತ್ತು ಕಸ ವೈಜ್ಞಾನಿಕ ವಿಲೇವಾರಿ ವಲಯಗಳಿಗಾಗಿ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿರುವ ನವೋದ್ಯಮಗಳು ಇದರ ಪ್ರಯೋಜನ ಪಡೆಯಬಹುದು.

ಅಂತಹ ಉತ್ಪನ್ನಗಳ ಪ್ರಚಾರ ಮತ್ತು ಮಾರಾಟಕ್ಕೆ ಸಿಐಐ ಮತ್ತು ಜಿಇಸಿ ನೆರವಾಗಲಿವೆ. ಸೆಪ್ಟೆಂಬರ್ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿಗಳನ್ನು, https://forms.mycii.in/form/f728ad1b-f919-4dcd-9d2a-8b1c73e55658 ಲಿಂಕ್‌ನ ಮೂಲಕ ಸಲ್ಲಿಸಬಹುದಾಗಿದೆ.

ಅಡಿಕೆ ಧಾರಣೆ (₹ಗಳಲ್ಲಿ)

ಬಂಟ್ವಾಳ	
ಕೋಕ	18000-28500
ಹೊಸತು	28500-40500
ಹಳತು	40500-47500
ಕಾರ್ಕಳ	
ಹೊಸತು	25000-40500
ಹಳತು	30000-47500
ಕುಮಟ	
ಚಿಪ್ಪು	22569-26599
ಕೋಕ	6099-19999
ಫ್ಯಾಕ್ಟರಿ	7019-16911
ಹಳೆಚಾಲಿ	37099-39199
ಹೊಸಚಾಲಿ	31999-35199
ಶಿವಮೊಗ್ಗ	
ಬೆಟ್ಟೆ	36499-55569
ಗೊರಬಲು	18009-32309
ಹೊಸತು	42096-42096
ರಾಶಿ	31138-48609
ಸರಕು	60113-88716
ಸಿದ್ದಾಪುರ	
ಬಿಳಿಗೋಟು	24109-28400
ಚಾಲಿ	30109-34800
ಕೋಕ	22109-26900
ರಾಶಿ	41199-45139
ತಟ್ಟಿಬೆಟ್ಟೆ	24689-24899
ಶಿರಸಿ	
ಬೆಟ್ಟೆ	26419-37919
ಬಿಳಿಗೋಟು	20199-29511
ಚಾಲಿ	31109-36408
ಕೆಂಪುಗೋಟು	16000-17200
ರಾಶಿ	38709-45279

ಬೇಡಿಕೆ ಹೆಚ್ಚಳದಿಂದ ಸೂಚ್ಯಂಕ ಏರಿಕೆ: ಎಸ್ ಆ್ಯಂಡ್ ಪಿ ಗ್ಲೋಬಲ್

ಸೇವಾ ಚಟುವಟಿಕೆ: 5 ತಿಂಗಳ ಗರಿಷ್ಠ

ನವದೆಹಲಿ (ಪಿಟಿಐ): ಬೇಡಿಕೆಗಳ ಹೆಚ್ಚಳದಿಂದ ದೇಶದ ಸೇವಾ ವಲಯದ ಚಟುವಟಿಕೆಯ ಬೆಳವಣಿಗೆ ಆಗಸ್ಟ್ ತಿಂಗಳಲ್ಲಿ 5 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ ಎಂದು ಬುಧವಾರ ಬಿಡುಗಡೆಯಾಗಿರುವ ಎಸ್ ಆ್ಯಂಡ್ ಪಿ ಗ್ಲೋಬಲ್ ಇಂಡಿಯಾ ಸಂಸ್ಥೆಯ ವರದಿ ತಿಳಿಸಿದೆ.

ಸೇವಾ ವಲಯದ ಚಟುವಟಿಕೆಗಳನ್ನು ಸೂಚಿಸುವ ಎಚ್‌ಎಸ್‌ಬಿಸಿ ಇಂಡಿಯಾ ಸರ್ವಿಸಸ್ ಬ್ಯುಸಿನೆಸ್ ಸೂಚ್ಯಂಕವು, ಜುಲೈ ತಿಂಗಳಲ್ಲಿ 60.3 ದಾಖಲಾಗಿತ್ತು. ಆಗಸ್ಟ್‌ನಲ್ಲಿ 60.9ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಪರ್ಚೇಸಿಂಗ್ ಮ್ಯಾನೇಜರ್ಸ್ ಸೂಚ್ಯಂಕವು (ಪಿಎಂಐ) 50ರ ಮೇಲಿದ್ದರೆ ಬೆಳವಣಿಗೆಯು ಸಶಕ್ತವಾಗಿದೆ ಎಂದು ಅರ್ಥೈಸಲಾಗುತ್ತದೆ. 50ಕ್ಕಿಂತ ಕಡಿಮೆ ಇದ್ದರೆ ಬೆಳವಣಿಗೆಯು ಕುಂಠಿತವಾಗಿದೆ ಎಂದರ್ಥ.

‘ಸೇವಾ ವಲಯದಲ್ಲಿ ವ್ಯಾಪಾರ ಚಟುವಟಿಕೆಯು ವೇಗವಾಗಿದ್ದರಿಂದ ಸೂಚ್ಯಂಕವು ಆಗಸ್ಟ್‌ನಲ್ಲಿ ದೃಢವಾದ ಬೆಳವಣಿಗೆ ದಾಖಲಿಸಿದೆ. ಮಾರ್ಚ್ ಬಳಿಕದ ಅತಿ ವೇಗದ ಬೆಳವಣಿಗೆ ಇದಾಗಿದೆ. ದೇಶೀಯ ಬೇಡಿಕೆಗಳು ಸೇರಿದಂತೆ ಹೊಸ ಬೇಡಿಕೆಗಳ ಏರಿಕೆಯಿಂದ ಸೂಚ್ಯಂಕವು ಪ್ರಗತಿ ಕಂಡಿದೆ’ ಎಂದು ಎಚ್‌ಎಸ್‌ಬಿಸಿಯ ಭಾರತದ ಮುಖ್ಯ ಅರ್ಥಶಾಸ್ತ್ರಜ್ಞ ಪ್ರಂಜುಲ್ ಭಂಡಾರಿ ಹೇಳಿದ್ದಾರೆ.

ತಯಾರಿಕಾ ಮತ್ತು ಸೇವಾ ವಲಯದಲ್ಲಿನ ತಯಾರಿಕಾ ವೆಚ್ಚದ ಏರಿಕೆಯು ಆರು ತಿಂಗಳಲ್ಲಿ ಬಹಳ ನಿಧಾನವಾಗಿಯೇ ಇದೆ. ಇದರ ಪರಿಣಾಮ ಉತ್ಪಾದನೆ ವೆಚ್ಚದ ಹಣದುಬ್ಬರ ಇಳಿಕೆಯಾಗಿದೆ. ಸೇವಾ ವಲಯವೂ ಇದೇ ಪ್ರವೃತ್ತಿ ತೋರಿದೆ. ಒಟ್ಟಾರೆ ಹಣದುಬ್ಬರ ದರದ ಏರಿಕೆಯು ಜುಲೈಗಿಂತಲೂ ನಿಧಾನಗೊಂಡಿದೆ. ಜುಲೈಗೆ ಹೋಲಿಸಿದರೆ ಆಗಸ್ಟ್‌ನಲ್ಲಿ ನೇಮಕಾತಿ ಕಡಿಮೆಯಾಗಿದೆ. ಆದರೂ, ಉದ್ಯೋಗ ದರವು ಸದೃಢವಾಗಿದೆ ಎಂದು ತಿಳಿಸಿದ್ದಾರೆ.

ಉತ್ಪಾದನಾ ವೆಚ್ಚ ಸ್ಥಿರ: ಎಚ್‌ಎಸ್‌ಬಿಸಿ ಇಂಡಿಯಾ ಕಾಂಪೊಸಿಟ್ ಉತ್ಪಾದನಾ ಸೂಚ್ಯಂಕವು ಆಗಸ್ಟ್‌ನಲ್ಲಿ 60.7ರಷ್ಟಿದೆ. ಜುಲೈನಲ್ಲೂ ಇದೇ ಸೂಚ್ಯಂಕವಿತ್ತು.

ಸೇವಾ ಪೂರೈಕೆದಾರರು ಮಾರ್ಚ್‌ನಿಂದ ವ್ಯಾಪಾರ ಚಟುವಟಿಕೆಯಲ್ಲಿ ದೃಢವಾದ ಹೆಚ್ಚಳ ಕಂಡಿದ್ದಾರೆ. ಆದರೆ ಸರಕುಗಳ ತಯಾರಕರು ಉತ್ಪಾದನೆಯಲ್ಲಿ ಇಳಿಕೆ ಕಂಡಿದ್ದಾರೆ. ಇದರಿಂದ ಸೂಚ್ಯಂಕಗಳು ಯಥಾಸ್ಥಿತಿಯಲ್ಲಿವೆ.

ಆಗಸ್ಟ್ ಸಮೀಕ್ಷೆಯ ಮಾಹಿತಿಯು ಭಾರತೀಯ ಸರಕುಗಳು ಮತ್ತು ಸೇವೆಗಳಿಗೆ ವಿಧಿಸಲಾದ ದರವು ಜುಲೈಗಿಂತ ಕಡಿಮೆ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿದೆ.

ಸೇವಾ ವಲಯದ 400 ಕಂಪನಿಗಳಿಂದ ಅಭಿಪ್ರಾಯ ಸಂಗ್ರಹಿಸಿ ಈ ವರದಿ ಸಿದ್ಧಪಡಿಸಲಾಗಿದೆ.

ಸೇವಾ ವಲಯದ ಸೂಚ್ಯಂಕ



ಉಕ್ಕು ಆಮದು ಸುಂಕ ಹೆಚ್ಚಳಕ್ಕೆ ಚಿಂತನೆ: ಎಚ್‌ಡಿಕೆ

ಪ್ರಜಾವಾಣಿ ವಾರ್ತೆ

ನವದೆಹಲಿ: ಉಕ್ಕಿನ ಆಮದು ಸುಂಕವನ್ನು ಶೇ 7.5ರಿಂದ ಶೇ 12ಕ್ಕೆ ಏರಿಸಲು ಹಣಕಾಸು ಸಚಿವರಿಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತೇನೆ ಎಂದು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.

ಭಾರತೀಯ ಉಕ್ಕು ಸಂಘಟನೆಯು ಬುಧವಾರ ಇಲ್ಲಿ ಆಯೋಜಿಸಿದ್ದ ಐದನೇ ಉಕ್ಕು ಸಮ್ಮೇಳನದಲ್ಲಿ ಅವರು ಮಾತನಾಡಿದರು.

‘ಕಳೆದ ಎರಡು ತಿಂಗಳಲ್ಲಿ ಹಲವು ಉಕ್ಕು ಉದ್ಯಮಿಗಳನ್ನು ತಮ್ಮನ್ನು ಭೇಟಿ ಮಾಡಿ ಈ ಉದ್ಯಮ ಕ್ಷೇತ್ರದಲ್ಲಿ ತಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಚೀನಾದಿಂದ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಹೀಗಾಗಿ, ಚೀನಾದ ಉಕ್ಕಿನ ಆಮದಿನ ಮೇಲೆ ಹೆಚ್ಚಿನ ಸುಂಕ ವಿಧಿಸುವುದು ಅನಿವಾರ್ಯ’ ಎಂದರು.

ಜಾಗತಿಕ ಬೇಡಿಕೆ ಕುಸಿತದಂತಹ ಸವಾಲುಗಳ ವಿರುದ್ಧ ಜಾಗರೂಕರಾಗಿರಬೇಕಾದ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು. ನಮ್ಮ ದೇಶವು ವಿಶ್ವದ ಎರಡನೇ ಅತಿ ದೊಡ್ಡ ಉಕ್ಕು ಉತ್ಪಾದಕ ಹಾಗೂ ಗ್ರಾಹಕ ದೇಶವಾಗಿದೆ. ಭಾರತದ ಉಕ್ಕಿನ ಉದ್ಯಮವು ಹೊಸ ಎತ್ತರಕ್ಕೆ ಏರಲು ಸಿದ್ಧವಾಗಿದೆ ಎಂದರು.

ಕಳೆದ ಮೂರು ವರ್ಷಗಳಲ್ಲಿ ಬೇಡಿಕೆಯು ಎರಡಂಕಿಯ ದರದಲ್ಲಿ ಬೆಳೆಯುತ್ತಿದೆ ಮತ್ತು ಈ ಪ್ರವೃತ್ತಿಯು ಮುಂದುವರಿಯುವ ನಿರೀಕ್ಷೆಯಿದೆ ಎಂದರು.

‘ಭೂಮೀಟ್’ ಸಾಫ್ಟ್‌ವೇರ್ ಅನಾವರಣ

ನವದೆಹಲಿ (ಪಿಟಿಐ): ಸಾಫ್ಟ್‌ವೇರ್ ಸಂಸ್ಥೆ ಪಿಡಿಆರ್‌ಎಲ್, ಡ್ರೋನ್ ಸೇವಾ ಪೂರೈಕೆದಾರರು ಮತ್ತು ರೈತರ ನಡುವೆ ಇರುವ ಅಂತರವನ್ನು ಕಡಿಮೆ ಮಾಡಲು ‘ಭೂಮೀಟ್’ ಎನ್ನುವ ಸಾಫ್ಟ್‌ವೇರ್ ಅನ್ನು ಬುಧವಾರ ಅನಾವರಣಗೊಳಿಸಿದೆ.

ಡ್ರೋನ್ ಸೇವೆಯನ್ನು ಒದಗಿಸುವವರನ್ನು ‘ಭೂಮೀಟ್’ ಬಳಸಿ, ಗುರುತಿಸಿ, ಡ್ರೋನ್‌ಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. ಸೇವೆ ಒದಗಿಸುವ ಸಂಸ್ಥೆಯ ಹಿನ್ನೆಲೆ ತಿಳಿದುಕೊಳ್ಳುವುದಕ್ಕೂ ಅವಕಾಶ ಇದೆ.

‘ರೈತರು ಮತ್ತು ವಿಶ್ವಾಸಾರ್ಹ ಸೇವಾ ಪೂರೈಕೆದಾರರ ನಡುವಿನ ಅಂತರವನ್ನು ಕಡಿಮೆ ಮಾಡುವ ಮೂಲಕ, ಕಾರ್ಯಾಚರಣೆಯ ದಕ್ಷತೆಯನ್ನು ‘ಭೂಮೀಟ್’ ಹೆಚ್ಚಿಸುತ್ತದೆ. ಜೊತೆಗೆ ಡ್ರೋನ್ ತಂತ್ರಜ್ಞಾನದ ಸಹಾಯದೊಂದಿಗೆ ಕೃಷಿಕ ಸಮುದಾಯವನ್ನು ಸಶಕ್ತಗೊಳಿಸಲಿದೆ’ ಎಂದು ಪಿಡಿಆರ್‌ಎಲ್ ಸಂಸ್ಥಾಪಕ ಮತ್ತು ಸಿಇಒ ಅನಿಲ್ ಚಾಂಡಲಿಯಾ ಹೇಳಿದ್ದಾರೆ.

‘ಭೂಮೀಟ್’, ರೈತರೊಂದಿಗೆ ಡ್ರೋನ್ ಸೇವೆಯನ್ನು ಸಂಪರ್ಕಿಸುವ ಭಾರತದ ಮೊದಲ ಸಾಸ್ ವೇದಿಕೆ (ಸಾಫ್ಟ್‌ವೇರ್ ಆಧಾರಿತ ಸೇವೆ) ಆಗಿದೆ. ದೇಶದಾದ್ಯಂತ ಕೃಷಿಯನ್ನು ಆಧುನೀಕರಣಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದ್ದಾರೆ.

‘ಪ್ರಾಯೋಗಿಕ ಯೋಜನೆಯ ಭಾಗವಾಗಿ ದಕ್ಷಿಣ ಭಾರತ ಮತ್ತು ಗುಜರಾತ್‌ನ ಆಯ್ದ ಪ್ರದೇಶದಲ್ಲಿ ಆರಂಭಿಸಲಾಗಿದೆ. 2024ರ ಅಂತ್ಯದ ವೇಳೆಗೆ ದೇಶದೆಲ್ಲೆಡೆ ಇದನ್ನು ವಿಸ್ತರಿಸಲಾಗುವುದು’ ಎಂದು ಪಿಡಿಆರ್‌ಎಲ್ ಸಂಸ್ಥಾಪಕ ಮತ್ತು ಸಿಟಿಒ ವಿಶಾಲ್ ಧರಂಕರ್ ಹೇಳಿದ್ದಾರೆ. ‘ಭೂಮೀಟ್’ ಪ್ರಸ್ತುತ 6 ಭಾಷೆಯಲ್ಲಿ ಲಭ್ಯವಿದ್ದು, ನೂರಕ್ಕೂ ಹೆಚ್ಚು ಸೇವಾ ಪೂರೈಕೆದಾರರು ಇದರಲ್ಲಿ ನೋಂದಣಿಯಾಗಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದಾರೆ.

ಅಮೆರಿಕದ ಟೆಕ್ಸಾಸ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತ

ನಾಲ್ವರು ಭಾರತೀಯರ ಸಜೀವ ದಹನ

ಪ್ರಜಾವಾಣಿ ವಾರ್ತೆ/ ಪಿಟಿಐ

ಹೈದರಾಬಾದ್/ಹ್ಯೂಸ್ಟನ್ (ಪಿಟಿಐ): ಅಮೆರಿಕದ ಟೆಕ್ಸಾಸ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವತಿ ಸೇರಿ ನಾಲ್ವರು ಭಾರತೀಯರು ಸಜೀವ ದಹನಗೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಮೃತರನ್ನು ಹೈದರಾಬಾದ್‌ನ ಆರ್ಯನ್ ರಘುನಾಥ್ ಒರಂಪಟ್ಟಿ, ಅವರ ಸ್ನೇಹಿತ ಫಾರೂಕ್ ಶೇಖ್, ತೆಲುಗು ವಿದ್ಯಾರ್ಥಿ ಲೋಕೇಶ್ ಪಾಲಚಾರ್ಲಾ, ತಮಿಳುನಾಡಿನ ದರ್ಶಿನಿ ವಾಸುದೇವ್ ಎಂದು ಗುರುತಿಸಲಾಗಿದೆ.

ಶುಕ್ರವಾರ ಮಧ್ಯಾಹ್ನ ದಲ್ಲಾಸ್ ಸಮೀಪ ಐದು ವಾಹನಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ. ಟ್ರಾಫಿಕ್‌ನಲ್ಲಿ ವಾಹನಗಳು ನಿಂತಿದ್ದ ವೇಳೆ ವೇಗವಾಗಿ ಬಂದ ಟ್ರಕ್ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡು, ಅದರಲ್ಲಿದ್ದ ನಾಲ್ವರು ಸಜೀವ ದಹನಗೊಂಡಿದ್ದಾರೆ. ಮೃತದೇಹಗಳು ಸುಟ್ಟು ಕರಕಲಾದ ಕಾರಣ ಗುರುತುಪತ್ತೆ ಕಷ್ಟವಾಗಿತ್ತು. ನಂತರ ಡಿಎನ್‌ಎ ಆಧರಿಸಿ ಪತ್ತೆಮಾಡಲಾಯಿತು ಎಂದು ಕೊಲಿನ್ ಕೌಂಟಿ ಶೆರಿಫ್ ಅವರ ಕಚೇರಿ ಮಾಹಿತಿ ನೀಡಿದೆ.

ನಾಲ್ವರು ಕಾರ್‌ಪೂಲಿಂಗ್ ಆ್ಯಪ್ ಮೂಲಕ ಕಾರನ್ನು ಬುಕ್ ಮಾಡಿಕೊಂಡು ಪ್ರಯಾಣಿಸುತ್ತಿದ್ದರು. ಅಪಘಾತ ಸಂದರ್ಭದಲ್ಲಿ ಆರ್ಯನ್ ರಘುನಾಥ್ ಮತ್ತು ಸ್ನೇಹಿತ ಫಾರೂಕ್ ಶೇಖ್ ಅವರು ದಲ್ಲಾಸ್‌ನಲ್ಲಿರುವ ಸಂಬಂಧಿ ಮನೆಗೆ ಭೇಟಿ ನೀಡಿ ಬೆಂಟನ್‌ವಿಲ್‌ಗೆ ವಾಪಸಾಗುತ್ತಿದ್ದರು. ಲೋಕೇಶ್ ಅವರು ಪತ್ನಿ ಭೇಟಿ ಮಾಡಲು ಬೆಂಟನ್‌ವಿಲ್‌ಗೆ ತೆರಳುತ್ತಿದ್ದರು. ದರ್ಶಿನಿ ಅವರು ಚಿಕ್ಕಪ್ಪನನ್ನು ಭೇಟಿಯಾಗಲು ತೆರಳುತ್ತಿದ್ದರು.

ಆರ್ಯನ್ ಅವರ ಕುಟುಂಬವು ಸದ್ಯ ಹೈದರಾಬಾದ್‌ನಲ್ಲಿ ವಾಸವಿದೆ. ಆರ್ಯನ್ ಅವರು ಅಮೃತ ವಿಶ್ವ ವಿದ್ಯಾಪೀಠದಲ್ಲಿ ಬಿ.ಟೆಕ್ ವ್ಯಾಸಂಗ ಮಾಡಿದ್ದು, ಟೆಕ್ಸಾಸ್ ವಿಶ್ವವಿದ್ಯಾಲಯದಿಂದ ಇತ್ತೀಚೆಗೆ ಪದವಿ ಪಡೆದಿದ್ದರು. ಭಾರತಕ್ಕೆ ಮರಳುವ ಮುನ್ನ ಎರಡು ವರ್ಷ ಅಮೆರಿಕದಲ್ಲಿ ಕೆಲಸ ಮಾಡಲು ಬಯಸಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ.

ಫಾರೂಕ್ ಸಹ ಹೈದರಾಬಾದ್‌ನವರು. ‘ಫಾರೂಕ್ ಎಂ.ಎಸ್ ಓದುವ ಸಲುವಾಗಿ ಕಳೆದ ಮೂರು ವರ್ಷದಿಂದ ಅಮೆರಿಕದಲ್ಲಿ ಇದ್ದರು’ ಎಂದು ತಂದೆ ಮಸ್ತಾನ್ ವಾಲಿ ತಿಳಿಸಿದ್ದಾರೆ.

ಹೈದರಾಬಾದ್ ಮೂಲದ ಲೋಕೇಶ್ ಅವರು ಕಳೆದ ಎರಡೂವರೆ ವರ್ಷಗಳಿಂದ ಬ್ಯಾಂಕ್ ಆಫ್ ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ 8 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದರು ಎಂದು ಗೊತ್ತಾಗಿದೆ.

ದರ್ಶಿನಿ ಮೂರು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದರು. ಎಂ.ಎಸ್ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದರು.

ಉಕ್ರೇನ್ ವಿದೇಶಾಂಗ ಸಚಿವ ಕುಲೆಬಾ ರಾಜೀನಾಮೆ

ಕೀವ್(ಎಪಿ): ಸರ್ಕಾರ ಪುನರ್‌ರಚನೆಗೂ ಮುಂಚಿತವಾಗಿ ಮಂಗಳವಾರ ತಡರಾತ್ರಿ ನಾಲ್ವರು ಸಂಪುಟ ಸಚಿವರು ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರಿ ಕುಲೆಬಾ ಕೂಡ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಐರೋಪ್ಯ ವ್ಯವಹಾರಗಳ ಉಪ ಪ್ರಧಾನಿ ಓಲ್ಗಾ ಸ್ಟೆಫಾನಿಶಿನಾ, ರಕ್ಷಣಾ ಕೈಗಾರಿಕೆಗಳ ಸಚಿವ ಒಲೆಕ್ಸಾಂಡರ್ ಕಮಿಶಿನ್, ನ್ಯಾಯ ಸಚಿವ ಡೆನಿಸ್ ಮಾಲಿಯುಸ್ಕಾ ಮತ್ತು ಪರಿಸರ ಸಚಿವ ರುಸ್ಲಾನ್ ಸ್ಟ್ರೈಲೆಟ್ಸ್ ರಾಜಿನಾಮೆ ಸಲ್ಲಿಸಿದ ಸಂಪುಟ ಸಚಿವರು ಎಂದು ಸ್ಪೀಕರ್ ಕಚೇರಿ ತಿಳಿಸಿದೆ. ರಾಜೀನಾಮೆಯ ಪ್ರಸ್ತಾಪಗಳಿಗೆ ಸರ್ಕಾರದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

ಪ್ರಜಾವಾಣಿ
ಶ್ರದ್ಧಾಂಜಲಿ & ಸವಿನೆನಪು ಜಾಹೀರಾತುಗಳು
Log on to : https://homages.deccanherald.com
or
Scan QR code to access booking form

50ನೇ ವರ್ಷದ ಪುಣ್ಯಸ್ಮರಣೆ

ದಿ|| ಶ್ರೀಮತಿ ಮುನಿಯಮ್ಮ
ಮರಣ: 05/09/1974
(ದಿ|| ಬಿ.ಎಂ. ಶಾಮಣ್ಣಗೌಡರ ಧರ್ಮಪತ್ನಿ, ಮಂಡಿ ಮರ್ಚೆಂಟ್)
ನಿಮ್ಮನ್ನು ಸದಾ ಸ್ಮರಿಸುವ ಕುಟುಂಬಸ್ಥರು ಮತ್ತು ಬಂಧು-ಮಿತ್ರರು
ಮಂಡೂರು ಗ್ರಾಮ, ಬೆಂಗಳೂರು

ಪ್ರಜಾವಾಣಿ
ಶ್ರದ್ಧಾಂಜಲಿ & ಸವಿನೆನಪು ಜಾಹೀರಾತುಗಳು
ಸ್ವರ್ಗಸ್ಥರಾದ ನಿಮ್ಮ ಪ್ರೀತಿಪಾತ್ರರ ಸವಿನೆನಪು
ಡೆಕ್ಕನ್ ಹೆರಾಲ್ಡ್ ಮತ್ತು ಪ್ರಜಾವಾಣಿ ಪತ್ರಿಕೆಗಳಲ್ಲಿ
ನಿಧನ/ಶ್ರದ್ಧಾಂಜಲಿ ಅಥವಾ ಸವಿನೆನಪು ಜಾಹೀರಾತು ಪ್ರಕಟಿಸಿರಿ
ನಿಮ್ಮ ಪ್ರೀತಿಪಾತ್ರರ ಅಗಲಿಕೆಯನ್ನು ಶ್ರದ್ಧಾಂಜಲಿ ಜಾಹೀರಾತು ಮೂಲಕ ಪ್ರಕಟಿಸಲು ಅಥವಾ ನಿಮ್ಮ ಪ್ರೀತಿಪಾತ್ರರ ಸವಿನೆನಪಿಗೆ ಸಂತಾಪ ಸೂಚನೆ ಪ್ರಕಟಿಸಲು ಬಯಸುವಿರಾದರೆ, ನಮ್ಮ ಡೆಕ್ಕನ್ ಹೆರಾಲ್ಡ್ ಮತ್ತು ಪ್ರಜಾವಾಣಿ ಪತ್ರಿಕೆಗಳಲ್ಲಿ ನಿಮ್ಮ ಜಾಹೀರಾತುಗಳನ್ನು ಪ್ರಕಟಿಸಲು ಅಗತ್ಯವಿರುವ ಎಲ್ಲ ಮಾರ್ಗದರ್ಶನ ನೀಡುತ್ತೇವೆ.
ನಿಮ್ಮ ಅನುಕೂಲಕ್ಕಾಗಿ ಸುಲಭವಾದ ನಮೂನೆಗಳು ಮತ್ತು ಪಠ್ಯ ಆಯ್ಕೆಗಳನ್ನು ಹೊಂದಿರುವ ಒಂದು ವೆಬ್‌ಸೈಟ್ ಕೂಟ ಆರಂಭಿಸಿದ್ದೇವೆ. ಆನ್‌ಲೈನ್ ಬುಕ್ಕಿಂಗ್ ಫಾರಂಗಾಗಿ ದಯವಿಟ್ಟು ನಮ್ಮ www.homepages.deccanherald.com ವೆಬ್‌ಸೈಟ್‌ಗೆ ಲಾಗಾನ್ ಮಾಡಿರಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿರಿ.
ಬುಕ್ ಮಾಡಿ
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ
Vishal: +91 9845114560 | Jerry: +91 9731810277 |
Tanveer: +91 9886213331 | Ravichandra: +91 9901641752 |
Anitha: +91 9900428036

ಪ್ರಜಾವಾಣಿ ಕ್ಲಾಸಿಫೈಡ್ಸ್
ಪ್ರತಿಯೊಬ್ಬರಿಗೂ ಉಪಯುಕ್ತ
email: dhclassifieds@deccanherald.co.in
ಜಾಹೀರಾತುಗಳಿಗಾಗಿ ಸಂಪರ್ಕಿಸಿ:
080 - 45557160 /161/ 162/ 163/ 164
9845114560 / 9731810277/ 9886213331

ಉದ್ಯೋಗಾವಕಾಶ

Marketing & Sales

ಕೆಲಸ: ಮಾರಾಟ ಅಧಿಕಾರಿ! ಬೀದಿ ವ್ಯಾಪಾರಿಗಳಿಗೆ ಸಾಲವನ್ನು ಉತ್ತೇಜಿಸಿ, ಸಂಬಂಧಗಳನ್ನು ನಿರ್ಮಿಸಿ ಮತ್ತು ಗುರಿಗಳನ್ನು ಸಾಧಿಸಿ. 'ಹೌದು' ಎಂಬ WhatsApp ಸಂದೇಶವನ್ನು ಕಳುಹಿಸುವ ಮೂಲಕ ಈಗಲೇ ಅನ್ವಯಿಸಿ +91 96063 06541.

Wanted

ತಕ್ಷಣ ಬೇಕಾಗಿದ್ದಾರೆ. ಬೆಂಗಳೂರಿನಲ್ಲಿ ಕೆಲಸಕ್ಕೆ ಮಹಿಳೆಯರು ಅಥವಾ ಪುರುಷರು ಅಡುಗೆ ಕೆಲಸಕ್ಕೆ, ಮನೆಕೆಲಸಕ್ಕೆ, ಮಗುವನ್ನು, ಬಾಣಂತಿಯರನ್ನು, ವೃದ್ಧರನ್ನು, ವಯಸ್ಸಾದವರನ್ನು, ರೋಗಿಯನ್ನು ನೋಡಿಕೊಳ್ಳಲು ಜನರು ಬೇಕಾಗಿದ್ದಾರೆ. ಅನುಭವ ಇರಬಹುದು ಅಥವಾ ಇಲ್ಲದಿರಬಹುದು. ಉಚಿತ ಊಟ ವಸತಿ ಸಂಬಳ 15,000/- ರಿಂದ 20,000/- ESI,PF ಸೌಲಭ್ಯವಿರುತ್ತದೆ. ಬೆಂಗಳೂರು-76. ಸಂಪರ್ಕಿಸಿ: 9008835841, 9900859248

EDUCATION
To Place your Classified Ads Contact:
9845114560

Part-Time Jobs

ಮನೆಯಲ್ಲಿಯೇ ಕುಳಿತು ನಾವು ಕೊಡುವ ಪುಸ್ತಕ ಬರೆಯುವ ಹಾಗೂ ಫಾರಂತುಂಬುವ ಮೂಲಕ ತಿಂಗಳಿಗೆ 15,000 20,000ವರೆಗೆ ಸಂಪಾದಿಸಿ. ಕೊರಿಯರ್ ಸೌಲಭ್ಯವಿದೆ: 9663563555 6364468422

ಮನೆಯಲ್ಲೇ ಕುಳಿತು ನಾವು ಕೊಡುವ ಪುಸ್ತಕ ಬರೆಯುವ ಹಾಗೂ ಫಾರಂತುಂಬುವ ಮೂಲಕ, ತಿಂಗಳಿಗೆ, 15,000-20,000/- ಸಂಪಾದಿಸಿ.'ಕೊರಿಯರ್' ಸೌಲಭ್ಯವಿದೆ. 8884777502, 8884777503.

ಪ್ರವಾಸ

Travel

22.9.2024, 4.10.2024 ಯಮನೋತ್ರಿ, ಗಂಗೋತ್ರಿ, ಕೇದಾರನಾಥ್, ಬದ್ರಿನಾಥ್ 3.10.2024 ಶಿರಡಿ/ ಮಹಾರಾಷ್ಟ್ರ ಜ್ಯೋತಿರ್ಲಿಂಗ ಪ್ರವಾಸ 12.10.2024 ಅಯೋದ್ಯಾ, ಕಾಶಿ, ಗಯಾ, ಪ್ರಯಾಗ್‌ರಾಜ್ ಕರ್ನಾಟಕ ಹೆರಿಟೇಜ್ ಟೂರ್ಸ್ (ಹನುಮಂತನಗರ). 9845035349, 9482435755

04.11.24 ರಿಂದ ಖಜುರಾಹೊ,ಚಿತ್ರಕೂಟ್, ಪ್ರಯಾಗರಾಜ್, ಅಯೋಧ್ಯ,ಲುಂಬಿನಿ ಮುಕ್ತಿನಾಥ್, ಮನೋಕಾಮನ ಕಟ್ಮಂಡು, ಜನಕಪುರ, ದೇವಘಡ್, ಗಯಾ ವಾರಣಾಸಿ. 8105522123, 9480253807

16.09.2024 12ದಿನಗಳು ದೆಹಲಿ,ಬದ್ರಿನಾಥ್ ಕೇದಾರನಾಥ ಗಂಗೋತ್ರಿ,ಯಮುನೋತ್ರಿ (ಕೆಲವೇ ಸೀಟುಗಳುವೆ) 42000/ `03.10.2024 6ದಿನಗಳು`ಕಾಶಿ, ಅಯೋಧ್ಯಾ`ಗಯಾ, ಅಲಹಾಬಾದ್`32,000/ ಸೆಪ್ಟೆಂಬರ್`ಅಕ್ಟೋಬರ್`ನಲ್ಲಿ ಅಂಡಮಾನ್`ಹವಳದ್ವೀಪ. ''ಶ್ರೀಸಾಯಿ`ರಾಘವೇಂದ್ರ ಟ್ರಾವೆಲ್ಸ್'' 9739847429/ 9845560219

ದಸರಾ ರಜೆಯಲ್ಲಿ ರಿಯಾಯಿತಿ ದರದಲ್ಲಿ ವಿದೇಶ ಪ್ರವಾಸ. 7/11 ದಿನಗಳ ಸಿಂಗಾಪುರ್, ಮಲೇಶಿಯಾ, ಥೈಲ್ಯಾಂಡ್. 6ದಿನಗಳ ಶ್ರೀಲಂಕಾ ಪ್ರವಾಸ. 6 ದಿನಗಳ ದುಬೈ ಅಬುದಾಬಿ ಪ್ರವಾಸ. 6 ದಿನಗಳ ಬಾಲಿ. 18 ದಿನಗಳ ಯುಕೆ ಮತ್ತು ಯುರೋಪ್. ಸಂಪರ್ಕಿಸಿ: ಅರ್ಕಿಡ್ ಟ್ರಾವೆಲ್ ಅಂಡ್ ಟೂರ್ಸ್. 9900080793, 9900080796, 080-26617178

ಗೌರಿ ಗಣೇಶ ಹಬ್ಬದ ವಿಶೇಷ ರಿಯಾಯಿತಿ 13 ದಿನಗಳ ಯುರೋಪ್ 6 ದಿನಗಳ ಬಾಲಿ. 11 ದಿನಗಳ ವಿಯೆಟ್ನಾಂ ಕಾಂಬೋಡಿಯಾ 7/11 ದಿನಗಳ ಸಿಂಗಪುರ್, ಮಲೇಶಿಯ ಥೈಲ್ಯಾಂಡ್. 6 ದಿನಗಳ ದುಬೈ ಓಮನ್ ಅಬುಧಾಬಿ ಶಾರ್ಜಾ. ಭಟ್ ಟ್ರಾವೆಲ್ಸ್ 9844037295 9844166555

ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವು. ಆದರೆ, ಅದರಲ್ಲಿ ಪ್ರತಿಪಾದಿತವಾದ ವಸ್ತು, ವಿಷಯ, ವಿಚಾರಗಳು ಜಾಹೀರಾತುದಾರರ ಅಭಿಪ್ರಾಯ ಆಗಿರುತ್ತವೆಯೇ ಹೊರತು ಪತ್ರಿಕೆಯ ಅಭಿಪ್ರಾಯವಾಗಿರುವುದಿಲ್ಲ. ಈ ಅಭಿಪ್ರಾಯಗಳಿಗೆ ಪತ್ರಿಕೆ ಯಾವುದೇ ರೀತಿಯಿಂದ ಹೊಣೆಯಲ್ಲ.
ಜಾಹೀರಾತು ವ್ಯವಸ್ಥಾಪಕರು, ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿ. ಬೆಂಗಳೂರು

TRAVEL CORNER
SRI GURURAJA Travels
ನಿಮ್ಮ ಅಭಿಮಾನಿ ಪ್ರವಾಸಿ ಸಂಸ್ಥೆಯಿಂದ
12-09-2024 ರಿಂದ 5 ದಿನಗಳ ಕಾಶಿ । ಅಯೋಧ್ಯ । ಗಯಾ
14-09-2024 ರಿಂದ 4 ದಿನಗಳ ಶಿರಡಿ । ಪಂಡರಾಪುರ । ಕೊಲ್ಲಾಪುರ
14-09-2024 ರಿಂದ 6 ದಿನಗಳ ರಾಮೇಶ್ವರ । ತ್ರಿವೇಂಡ್ರಂ । ಕನ್ಯಾಕುಮಾರಿ
19-09-2024 ರಿಂದ 13 ದಿನಗಳ ಚಾರ್‌ಧಾಮ ಪ್ರವಾಸ ಕೇದಾರನಾಥ । ಬದರೀನಾಥ । ಯಮನೋತ್ರಿ । ಗಂಗೋತ್ರಿ
ಶ್ರೀ ಗುರುರಾಜ ಟ್ರಾವೆಲ್ಸ್
ಕೋಲಾರ :
9449652555 / 9611082432 / 8123099913

ಪ್ರಜಾವಾಣಿ ಕ್ಲಾಸಿಫೈಡ್ಸ್ ಪ್ರತಿಯೊಬ್ಬರಿಗೂ ಉಪಯುಕ್ತ
ಉದ್ಯೋಗಕ್ಕಾಗಿ
BOOK YOUR JOB ADS IN PRAJAVANI ALL KARNATAKA ON WEDNESDAY + SUNDAY
www.dhclassifieds.com
BOOK NOW
@500/-* PER SQCM
SINGLE / DOUBLE / MULTIPLE COLUMN
*Conditions apply
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ:
+91 9901641752 | +91 9845114560 | +91 9900428036

ಪ್ಯಾರಾಲಿಂಪಿಕ್ಸ್: ಭಾರತದ 22 ಪದಕಗಳಲ್ಲಿ ಅಥ್ಲೆಟಿಕ್ಸ್ ಕಾಣಿಕೆ 11 • ಸಚಿನ್ ಖಿಲಾರಿ ಎಸೆತಕ್ಕೆ ದಕ್ಕಿದ ಬೆಳ್ಳಿ ಪದಕ

ಆರ್ಚರಿ: ಹರ್ವಿಂದರ್‌ಗೆ ಐತಿಹಾಸಿಕ ಚಿನ್ನ

ಪ್ಯಾರಿಸ್ (ಪಿಟಿಐ): ಟೋಕಿಯೊದಲ್ಲಿ ಮೂರು ವರ್ಷಗಳ ಹಿಂದೆ ಕಂಚಿನ ಪದಕ ಜಯಿಸಿದ್ದ ಹರ್ವಿಂದರ್ ಸಿಂಗ್ ಅವರು ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಬಿಲ್ಗಾರ ಎನಿಸಿಕೊಂಡರು.

ಬುಧವಾರ ರಾತ್ರಿ ನಡೆದ ಪುರುಷರ ರಿಕರ್ವ್ ಓಪನ್ ವಿಭಾಗದ ಫೈನಲ್‌ನಲ್ಲಿ 33 ವರ್ಷ ವಯಸ್ಸಿನ ಹರ್ವಿಂದರ್ 6-0ಯಿಂದ ಪೋಲೆಂಡ್‌ನ ಲುಕಾಸ್ಜ್ ಸಿಸ್ಜೆಕ್ ಅವರನ್ನು ಸೋಲಿಸಿ ಐತಿಹಾಸಿಕ ಚಿನ್ನ ಗೆದ್ದರು.

ಈ ಕೂಟದಲ್ಲಿ ಒಟ್ಟಾರೆ ಪದಕಗಳ ಸಂಖ್ಯೆ 22ಕ್ಕೆ ಹೆಚ್ಚಿತು. ಇದರಲ್ಲಿ ನಾಲ್ಕು ಚಿನ್ನಗಳಿವೆ. ಪದಕ ಪಟ್ಟಿಯಲ್ಲಿ ಭಾರತ 15ನೇ ಸ್ಥಾನಕ್ಕೆ ಏರಿದೆ.

ಪ್ಯಾರಿಸ್‌ನಲ್ಲಿ ಆರ್ಚರಿ ಸ್ಪರ್ಧೆಯಲ್ಲಿ ಭಾರತಕ್ಕೆ ದಕ್ಕಿದ ಎರಡನೇ ಪದಕ ಇದಾಗಿದೆ. ಸೋಮವಾರ ರಾಕೇಶ್ ಕುಮಾರ್ ಮತ್ತು ಶೀತಲ್ ದೇವಿ ಅವರನ್ನು ಒಳಗೊಂಡ ಮಿಶ್ರ ತಂಡ ಕಾಂಪೌಂಡ್ ಓಪನ್ ವಿಭಾಗದಲ್ಲಿ ಕಂಚು ಗೆದ್ದಿದ್ದರು.

ಹರ್ವಿಂದರ್ ಸತತ ನಾಲ್ಕು ಸುತ್ತುಗಳಲ್ಲಿ ಗೆಲುವು ಸಾಧಿಸಿ ಪ್ಯಾರಾಲಿಂಪಿಕ್ಸ್ ಫೈನಲ್‌ಗೆ ಪ್ರವೇಶಿಸಿದ ಭಾರತದ ಮೊದಲ ಆರ್ಚರಿಪಟು ಎಂಬ ಹಿರಿಮೆಗೂ ಪಾತ್ರರಾದರು. ಸೆಮಿಫೈನಲ್‌ನಲ್ಲಿ ಅವರು ಆರಂಭಿಕ ಹಿನ್ನಡೆಯಿಂದ ಚೇತರಿಸಿಕೊಂಡು 7-3 ಅಂತರದಲ್ಲಿ ಇರಾನ್‌ನ ಮೊಹಮ್ಮದ್ ರೆಜಾ ಅರಬ್ ಅಮೆರಿ ವಿರುದ್ಧ ಗೆಲುವು ಸಾಧಿಸಿದ್ದರು.

ಹರಿಯಾಣದ ಅಜಿತ್ ನಗರದ ಹರ್ವಿಂದರ್ ರೈತರ ಕುಟುಂಬದಿಂದ ಬಂದವರು. ಒಂದೂವರೆ ವರ್ಷದ ಮಗುವಾಗಿದ್ದಾಗ ಡೆಂಗಿಗೆ ತುತ್ತಾಗಿದ್ದ ಅವರಿಗೆ ನೀಡಿದ್ದ ಚುಚ್ಚುಮದ್ದಿನ ಅಡ್ಡಪರಿಣಾಮದಿಂದ ಎರಡೂ ಕಾಲುಗಳು ದುರ್ಬಲಗೊಂಡಿವೆ.

ಕ್ರೀಡಾ ಯಶಸ್ಸಿನ ಜೊತೆಗೆ ಅವರು ಅರ್ಥಶಾಸ್ತ್ರ ವಿಷಯದಲ್ಲಿ ಪಿಎಚ್‌.ಡಿ ಮಾಡುತ್ತಿದ್ದಾರೆ.

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಆರ್ಚರಿ ಪದಕವನ್ನೂ ಹರ್ವಿಂದರ್ ಗೆದ್ದು ಇತಿಹಾಸ ನಿರ್ಮಿಸಿದ್ದರು.

ಖಿಲಾರಿಗೆ ಬೆಳ್ಳಿ: ವಿಶ್ವ ಚಾಂಪಿಯನ್ ಸಚಿನ್ ಸರ್ಜೆರಾವ್ ಖಿಲಾರಿ ಅವರು ಪುರುಷರ ಷಾಟ್‌ಪಟ್‌ನಲ್ಲಿ (ಎಫ್‌46) ಬುಧವಾರ ಏಷ್ಯನ್ ದಾಖಲೆಯೊಡನೆ ಬೆಳ್ಳಿ ಪದಕ ಗೆದ್ದರು. ಪ್ಯಾರಾಲಿಂಪಿಕ್ಸ್ ಟ್ರ್ಯಾಕ್ ಅಂಡ್ ಫೀಲ್ಡ್‌ನಲ್ಲಿ ಭಾರತ ಅಭೂತಪೂರ್ವ ಸಾಧನೆ ದಾಖಲಿಸಿತು.

ಸಚಿನ್ ಖಿಲಾರಿ ಗಳಿಸಿದ ಬೆಳ್ಳಿ ಪ್ಯಾರಿಸ್ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ 11ನೇ ಪದಕ ಎನಿಸಿತು. ಮೂರು ವರ್ಷಗಳ ಹಿಂದೆ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಅಥ್ಲೆಟಿಕ್ಸ್‌ನಲ್ಲಿ ಎಂಟು ಪದಕಗಳು ಬಂದಿದ್ದವು. ಸಚಿನ್ ಅವರು ಎರಡನೇ ಪ್ರಯತ್ನದಲ್ಲಿ 16.32 ಮೀ.ಗಳ ಶ್ರೇಷ್ಠ ಥ್ರೊ ದಾಖಲಿಸಿದರು. ಆ ಮೂಲಕ ಮೇ ತಿಂಗಳಲ್ಲಿ ಜಪಾನ್‌ನಲ್ಲಿ ನಡೆದಿದ್ದ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ತಾವೇ ಸ್ಥಾಪಿಸಿದ್ದ 16.30 ಮೀ.ಗಳ ದಾಖಲೆಯನ್ನು ಸುಧಾರಿಸಿದರು.

ಕೆನಡಾದ ಗ್ರೆಗ್ ಸ್ಟಿವರ್ಟ್ ಅವರು 16.38 ಮೀ. ದೂರಕ್ಕೆ ಎಸೆದು ಚಿನ್ನ ಗೆದ್ದರು. ಕ್ರೊವೇಷ್ಯಾದ ಲುಕಾ ಬಕೊವಿಕ್ 16.27 ಮೀ. ಥ್ರೊದೊಡನೆ ಕಂಚಿನ ಪದಕ ತಮ್ಮದಾಗಿಸಿಕೊಂಡರು.

ಎಫ್‌46 ಕ್ಲಾಸಿಫಿಕೇಷನ್‌ನಲ್ಲಿ ಅಥ್ಲೀಟುಗಳು ತೋಳಿಗೆಸಂಬಂಧಿಸಿದ (ಸ್ನಾಯುದೌರ್ಬಲ್ಯ, ಚಲನೆಯಲ್ಲಿ ತೊಂದರೆ) ವೈಕಲ್ಯಗಳನ್ನು ಹೊಂದಿರುತ್ತಾರೆ. ಅವರು ನಿಂತುಕೊಂಡು ಸ್ಪರ್ಧಿಸುತ್ತಾರೆ.

ಫೈನಲ್ ಸುತ್ತಿನಲ್ಲಿದ್ದ ಭಾರತದ ಮೊಹಮ್ಮದ್ ಯಾಸಿರ್ (14.21 ಮೀ.) ಮತ್ತು ರೋಹಿತ್ ಕುಮಾರ್ (14.10 ಮೀ.) ಕ್ರಮವಾಗಿ ಎಂಟು ಮತ್ತು ಒಂಬತ್ತನೇ ಸ್ಥಾನ ಗಳಿಸಿದರು.

ವಿಶ್ವದಾಖಲೆ (16.80 ಮೀ.) ವೀರ, ಅಮೆರಿಕದ ಜೊಶುವಾ ಸಿನ್ನಾಮೊ ಇಲ್ಲಿ 15.66 ಮೀ. ಥ್ರೊದೊಡನೆ ನಾಲ್ಕನೇ ಸ್ಥಾನಕ್ಕೆ ಸರಿದರು.

ಕಳೆದ ವರ್ಷ ಹಾಂಗ್‌ಝೌ ಪ್ಯಾರಾ ಏಷ್ಯನ್ ಕ್ರೀಡೆಗಳಲ್ಲಿ ಚಿನ್ನ ಗೆದ್ದಿದ್ದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವೀಧರ ಖಿಲಾರಿ ಅವರ ಎಡಗೈ ಊನಗೊಂಡಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕರಗನಿ ಗ್ರಾಮದ ಅವರು ವಿದ್ಯಾರ್ಥಿಯಾಗಿದ್ದಾಗ ಅಪಘಾತಕ್ಕೆ ಒಳಗಾಗಿದ್ದರು. ಇದರಿಂದ ಚರ್ಮ ಕೊಳೆತು ಸಮಸ್ಯೆ ಎದುರಿಸಿದರು. ಹಲವು ಶಸ್ತ್ರಚಿಕಿತ್ಸೆಗಳ ಹೊರತಾಗಿಯೂ ಅವರ ತೋಳು ಮೊದಲಿನಂತೆ ಆಗಲಿಲ್ಲ.

ಸಣ್ಣ ವಯಸ್ಸಿನಲ್ಲೇ ತಾಯಿಯನ್ನು ಅವರು ಕಳೆದುಕೊಂಡಿದ್ದರು. ಆದರೆ ಈ ಎಲ್ಲ ಬೇಗುದಿಗಳ ನಡುವೆ ವಿದ್ಯಾರ್ಥಿ ದೆಸೆಯಲ್ಲೇ ಜಾವೆಲಿನ್ ಥ್ರೊದಲ್ಲಿ ಆಸಕ್ತಿ ಬೆಳೆಸಿಕೊಂಡರು. ಆದರೆ ಭುಜದ ನೋವಿನ ಕಾರಣ ಅವರು ಶಾಟ್‌ಪಟ್‌ನಲ್ಲಿ ತೊಡಗಿಕೊಂಡರು. 2015ರಲ್ಲಿ ಪ್ಯಾರಾ ಸ್ಪೋರ್ಟ್ಸ್‌ನಲ್ಲಿ ಭಾಗವಹಿಸತೊಡಗಿದರು.

ಚಿನ್ನದ ಪದಕ ಗೆದ್ದ ಭಾರತದ ಹರ್ವಿಂದರ್ ಸಿಂಗ್ –ಎಕ್ಸ್ ಚಿತ್ರ

ಪ್ಯಾರಾಲಿಂಪಿಕ್ಸ್ ಪದಕ ಪಟ್ಟಿ

ಸ್ಥಾನ	ದೇಶ	ಚಿನ್ನ	ಬೆಳ್ಳಿ	ಕಂಚು	ಒಟ್ಟು
1	ಚೀನಾ	61	44	27	132
2	ಬ್ರಿಟನ್	33	25	16	74
3	ಅಮೆರಿಕ	25	25	11	61
4	ನೆದರ್ಲೆಂಡ್ಸ್	16	7	5	28
15	ಭಾರತ	4	8	10	22

ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮತ್ತೆ ನಾಲ್ಕು ಪದಕ

ಮಂಗಳವಾರ ತಡರಾತ್ರಿ ಭಾರತ ಅಥ್ಲೆಟಿಕ್ಸ್‌ನಲ್ಲಿ ಎರಡು ಬೆಳ್ಳಿ, ಎರಡು ಕಂಚಿನ ಪದಕಗಳನ್ನು ಗೆದ್ದುಕೊಂಡಿತ್ತು.

ಪುರುಷರ ಟಿ63 ಹೈಜಂಪ್‌ನಲ್ಲಿ ಶರದ್ ಕುಮಾರ್ 1.88 ಮೀ. ಜಿಗಿದು ಬೆಳ್ಳಿ ಪದಕ ಗೆದ್ದುಕೊಂಡರು. ಇದೇ ವಿಭಾಗದಲ್ಲಿ ಮರಿಯಪ್ಪನ್ ತಂಗವೇಲು 1.85 ಮೀ. ಜಿಗಿದು ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಳ್ಳ ಬೇಕಾಯಿತು. ಕಣದಲ್ಲಿದ್ದ ಭಾರತದ ಮೂರನೇ ಸ್ಪರ್ಧಿ ರಿಂಕು ಹೂಡಾ (61.58 ಮೀ.) ಐದನೇ ಸ್ಥಾನಕ್ಕೆ ಸರಿದರು.

ಅಮೆರಿಕದ ಕ್ರೀಡಾತಾರೆ ಎಜ್ರಾ ಫ್ರೆಚ್ 1.94 ಮೀ. ಎತ್ತರಕ್ಕೆ ಜಿಗಿದು ಚಿನ್ನವನ್ನು ಗೆದ್ದುಕೊಂಡರು. ಎಜ್ರಾ ಈ ಕೂಟದಲ್ಲಿ ಎರಡನೇ ಚಿನ್ನ ಗೆದ್ದಿದ್ದು ವಿಶೇಷ. ಅವರು 100 ಮೀ. ಓಟದಲ್ಲೂ ಫೋಟೊಫಿನಿಷ್ ಅಂತರದಲ್ಲಿ (0.02 ಸೆ.) ಡೆನ್ಮಾರ್ಕ್‌ನ ಡೇನಿಯಲ್ ವ್ಯಾಗ್ನರ್ ಅವರನ್ನು ಹಿಂದೆಹಾಕಿ ಚಿನ್ನ ಗೆದ್ದಿದ್ದರು.

ಪುರುಷರ ಎಫ್ 46 ಜಾವೆಲಿನ್ ಥ್ರೊ ಫೈನಲ್‌ನಲ್ಲಿ ಅಜೀತ್ ಸಿಂಗ್ 65.62 ಮೀ. ದೂರಕ್ಕೆಸೆದು ಬೆಳ್ಳಿ ಗೆದ್ದರೆ, ಈಟಿಯನ್ನು 64.96 ಮೀ. ದೂರಕ್ಕೆ ಥ್ರೊ ಮಾಡಿದ ಸುಂದರ್ ಸಿಂಗ್ ಗುರ್ಜರ್ ಕಂಚಿನ ಪದಕ ತಮ್ಮದಾಗಿಸಿಕೊಂಡರು.

ಕ್ಯೂಬಾದ ಗಿಲೆರ್ಮೊ ವೆರೊನಾ ಗೊನ್ಸಾಲ್ವೆಝ್ ಅವರು ಚಿನ್ನ ಗೆದ್ದರು. ಎರಡನೇ ಸುತ್ತಿನಲ್ಲಿ ಅವರು 66.14 ಮೀ. ದೂರ ಎಸೆದಾಗ ಮೊದಲ ಸ್ಥಾನ ಒಲಿಯಿತು.

ಅಜೀತ್ ಸಿಂಗ್ –ಎಕ್ಸ್ ಚಿತ್ರ

ಶೂಟಿಂಗ್: ನಿಹಾಲ್, ರುದ್ರಾಂಶ್‌ಗೆ ನಿರಾಸೆ

ಶಾತೊಹು (ಪಿಟಿಐ): ಭಾರತದ ಶೂಟರ್‌ಗಳಾದ ನಿಹಾಲ್ ಸಿಂಗ್ ಮತ್ತು ರುದ್ರಾಂಶ್ ಖಂಡೇಲವಾಲ್ ಅವರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನ 50 ಮೀ. ಪಿಸ್ತೂಲ್ (ಎಸ್‌ಎಚ್‌1) ವಿಭಾಗದಲ್ಲಿ ಫೈನಲ್ ತಲುಪಲು ವಿಫಲರಾದರು.

2023ರ ವಿಶ್ವ ಚಾಂಪಿಯನ್‌ಷಿಪ್ ಕಂಚಿನ ಪದಕ ವಿಜೇತ ನಿಹಾಲ್ ಅವರು ಕ್ವಾಲಿಫಿಕೇಷನ್ ಸುತ್ತಿನಲ್ಲಿ 19ನೇ ಸ್ಥಾನ ಪಡೆದರು. ಅವರು ಒಟ್ಟು 522 ಪಾಯಿಂಟ್ಸ್ ಕಲೆಹಾಕಿದರು.

ಮೊದಲ ಬಾರಿ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ 17 ವರ್ಷ ವಯಸ್ಸಿನ ರುದ್ರಾಂಶ್, 517 ಪಾಯಿಂಟ್ಸ್ ಗಳಿಸಿ 22ನೇ ಸ್ಥಾನಕ್ಕೆ ಸರಿದರು. ಎಂಟನೇ ವರ್ಷ ವಯಸ್ಸಿನಲ್ಲಿ ಅವರು ಆಕಸ್ಮಿಕ ಅವಘಡದಲ್ಲಿ ಎಡಗಾಲನ್ನು ಕಳೆದುಕೊಂಡಿದ್ದರು.

ಕೊರಿಯಾದ ಜೊ ಜಿಯೊಂಗ್ದು 553 ಸ್ಕೋರ್‌ನೊಡನೆ ಕ್ವಾಲಿಫಿಕೇಷನ್ ಹಂತದಲ್ಲಿ ದಾಖಲೆ ಸ್ಥಾಪಿಸಿದರು.

ಹಾಲಿ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಶೂಟಿಂಗ್‌ನಲ್ಲಿ ನಾಲ್ಕು ಪದಕಗಳನ್ನು (1 ಚಿನ್ನ, 1 ಬೆಳ್ಳಿ, 2 ಕಂಚು) ಗಳಿಸಿದೆ.

ಮಹಿಳಾ ಟಿಟಿ- ಭಾರತದ ಸವಾಲು ಅಂತ್ಯ: ಭಾರತದ ಬಾವಿನಾಎನ್ ಪಟೇಲ್ ಅವರು 3–1 ರಿಂದ ಚೀನಾದ ಯಿಂಗ್ ಝೌ ಅವರಿಗೆ ಮಣಿಯುವ ಮೂಲಕ ಪ್ಯಾರಾಲಿಂಪಿಕ್ಸ್ ಟೇಬಲ್ ಟೆನಿಸ್ (ಕ್ಲಾಸ್ ಫೋರ್) ಮಹಿಳೆ ಯರ ಸಿಂಗಲ್ಸ್ ಕ್ವಾರ್ಟರ್‌ಫೈನಲ್ ಹಂತದಲ್ಲಿ ಭಾರತದ ಸವಾಲು ಅಂತ್ಯಗೊಂಡಿತು. ಟೋಕಿಯೊ ಕ್ರೀಡೆಗಳಲ್ಲಿ ಬೆಳ್ಳಿ ಗೆದ್ದಿದ್ದ ಅವರು ಇಲ್ಲಿ 12–14, 9–11, 11–8, 6–11 ರಿಂದ ಚೀನಾ ಆಟಗಾರ್ತಿಗೆ ಮಣಿದರು.

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಜಾವೆಲಿನ್‌ನಲ್ಲಿ ಚಿನ್ನದ ಪದಕ ಗೆದ್ದ ಸುಮಿತ್ ಆಂಟಿಲ್!

ದುಲೀಪ್ ಟ್ರೋಫಿ ಕ್ರಿಕೆಟ್ ಇಂದಿನಿಂದ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕಾಗಿ ಭರದ ತಯಾರಿ ನಡೆಯುತ್ತಿರುವ ಹೊತ್ತಿನಲ್ಲಿ ದೇಶಿ ಕ್ರಿಕೆಟ್ ಋತುವಿನ ಸಂಭ್ರಮ ಗರಿಗೆದರುತ್ತಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರದಿಂದ ಕೆಂಪು ಚೆಂಡು ಪುಟಿಯಲಿದೆ. ದುಲೀಪ್ ಟ್ರೋಫಿ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳು ಇಲ್ಲಿ ಮತ್ತು ನೆರೆಯ ರಾಜ್ಯದಲ್ಲಿರುವ ಅನಂತಪುರದಲ್ಲಿ ನಡೆಯಲಿವೆ.

ಬೆಂಗಳೂರಿನ ಪಂದ್ಯದಲ್ಲಿ ಭಾರತ ಎ ಮತ್ತು ಭಾರತ ಬಿ ತಂಡಗಳು ಮುಖಾಮುಖಿಯಾಗಲಿವೆ. ಅನಂತಪುರದಲ್ಲಿ ಸಿ ಹಾಗೂ ಡಿ ತಂಡಗಳು ಮುಖಾಮುಖಿಯಾಗಲಿವೆ.

ಈ ತಂಡಗಳಲ್ಲಿರುವ ಉದಯೋನ್ಮುಖ ಆಟಗಾರರಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ತವಕ. ಸೀನಿಯರ್ ಆಟಗಾರರಿಗೆ ರಾಷ್ಟ್ರೀಯ ಬಳಗಕ್ಕೆ ಮರಳುವ ಛಲ. ಅಜಿತ್ ಅಗರಕರ್ ಮುಖ್ಯಸ್ಥರಾಗಿರುವ ರಾಷ್ಟ್ರೀಯ ಆಯ್ಕೆ ಸಮಿತಿಯು ಈ ಟೂರ್ನಿಯ ಮೇಲೆ ನಿಗಾ ವಹಿಸಿದ್ದು, ಮುಂಬರುವ ಮಹತ್ವದ ಟೆಸ್ಟ್ ಸರಣಿಗಳಿಗೆ ತಂಡವನ್ನು ಕಟ್ಟುವತ್ತ ಚಿತ್ತ ನೆಟ್ಟಿದ್ದಾರೆ.

ಈ ರೇಸ್‌ನಲ್ಲಿ ಕರ್ನಾಟಕದ ಪ್ರಮುಖರೂ ಇದ್ದಾರೆ. ಭಾರತ ಎ ತಂಡದಲ್ಲಿ ಮಯಂಕ್ ಅಗರವಾಲ್, ಕೆ.ಎಲ್. ರಾಹುಲ್, ವೇಗಿ ಪ್ರಸಿದ್ಧಕೃಷ್ಣ ಹಾಗೂ ವಿದ್ವತ್ ಕಾವೇರಪ್ಪ ಅವರೂ ಇದ್ದಾರೆ. ಸಿ ತಂಡದಲ್ಲಿ ವೈಶಾಖ ವಿಜಯಕುಮಾರ್, ಡಿ ತಂಡದಲ್ಲಿ ದೇವದತ್ತ ಪಡಿಕ್ಕಲ್ ಕೂಡ ತಮ್ಮ ಅದೃಷ್ಟ ಪಣಕ್ಕೊಡ್ಡಲು ಸಿದ್ಧರಾಗಿದ್ದಾರೆ.

ಭಾರತ ತಂಡದಲ್ಲಿರುವ ಖ್ಯಾತ ಆಟಗಾರರೂ ದೇಶಿ ಟೂರ್ನಿಗಳಲ್ಲಿ ಭಾಗವಹಿಸಬೇಕು ಎಂಬ ಬಿಸಿಸಿಐ ಸೂಚನೆಯು ಫಲ ನೀಡಿದಂತೆ ಕಾಣುತ್ತಿದೆ. ಆದರೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರಿ ಕೆಲವರಿಗೆ ವಿನಾಯಿತಿ ಕೂಡ ನೀಡಲಾಗಿದೆ. ಅದರಿಂದಾಗಿ ಸ್ಪಿನ್ ಜೋಡಿ ಆರ್. ಅಶ್ವಿನ್, ರವೀಂದ್ರ ಜಡೇಜ ಕಣಕ್ಕಿಳಿಯುತ್ತಿಲ್ಲ.

ಪಂತ್ ಮೇಲೆ ಕಣ್ಣು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ದೀರ್ಘ ಸಮಯ ಆರೈಕೆ ಪಡೆದ ನಂತರ ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಮರಳಿದ್ದ ವಿಕೆಟ್‌ಕೀಪರ್–ಬ್ಯಾಟರ್ ರಿಷಭ್ ಪಂತ್ ಈಗ ಕೆಂಪು ಚೆಂಡಿನ ಮಾದರಿಯಲ್ಲಿ ಪರೀಕ್ಷೆ ಎದುರಿಸಲು ಸಿದ್ಧರಾಗಿದ್ದಾರೆ.

ಅಭಿಮನ್ಯು ಈಶ್ವರನ್ ನಾಯಕತ್ವದ ತಂಡದಲ್ಲಿ ಅವರು ಆಡಲಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಸೈ ಎನಿಸಿಕೊಂಡಿರುವ ರಿಷಭ್ ಈಗ ದೀರ್ಘ ಮಾದರಿಗೆ ಸಿದ್ಧವಾಗಬೇಕಿದೆ. ಈಚೆಗೆ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿ ಅವರು ಅಮೋಘವಾಗಿ ಆಡಿದ್ದರು. ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ಅವರು ಇಲ್ಲಿ ಉತ್ತಮವಾಗಿ ಆಡಬೇಕಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸದ ವೇಳೆ ಪ್ರಸಿದ್ಧಕೃಷ್ಣ ಮತ್ತು ಕೆ.ಎಲ್. ರಾಹುಲ್ ಮಾತುಕತೆ ನಡೆಸಿದರು —ಪ್ರಜಾವಾಣಿ ಚಿತ್ರ:ಬಿ.ಕೆ. ಜನಾರ್ದನ್

ನಾಲ್ಕು ತಂಡಗಳು ಹೀಗಿವೆ...

ಭಾರತ ಎ: ಶುಭಮನ್ ಗಿಲ್ (ನಾಯಕ), ಮಯಂಕ್ ಅಗರವಾಲ್, ರಿಯಾನ್ ಪರಾಗ್, ಧ್ರುವ ಜುರೇಲ್ (ವಿಕೆಟ್‌ಕೀಪರ್), ಕೆ.ಎಲ್. ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶದೀಪ್, ಪ್ರಸಿದ್ಧಕೃಷ್ಣ, ಖಲೀಲ್ ಅಹಮದ್, ಆವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ ಕುಶಾಗ್ರ, ಶಾಶ್ವತ್ ರಾವತ್.

ಭಾರತ ಬಿ: ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್‌ಕೀಪರ್), ಮುಷೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯಶ್ ದಯಾಳ್, ಮುಕೇಶ್ ಕುಮಾರ್, ರಾಹುಲ್ ಚಾಹರ್, ಆರ್. ಸಾಯಿಕಿಶೋರ್, ಮೋಹಿತ್ ಅವಸ್ತಿ, ಎನ್. ಜಗದೀಶನ್ (ವಿಕೆಟ್‌ಕೀಪರ್)

ಭಾರತ ಸಿ: ಋತುರಾಜ್ ಗಾಯಕವಾಡ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟೀದಾರ್, ಅಭಿಷೇಕ್ ಪೊರೆಲ್ (ವಿಕೆಟ್‌ಕೀಪರ್), ಬಿ. ಇಂದ್ರಜೀತ್, ಹೃತಿಕ್ ಶೋಕೀನ್, ಮಾನವ ಸುತಾರ್, ಗೌರವ್ ಯಾದವ್, ವೈಶಾಖ ವಿಜಯಕುಮಾರ್, ಅನ್ಷುಲ್ ಕಾಂಬೋಜ್, ಹಿಮಾಂಶು ಚವ್ಹಾಣ, ಮಯಂಕ್ ಮಾರ್ಕಂಡೆ, ಆರ್ಯನ್ ಜುಯಾಲ್ (ವಿಕೆಟ್‌ಕೀಪರ್), ಸಂದೀಪ್ ವಾರಿಯರ್.

ಭಾರತ ಡಿ: ಶ್ರೇಯಸ್ ಅಯ್ಯರ್ (ನಾಯಕ), ಅಥರ್ವ ತೈಡೆ, ಯಶ್ ದುಬೆ, ದೇವದತ್ತ ಪಡಿಕ್ಕಲ್, ಕೆ.ಎಸ್. ಭರತ್ (ವಿಕೆಟ್‌ಕೀಪರ್), ರಿಕಿ ಭುಯ್, ಸಾರಾಂಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕ್ರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತಾ, ಸೌರಭ್ ಕುಮಾರ್.

ಪಂದ್ಯ ಆರಂಭ: ಬೆಳಿಗ್ಗೆ 9.30

ಕ್ಯಾಪ್ಟನ್ ಕೆ. ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಟೂರ್ನಿ

‘ಕೋಲ್ಟ್ಸ್’ಗೆ ಸಮಿತ್ ದ್ರಾವಿಡ್ ಆಸರೆ

ಪ್ರಜಾವಾಣಿ ವಾರ್ತೆ

ಮೈಸೂರು: ಯುವ ಬ್ಯಾಟರ್ ಸಮಿತ್ ದ್ರಾವಿಡ್ ಅವರು ಒಡಿಶಾ ಕ್ರಿಕೆಟ್ ಸಂಸ್ಥೆ ವಿರುದ್ಧದ ಪಂದ್ಯದ ಮೊದಲ ದಿನ ಶತಕದ ಹೊಸ್ತಿಲಲ್ಲಿ ಎಡವಿದರೂ ಕೆಎಸ್‌ಸಿಎ ಕೋಲ್ಟ್ಸ್ ತಂಡಕ್ಕೆ ಆಸರೆಯಾದರು.

ಇಲ್ಲಿನ ಎಸ್‌ಜೆಸಿಇ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಕ್ಯಾಪ್ಟನ್ ಕೆ. ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಕೋಲ್ಟ್ಸ್ ದಿನದ ಅಂತ್ಯಕ್ಕೆ 8 ವಿಕೆಟ್ ನಷ್ಟಕ್ಕೆ 310 ರನ್ ಗಳಿಸಿತು.

66 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದ ಸಂದರ್ಭ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಸಮಿತ್, ಆರಂಭದಲ್ಲಿ ತಾಳ್ಮೆಯ ಆಟವಾಡಿದರು. ನಂತರ ರನ್ ವೇಗ ಹೆಚ್ಚಿಸಿಕೊಂಡರು. ಮೈದಾನದ ಮೂಲೆಮೂಲೆಗೂ ಚೆಂಡನ್ನು ಬಾರಿಸಿದ ಅವರು, 16 ಬೌಂಡರಿ ಗಳಿಸಿದರು. 91 ರನ್ ಗಳಿಸಿದ ಅವರು ಶತಕದತ್ತ ಸಾಗಿದ್ದರು. ಆದರೆ 52ನೇ ಓವರ್‌ನಲ್ಲಿ ಸುನಿಲ್ ರೌಲ್ ಎಸೆತದಲ್ಲಿ ಎಲ್‌ಬಿಡಬ್ಲ್ಯು ಆಗಿ ನಿರಾಸೆ ಅನುಭವಿಸಿದರು.

ಸಮಿತ್ ಹಾಗೂ ಪಿ. ಧ್ರುವ್ (ಔಟಾಗದೇ 63) ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 101 ರನ್ ಸೇರಿಸಿದರು. ಆ ಮೂಲಕ ಕರ್ನಾಟಕವು ಪಂದ್ಯದ ಮೇಲೆ ಹಿಡಿತ ಸಾಧಿಸಿತು. ಅಬ್ಬರದ ಆಟದ ಮೊರೆ ಹೋದ ನಾಯಕ ಶುಭಾಂಗ್ ಹೆಗ್ಡೆ 2 ಸಿಕ್ಸರ್ ಸಹಿತ 35 ರನ್ ಕಾಣಿಕೆ ನೀಡಿದರು. ಒಡಿಶಾ ಕ್ರಿಕೆಟ್ ಸಂಸ್ಥೆಯ ವೇಗಿ ಸೂರ್ಯ ಕಾಂತ್ ಪ್ರಧಾನ್ ಮೂರು ವಿಕೆಟ್ ಉರುಳಿಸಿದರು.

ಮೊದಲ ದಿನವೇ 14 ವಿಕೆಟ್: ಮಾನಸಗಂಗೋತ್ರಿಯ ಎಸ್‌ಡಿಎನ್‌ಆರ್‌ಡಬ್ಲ್ಯು ಕ್ರೀಡಾಂಗಣದಲ್ಲಿ ಆರಂಭಗೊಂಡ ಬರೋಡಾ ಕ್ರಿಕೆಟ್ ಸಂಸ್ಥೆ ಹಾಗೂ ಡಾ. ಡಿ.ವೈ. ಪಾಟೀಲ ಕ್ರಿಕೆಟ್ ಅಕಾಡೆಮಿ ನಡುವಿನ ಪಂದ್ಯದ ಮೊದಲ ದಿನವೇ 14 ವಿಕೆಟ್ ಉರುಳಿಸಿದ್ದು, ಕುತೂಹಲದ ಘಟ್ಟ ತಲುಪಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಬರೋಡಾ ತಂಡ 181 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. 64 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ನಿನಾದ್ ರಥ್ವ (33) ಹಾಗೂ ಅತೀತ್ ಶೇಠ್ (48) 6 ವಿಕೆಟ್‌ಗೆ 81 ರನ್‌ಗಳ ಜೊತೆಯಾಟದ ಮೂಲಕ ಆಸರೆ ಆದರು. ಕರ್ಶ್ ಕೊಠಾರಿ 45 ರನ್‌ಗಳಿಗೆ 4 ವಿಕೆಟ್ ಉರುಳಿಸಿದರು. ಡಾ. ಡಿ.ವೈ. ಪಾಟೀಲ ಕ್ರಿಕೆಟ್ ಅಕಾಡೆಮಿಯು ದಿನದಂತ್ಯಕ್ಕೆ ಕೇವಲ 28 ರನ್‌ಗೆ 4 ವಿಕೆಟ್ ಕಳೆದುಕೊಂಡಿದ್ದು, ಸಂಕಷ್ಟದಲ್ಲಿದೆ.

ಕೆಎಸ್‌ಸಿಎ ಕೋಲ್ಟ್ಸ್ ತಂಡದ ಪರ ಉತ್ತಮ ಪ್ರದರ್ಶನ ನೀಡಿದ ಸಮಿತ್ ದ್ರಾವಿಡ್ (91) ಬ್ಯಾಟಿಂಗ್ ವೈಖರಿ ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.

ಸಂಕ್ಷಿಪ್ತ ಸ್ಕೋರ್: ಎಸ್‌ಜೆಸಿಇ ಕ್ರೀಡಾಂಗಣ: ಕೆಎಸ್‌ಸಿಎ ಕೋಲ್ಟ್ಸ್: 84 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 310 (ಸಮಿತ್ ದ್ರಾವಿಡ್ 91, ಪಿ. ಧ್ರುವ್ ಔಟಾಗದೇ 63, ಶುಭಾಂಗ್ ಹೆಗ್ಡೆ 35, ಕೆ.ಪಿ. ಕಾರ್ತಿಕೇಯ 27. ಸೂರ್ಯಕಾಂತ್ ಪ್ರಧಾನ್ 46ಕ್ಕೆ 3, ಸುನಿಲ್ ರೌಲ್ 50ಕ್ಕೆ 2). ಗಂಗೋತ್ರಿ ಗ್ಲೇಡ್ಸ್: ಬರೋಡಾ ಕ್ರಿಕೆಟ್ ಸಂಸ್ಥೆ: 68.2 ಓವರ್‌ಗಳಲ್ಲಿ 181 (ನಿನಾದ್ ರಥ್ವ 33, ಅತೀತ್ ಶೇಠ್ 48, ಪ್ರದೀಪ್ ಯಾದವ್ 28. ಕರ್ಶ್ ಕೊಠಾರಿ 45ಕ್ಕೆ 4, ಪ್ರಿನ್ಸ್ ಬದಿಯಾನಿ 17ಕ್ಕೆ 2), ಡಾ. ಡಿ.ವೈ. ಪಾಟೀಲ ಕ್ರಿಕೆಟ್ ಅಕಾಡೆಮಿ: 14.1 ಓವರ್‌ಗಳಲ್ಲಿ 28 ರನ್‌ಗ 4 (ಪ್ರಣವ್ 12, ಪಾರ್ಥ್ ಸಹಾನಿ 14. ಬಾಬಾಸಫಿ ಪಠಾಣ್ 4ಕ್ಕೆ 1).

ಬೆಂಗಳೂರು ಪಂದ್ಯಗಳು: ಐಎಎಫ್ ಮೈದಾನ: ಛತ್ತೀಸಗಡ: 85 ಓವರ್‌ಗಳಲ್ಲಿ 5ಕ್ಕೆ291 (ಆಶುತೋಷ್ ಸಿಂಗ್ 38, ಶಶಾಂಕ್ ಸಿಂಗ್ 129, ಏಕನಾಥ್ ಕೇಳ್ಕರ್ ಔಟಾಗದೆ 67, ಆದಿತ್ಯ ನಾಯರ್ 73ಕ್ಕೆ3) ವಿರುದ್ಧ ಕೆಎಸ್‌ಸಿಎ ಇಲೆವನ್.

ಆಲೂರು ಕೆಎಸ್‌ಸಿಎ ಕ್ರೀಡಾಂಗಣ(2): ಮಹಾರಾಷ್ಟ್ರ: 90 ಓವರ್‌ಗಳಲ್ಲಿ 5ಕ್ಕೆ 345 (ಮುರ್ತಜಾ ಟ್ರಂಕ್‌ವಾಲಾ 85, ಅಂಕಿತ್ ಭವಾನೆ 134, ಅಜೀಂ ಖಾಜಿ 84, ನಿಖಿಲ್ ನಾಯಕ ಔಟಾಗದೇ 22, ಪಾರಸ್ ಗುರುಭಕ್ಷ ಆರ್ಯ 78ಕ್ಕೆ2) ವಿರುದ್ಧ ಕೆಎಸ್‌ಸಿಎ ಅಧ್ಯಕ್ಷರ ಇಲೆವನ್.

ಕಿಣಿ ಸ್ಪೋರ್ಟ್ಸ್ ಅರೆನಾ: ಕೆಎಸ್‌ಸಿಎ ಕಾರ್ಯದರ್ಶಿ ಇಲೆವನ್: 90 ಓವರ್‌ಗಳಲ್ಲಿ 6ಕ್ಕೆ280 (ಕಿಶನ್ ಎಸ್ ಬೆದರೆ ಔಟಾಗದೆ 93, ಕೆ.ಎಲ್. ಶ್ರೀಜಿತ್ 37, ಶ್ರೇಯಸ್ ಗೋಪಾಲ್ 49, ಯಶೋವರ್ಧನ್ ಪರಂತಾಪ್ 31, ಅಧೋಕ್ಷ್ ಔಟಾಗದೇ 21, ಜೈ ಮಲುಸಾರೆ 30ಕ್ಕೆ2, ಸರಳ್ ಪ್ರಜಾಪತಿ 74ಕ್ಕೆ3) ಎದುರು ಗುಜರಾತ್.

ಆಲೂರು ಕೆಎಸ್‌ಸಿಎ ಕ್ರೀಡಾಂಗಣ(3): ಮಧ್ಯಪ್ರದೇಶ: 90 ಓವರ್‌ಗಳಲ್ಲಿ2 ವಿಕೆಟ್‌ಗಳಿಗೆ 302 (ಶುಭಾಂಶು ಸೇನಾಪತಿ ಅಜೇಯ 136, ಶುಭಂ ಶರ್ಮಾ 142) ವಿರುದ್ಧ ಗೋವಾ.

ಆರ್‌ಎಸ್‌ಐ: ವಿದರ್ಭ: 86 ಓವರ್‌ಗಳಲ್ಲಿ 5ಕ್ಕೆ317 (ಧ್ರುವ ಶೋರೆ 79, ಸತ್ಯಮ್ ಭೋಯಾರ್ 67, ಅಮನ್ ಮಾಖಡೆ 82, ಯಶ್ ರಾಥೋಡ್ 57, ವಿಪಿ. ದಿರನ್ 42ಕ್ಕೆ3) ಎದುರು ತಮಿಳುನಾಡು.

ಆಲೂರು ಕೆಎಸ್‌ಸಿಎ ಕ್ರೀಡಾಂಗಣ(1): ಆಂಧ್ರ: 88 ಓವರ್‌ಗಳಲ್ಲಿ 6ಕ್ಕೆ 293 (ಎಂ. ಅಭಿಷೇಕ್ 34, ಎಸ್.ಕೆ. ರಶೀದ್ 75, ಅಶ್ವಿನ್ ಹೆಬ್ಬಾರ್ ಅಜೇಯ 89, ರೇವಂತ ರೆಡ್ಡಿ 62, ಮೊಹಮ್ಮದ್ ಜುನೇದ್ ಖಾನ್ 39ಕ್ಕೆ3, ಹಿಮಾಂಶು ಸಿಂಗ್ 56ಕ್ಕೆ2) ಎದುರು ಮುಂಬೈ.

ರೆಫರಿಗಳಿಗೆ ದ್ರಾವಿಡ್, ಶ್ರೀನಾಥ್, ಅನಿಲ್ ಕುಂಬ್ಳೆ ಮಾರ್ಗದರ್ಶನ

ಪ್ರಜಾವಾಣಿ ವಾರ್ತೆ

ಬೆಂಗಳೂರು: ದಿಗ್ಗಜ ಕ್ರಿಕೆಟಿಗರಾದ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಮತ್ತು ಜಾವಗಲ್ ಶ್ರೀನಾಥ್ ಅವರು ಬುಧವಾರ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಯಲ್ಲಿ ನಡೆದ ರೆಫರಿಗಳ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಈ ಹಿಂದೆ ಭಾರತ ತಂಡದ ನಾಯಕರು ಮತ್ತು ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿರುವ ದ್ರಾವಿಡ್, ಕುಂಬ್ಳೆ ಮತ್ತು ಪ್ರಸ್ತುತ ಐಸಿಸಿ ರೆಫರಿ ಆಗಿರುವ ಶ್ರೀನಾಥ್ ಅವರು ರೆಫರಿಗಳಿಗೆ ಮಾರ್ಗದರ್ಶನ ನೀಡಿದರು.

ದೇಶಿ ಕ್ರಿಕೆಟ್ ರೆಫರಿಗಳು ಭಾಗವಹಿಸಿದ್ದರು. ಇದರಲ್ಲಿ ಅನುಭವಿ ರೆಫರಿ ಮನು ನಯ್ಯರ್ ಕೂಡ ಇದ್ದರು.

ಎಲೀಟ್ ಪ್ಯಾನೆಲ್ ಅಂಪೈರ್ ನಿತಿನ್ ಮೆನನ್, ಎನ್‌ಸಿಎ ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಸುಜಿತ್ ಸೋಮಸುಂದರ್ ಅವರು ಸಂವಾದ ನಡೆಸಿದರು.

ಜಾವಗಲ್ ಶ್ರೀನಾಥ್

ಕರ್ನಾಟಕ ಬಾಲಕಿಯರ ತಂಡಕ್ಕೆ ಗೆಲುವು

ಮಾಲ್ಡಾ (ಪಶ್ಚಿಮ ಬಂಗಾಳ): ಡೆರಿನ್ ತ್ರೀಸಾ ಸುಮೇಶ್ ಅವರ ಹ್ಯಾಟ್ರಿಕ್ ಗೋಲುಗಳ ನೆರವಿನಿದ ಕರ್ನಾಟಕ ತಂಡ, ಸಬ್ ಜೂನಿಯರ್ ಬಾಲಕಿಯರ ರಾಷ್ಟ್ರೀಯ ಫುಟ್‌ಬಾಲ್ ಚಾಂಪಿಯನ್‌ಷಿಪ್ ಪಂದ್ಯದಲ್ಲಿ ಬುಧವಾರ ಮೇಘಾಲಯ ಮೇಲೆ 6–1 ಗೋಲುಗಳಿಂದ ಜಯಗಳಿಸಿತು.

ಡಿಎಸ್‌ಎ ಕ್ರೀಡಾಂಗಣದಲ್ಲಿ ಡೆರಿನ್ ಟ್ರೀಸಾ 36, 48 ಮತ್ತು 61ನೇ ನಿಮಿಷ ಗೋಲುಗಳನ್ನು ಗಳಿಸಿದರು. ಪ್ರತೀಕ್ಷಾ 23 ಮತ್ತು 70 ನೇ ನಿಮಿಷ ಗೋಲು ಗಳಿಸಿದರೆ, ನಿಧಾ ಷೇಕ್ 66ನೇ ನಿಮಿಷ ಉಳಿದೊಂದು ಗೋಲಿಗೆ ಕಾರಣರಾದರು.

ಬಾಂಗ್ಲಾ: ಹಸೀನಾ ವಿರುದ್ಧ ಮತ್ತೆ ಎರಡು ಕೊಲೆ ಪ್ರಕರಣ

ಢಾಕಾ (ಪಿಟಿಐ): ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಬುಧವಾರ ಮತ್ತೆ ಎರಡು ಕೊಲೆ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಹಸೀನಾ ವಿರುದ್ಧ ಒಟ್ಟು 94 ಕೊಲೆ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಬಹುತೇಕ ಕೊಲೆಗಳು ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದಿವೆ.

ಢಾಕಾ ನಿವಾಸಿಯೊಬ್ಬರನ್ನು ಜುಲೈ 19ರಂದು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಬುಧವಾರ ಹಸೀನಾ ಮತ್ತು ಇತರೆ 26 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ. ಮತ್ತೊಂದು ಪ್ರಕರಣದಲ್ಲಿ ವಿದ್ಯಾರ್ಥಿಯೊಬ್ಬನ ಹತ್ಯೆ ಸಂಬಂಧ ಪ್ರಕರಣ ದಾಖಲಾಗಿದೆ.

ವಿವಾದಾತ್ಮಕ ಮೀಸಲಾತಿ ವ್ಯವಸ್ಥೆ ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಈ ವೇಳೆ ಹಲವರು ಮೃತಪಟ್ಟಿದ್ದರು. ಬಳಿಕ ಪ್ರಧಾನಿ ಹುದ್ದೆ ತ್ಯಜಿಸಿ ಹಸೀನಾ ಭಾರತಕ್ಕೆ ಪಲಾಯನ ಮಾಡಿದ್ದರು.

ಭಾರತ ಮೂಲದವರನ್ನು ಅಮೆರಿಕ ಅಧ್ಯಕ್ಷರನ್ನಾಗಿಸಲು ಪ್ರಯತ್ನ

ಕಮಲಾ ಹ್ಯಾರಿಸ್ ಪರ ಅನಿವಾಸಿ ಭಾರತೀಯರಿಂದ ಪ್ರಚಾರ

ವಾಷಿಂಗ್ಟನ್ (ಪಿಟಿಐ): ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿರುವ ಕಮಲಾ ಹ್ಯಾರಿಸ್ ಅವರ ಪರವಾಗಿ ಅನಿವಾಸಿ ಭಾರತೀಯರು ಪ್ರಚಾರ ಆರಂಭಿಸಿದ್ದಾರೆ.

‘ಇಂಡಿಯನ್ ಅಮೆರಿಕನ್ಸ್ ಫಾರ್ ಹ್ಯಾರಿಸ್’ ಎಂಬ ಹೆಸರಿನಡಿ ಪ್ರಚಾರ ಅಭಿಯಾನ ಆರಂಭಿಸಿರುವ ಅನಿವಾಸಿ ಭಾರತೀಯರು, ಮೊದಲ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಭಾರತೀಯ ಮೂಲದವರೊಬ್ಬರನ್ನು ಆಯ್ಕೆ ಮಾಡುವ ಗುರಿಯನ್ನು ಹೊಂದಿದ್ದಾರೆ.

‘ಭಾರತ ಮೂಲದ ಮಹಿಳೆಯೊಬ್ಬರ ಪುತ್ರಿ ಮೊದಲ ಬಾರಿಗೆ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಕಣದಲ್ಲಿದ್ದಾರೆ. ಅವರು ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯ ಪ್ರತೀಕ. ಅಮೆರಿಕದಲ್ಲಿರುವ ಭಾರತೀಯರು ಅವರನ್ನು ಪಕ್ಷಾತೀತವಾಗಿ ಬೆಂಬಲಿಸಬೇಕು’ ಎಂದು ಉತ್ತರ ಕರೋಲಿನದಲ್ಲಿರುವ ಭಾರತ ಮೂಲದ ಉದ್ಯಮಿ ಸ್ವದೇಶ್ ಚಟರ್ಜಿ ಅವರು ಮನವಿ ಮಾಡಿದ್ದಾರೆ.

‘ಉತ್ತರ ಕರೋಲಿನ, ವಿಸ್ಕಾನ್ಸಿನ್, ಮಿಷಿಗನ್, ಪೆನ್ಸಿಲ್ವೇನಿಯಾ, ಅರಿಜೋನಾ ಮತ್ತು ಜಾರ್ಜಿಯಾ ರಾಜ್ಯಗಳಲ್ಲಿ ಪ್ರಚಾರ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

‘ಕಮಲಾ ಅವರು ಉಭಯ ಜನಾಂಗೀಯ ಪರಂಪರೆಯ ಪ್ರತೀಕವಾಗಿದ್ದಾರೆ. ಅಮೆರಿಕದಲ್ಲಿನ ಭಾರತೀಯರ ಸಂಖ್ಯೆ 50 ಲಕ್ಷದ ಸನಿಹದಲ್ಲಿದೆ. ಅವರಲ್ಲಿ ಮುಕ್ಕಾಲು ಭಾಗದಷ್ಟು ಜನರು ಅಮೆರಿಕದಲ್ಲೇ ಜನಿಸಿದ್ದಾರೆ. ಇವರೆಲ್ಲ ಹೆಮ್ಮೆಪಡುವ ರೀತಿ ಹ್ಯಾರಿಸ್ ಬೆಳೆದಿದ್ದಾರೆ’ ಎಂದು ಪ್ರಚಾರ ಅಭಿಯಾನದ ವೆಬ್‌ಸೈಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಹ್ಯಾರಿಸ್ ಅವರ ತಾಯಿ ಭಾರತದ ಚೆನ್ನೈ ಮೂಲದವರಾಗಿದ್ದು, ಜಮೈಕಾ ಮೂಲದ ವ್ಯಕ್ತಿಯನ್ನು ವಿವಾಹವಾಗಿ ಅಮೆರಿಕದಲ್ಲಿ ನೆಲೆಸಿದ್ದಾರೆ.

ನವೆಂಬರ್ 5ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಹ್ಯಾರಿಸ್ ಸ್ಪರ್ಧಿಸುತ್ತಿದ್ದಾರೆ.

ಕಮಲಾ ಹ್ಯಾರಿಸ್

ಅಮೆರಿಕ ಓಪನ್ ಟೆನಿಸ್: ಅರಿನಾ ಸಬಲೆಂಕಾ, ಎಮ್ಮಾ ನವೊರೊ ಮುನ್ನಡೆ

ಸೆಮಿಫೈನಲ್‌ಗೆ ಟಿಯಾಫೊ, ಟೇಲರ್

ನ್ಯೂಯಾರ್ಕ್ (ಎಎಫ್‌ಪಿ/ಎಪಿ): ಆತಿಥೇಯ ದೇಶದ ಫ್ರಾನ್ಸಿಸ್ ಟಿಯಾಫೊ ಮತ್ತು ಟೇಲರ್ ಫ್ರಿಟ್ಜ್ ಅವರು ಮಂಗಳವಾರ ತಡರಾತ್ರಿ ಅಮೆರಿಕ ಓಪನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್‌ನಲ್ಲಿ ನಾಲ್ಕರ ಘಟ್ಟ ಪ್ರವೇಶಿಸಿದರು.

ಶುಕ್ರವಾರ ನಡೆಯುವ ಸೆಮಿಫೈನಲ್‌ನಲ್ಲಿ ಈ ಇಬ್ಬರು 'ಸ್ನೇಹಿತರು' ಮುಖಾಮುಖಿಯಾಗಲಿದ್ದು, ಈ ಮೂಲಕ ಸ್ವದೇಶದ ಗ್ರ್ಯಾನ್‌ಸ್ಲಾಮ್ ಟೂರ್ನಿಯಲ್ಲಿ 18 ವರ್ಷಗಳ ನಂತರ ಮೊದಲ ಬಾರಿಗೆ ತವರಿನ ಆಟಗಾರನೊಬ್ಬ ಪ್ರಶಸ್ತಿ ಸುತ್ತು ಪ್ರವೇಶಿಸುವುದು ಖಾತರಿಯಾಯಿತು.

20ನೇ ಶ್ರೇಯಾಂಕದ ಟಿಯಾಫೊ ಅವರಿಗೆ ಕ್ವಾರ್ಟರ್ ಫೈನಲ್‌ನಲ್ಲಿ ಒಂಬತ್ತನೇ ಶ್ರೇಯಾಂಕದ ಗ್ರಿಗೊರ್ ಡಿಮಿಟ್ರೋವ್ (ಬಲ್ಗೇರಿಯಾ) ಎದುರಾಳಿಯಾಗಿದ್ದರು. ಅಮೆರಿಕದ ಆಟಗಾರ 6-3, 6-7 (5), 6-3, 4-1ರಿಂದ ಮುನ್ನಡೆಯಲ್ಲಿದ್ದಾಗ ಗ್ರಿಗೊರ್ ಗಾಯಗೊಂಡು ಹಿಂದೆ ಸರಿದರು. ಹೀಗಾಗಿ, 26 ವರ್ಷ ವಯಸ್ಸಿನ ಟಿಯಾಫೊ ಅವರು ಮೂರು ವರ್ಷಗಳಲ್ಲಿ ಎರಡನೇ ಬಾರಿ ನಾಲ್ಕರ ಘಟ್ಟಕ್ಕೆ ಮುನ್ನಡೆದರು.

ಗೆಲುವಿನ ಸಂಭ್ರಮದಲ್ಲಿ ಅಮೆರಿಕದ ಟೇಲರ್ ಫ್ರಿಟ್ಜ್ –ಎಎಫ್‌ಪಿ ಚಿತ್ರ

ಜ್ವೆರೇವ್‌ಗೆ ಆಘಾತ: ಮತ್ತೊಂದು ಕ್ವಾರ್ಟರ್ ಫೈನಲ್‌ನಲ್ಲಿ 26 ವರ್ಷ ವಯಸ್ಸಿನ ಫ್ರಿಟ್ಜ್ 7-6 (2), 3-6, 6-4, 7-6 (3) ರಿಂದ ನಾಲ್ಕನೇ ಶ್ರೇಯಾಂಕದ ಅಲೆಕ್ಸಾಂಡರ್ ಜ್ವೆರೇವ್‌ಗೆ ಆಘಾತ ನೀಡಿದರು. ಈ ಗೆಲುವಿನೊಂದಿಗೆ 12ನೇ ಶ್ರೇಯಾಂಕದ ಆಟಗಾರ ಫ್ರಿಟ್ಜ್ ಗ್ರ್ಯಾನ್‌ಸ್ಲಾಮ್ ಟೂರ್ನಿಯೊಂದರಲ್ಲಿ ಮೊದಲ ಬಾರಿ ಸೆಮಿಫೈನಲ್ ಹಂತ ತಲುಪಿದರು.

ಕ್ಯಾಲಿಫೋರ್ನಿಯಾದ 26 ವರ್ಷ ವಯಸ್ಸಿನ ಫ್ರಿಟ್ಜ್ ಅವರು ಟಿಯಾಫೊ ವಿರುದ್ಧ 6-1ರ ಗೆಲುವಿನ ದಾಖಲೆಯನ್ನು ಹೊಂದಿದ್ದಾರೆ.

2003ರಲ್ಲಿ ಆ್ಯಂಡಿ ರಾಡಿಕ್ ಅವರು ಅಮೆರಿಕ ಓಪನ್‌ನಲ್ಲಿ ಪ್ರಶಸ್ತಿ ಗೆದ್ದ ನಂತರ ತವರಿನ ಯಾವುದೇ ಆಟಗಾರ ಇಲ್ಲಿ ಚಾಂಪಿಯನ್ ಆಗಿಲ್ಲ. ರಾಡಿಕ್ ಅವರೇ ಫೈನಲ್ ತಲುಪಿದ ಅಮೆರಿಕದ ಕೊನೆಯ ಆಟಗಾರನಾಗಿದ್ದಾರೆ. ಅವರು 2006ರಲ್ಲಿ ಸ್ವಿಟ್ಜರ್ಲೆಂಡ್‌ನ ರೋಜರ್ ಫೆಡರರ್ ವಿರುದ್ಧ ಸೋತಿದ್ದರು.

ಇತರ ಕ್ವಾರ್ಟರ್ ಫೈನಲ್‌ಗಳಲ್ಲಿ ಅಗ್ರ ಶ್ರೇಯಾಂಕದ ಯಾನಿಕ್ ಸಿನ್ನರ್ ಮತ್ತು ಐದನೇ ಶ್ರೇಯಾಂಕದ ಡೇನಿಯಲ್ ಮೆಡ್ವೆಡೇವ್; ಹತ್ತನೇ ಶ್ರೇಯಾಂಕದ ಅಲೆಕ್ಸ್ ಡಿ ಮಿನೌರ್ ಮತ್ತು 25ನೇ ಶ್ರೇಯಾಂಕದ ಜ್ಯಾಕ್ ಡ್ರೇಪರ್ ಮುಖಾಮುಖಿಯಾಗುತ್ತಿದ್ದಾರೆ.

ಸಬಲೆಂಕಾ ಸೆಮಿಗೆ: ಮಹಿಳೆಯರ ಸಿಂಗಲ್ಸ್‌ನಲ್ಲಿ ಎರಡನೇ ಶ್ರೇಯಾಂಕದ ಅರಿನಾ ಸಬಲೆಂಕಾ ಮತ್ತು 13ನೇ ಶ್ರೇಯಾಂಕದ ಎಮ್ಮಾ ನವೊರೊ ಸೆಮಿಫೈನಲ್‌ಗೆ ಮುನ್ನಡೆದರು.

ಬೆಲಾರಸ್‌ನ 26 ವರ್ಷ ವಯಸ್ಸಿನ ಸಬಲೆಂಕಾ 6–1, 6–2ರಿಂದ ಒಲಿಂಪಿಕ್ ಚಾಂಪಿಯನ್, ಏಳನೇ ಶ್ರೇಯಾಂಕದ ಝೆಂಗ್ ಕಿನ್ವೆನ್ (ಚೀನಾ) ಅವರನ್ನು ನಿರಾಯಾಸವಾಗಿ ಹಿಮ್ಮೆಟ್ಟಿಸಿದರು. ಅವರು ಮುಂದಿನ ಸುತ್ತಿನಲ್ಲಿ ಅಮೆರಿಕದ ನವೊರೊ ಅವರನ್ನು ಎದುರಿಸಲಿದ್ದಾರೆ.

ನವಾರೊ ಅವರು ಕ್ವಾರ್ಟರ್ ಫೈನಲ್‌ನಲ್ಲಿ 6-2, 7-5ರಿಂದ 26ನೇ ಶ್ರೇಯಾಂಕದ ಪೌಲಾ ಬಡೋಸಾ (ಸ್ಪೇನ್) ಅವರನ್ನು ಸೋಲಿಸಿ ನಾಲ್ಕರ ಘಟ್ಟ ಪ್ರವೇಶಿಸಿದರು.

ಬೋಪಣ್ಣ– ಅಲ್ದಿಲಾ ಜೋಡಿಗೆ ಸೋಲು

ನ್ಯೂಯಾರ್ಕ್ (ಪಿಟಿಐ): ಭಾರತದ ಅನುಭವಿ ಡಬಲ್ಸ್ ಆಟಗಾರ ರೋಹನ್ ಬೋಪಣ್ಣ ಮತ್ತು ಇಂಡೊನೇಷ್ಯಾದ ಅಲ್ದಿಲಾ ಸುಟ್ಜಿಯಾದಿ ಅವರನ್ನು ಒಳಗೊಂಡ ಮಿಶ್ರ ಡಬಲ್ಸ್ ತಂಡ ಅಮೆರಿಕ ಓಪನ್ ಸೆಮಿಫೈನಲ್ ನಲ್ಲಿ ಹೊರಬಿತ್ತು.

ಅಮೆರಿಕದ ಡೊನಾಲ್ಡ್ ಯಂಗ್ ಮತ್ತು ಟೇಲರ್ ಟೌನ್ಸೆಂಡ್ ಜೋಡಿ ಮಂಗಳವಾರ ಒಂದೂವರೆ ಗಂಟೆ ನಡೆದ ಪಂದ್ಯದಲ್ಲಿ ಬೋಪಣ್ಣ– ಅಲ್ದಿಲಾ ಜೋಡಿಯನ್ನು 6–3, 6–4 ರಿಂದ ಸೋಲಿಸಿ ಫೈನಲ್ ತಲುಪಿತು.

44 ವರ್ಷದ ಬೋಪಣ್ಣ ಈಗಾಗಲೇ ಪುರುಷರ ಡಬಲ್ಸ್‌ನಲ್ಲಿ ಸೋತಿದ್ದಾರೆ. ಡಬಲ್ಸ್‌ನಲ್ಲಿ ಆಡಿದ್ದ ಭಾರತದ ಇತರ ಆಟಗಾರರೂ ಯುಕಿ ಭಾಂಬ್ರಿ, ಶ್ರೀರಾಮ್ ಬಾಲಾಜಿ ಕೂಡ ವಿವಿಧ ಹಂತಗಳಲ್ಲಿ ಸೋಲನುಭವಿಸಿದ್ದಾರೆ. ಸಿಂಗಲ್ಸ್‌ನಲ್ಲಿ ಸುಮಿತ್ ನಗಾಲ್ ಮೊದಲ ಸುತ್ತಿನಲ್ಲೇ ಹೊರಬಿದ್ದಿದ್ದರು.

ರಾಜಸ್ಥಾನ ರಾಯಲ್ಸ್: ದ್ರಾವಿಡ್ ಕೋಚ್

ನವದೆಹಲಿ (ಪಿಟಿಐ): ಈ ವರ್ಷ ಟಿ20 ವಿಶ್ವಕಪ್‌ನಲ್ಲಿ ಭಾರತದ ಗೆಲುವಿನ ಸೂತ್ರಧಾರಿಯಾಗಿದ್ದ ರಾಹುಲ್ ದ್ರಾವಿಡ್ ಅವರು ಮುಂದಿನ ಐಪಿಎಲ್ ಆವೃತ್ತಿಗೆ ರಾಜಸ್ಥಾನ ರಾಯಲ್ಸ್ ಹೆಡ್ ಕೋಚ್ ಆಗುವುದು ಬಹುತೇಕ ಖಚಿತವಾಗಿದೆ.

ಈಗ ಬಿಡುವಿನಲ್ಲಿರುವ ದ್ರಾವಿಡ್, ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಹರಾಜಿಗೆ ಮುನ್ನ ಆಟಗಾರರನ್ನು ಉಳಿಸಿಕೊಳ್ಳುವುದು ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಫ್ರಾಂಚೈಸಿ ಜೊತೆಗೆ ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದ್ದಾರೆ.

'ಮಾತುಕತೆ ಅಂತಿಮ ಹಂತಕ್ಕೆ ತಲುಪಿದೆ. ಅವರು (ದ್ರಾವಿಡ್) ಶೀಘ್ರವೇ ಹೆಡ್ ಕೋಚ್ ಹುದ್ದೆ ವಹಿಸಿಕೊಳ್ಳಲಿದ್ದಾರೆ' ಎಂದು ಈ ಬೆಳವಣಿಗೆಯ ಮಾಹಿತಿರುವ ಮೂಲವೊಂದು ಪಿಟಿಐಗೆ ತಿಳಿಸಿದೆ.

ಕುಮಾರ ಸಂಗಕ್ಕರ ಅವರು 2021 ರಿಂದ ರಾಯಲ್ಸ್‌ನ ಕ್ರಿಕೆಟ್ ನಿರ್ದೇಶಕರಾಗಿದ್ದು ಅವರ ಅದೇ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

52 ವರ್ಷ ವಯಸ್ಸಿನ ದ್ರಾವಿಡ್ ಅವರಿಗೆ ರಾಯಲ್ಸ್ ಜೊತೆ ಬಾಂಧವ್ಯ ಹೊಸದಲ್ಲ. 2012 ಮತ್ತ 2013ರಲ್ಲಿ ಅವರು ಆ ತಂಡಕ್ಕೆ ನಾಯಕನಾಗಿದ್ದರು. ನಂತರ ಎರಡು ವರ್ಷ ಮೆಂಟರ್ (ಮಾರ್ಗದರ್ಶಕ) ಆಗಿಯೂ ಕೆಲಸ ಮಾಡಿದ್ದಾರೆ. 2016ರಲ್ಲಿ ಅವರು ಡೆಲ್ಲಿ ಕ್ಯಾಪಿಟಲ್ಸ್‌ಗೂ ಮೆಂಟರ್ ಆಗಿದ್ದರು. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ನಿರ್ದೇಶಕರಾಗುವವರೆಗೆ ಆ ಸ್ಥಾನದಲ್ಲಿದ್ದರು. 2021ರಲ್ಲಿ ಅವರು ಎನ್‌ಸಿಎನಿಂದ ಭಾರತ ತಂಡಕ್ಕೆ ಕೋಚ್ ಆಗಿ ರವಿಶಾಸ್ತ್ರಿ ಅವರ ಉತ್ತರಾಧಿಕಾರಿ ಆದರು.

ದ್ರಾವಿಡ್ ಭಾರತ ತಂಡದ ಮುಖ್ಯ ಕೋಚ್ ಆಗಿದ್ದಾಗ, ಬ್ಯಾಟಿಂಗ್ ಕೋಚ್ ಆಗಿದ್ದ ವಿಕ್ರಮ್ ರಾಥೋಡ್ ಅವರು ರಾಯಲ್ಸ್‌ಗೆ ಸಹಾಯಕ ಕೋಚ್ ಆಗುವ ಸಂಭವವಿದೆ.

ಕಳರಿಪಯಟ್ಟು: ಧಾತ್ರಿಗೆ ಕಂಚು



ಬೆಂಗಳೂರು: ಬೆಂಗಳೂರಿನ ಧಾತ್ರಿ 16ನೇ ರಾಷ್ಟ್ರೀಯ ಕಳರಿಪಯಟ್ಟು ಚಾಂಪಿಯನ್ ಷಿಪ್‌ನ ಜೂನಿಯರ್ ಮಹಿಳೆಯರ ಮೇಪಯೆಟ್ ವಿಭಾಗದಲ್ಲಿ ಕಂಚು ಗೆದ್ದಿದ್ದಾರೆ.

ನವದೆಹಲಿಯ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಸಂಯೋಜಿತ ಭಾರತೀಯ ಕಳರಿಪಯಟ್ಟು ಫೆಡರೇಷನ್ ಈ ಚಾಂಪಿಯನ್‌ಷಿಪ್ ಆಯೋಜಿಸಿತ್ತು.

7 ವರ್ಷದೊಳಗಿನವರ ಚೆಸ್: ಪ್ರಶಸ್ತಿಯತ್ತ ದೇವನಾರಾಯಣನ್

ಮೈಸೂರು: ಕೇರಳದ ದೇವನಾರಾಯಣನ್ ಕಲ್ಲಿಯತ್ ಇದುವರೆಗೆ ಆಡಿರುವ ಎಂಟೂ ಸುತ್ತುಗಳಲ್ಲಿ ಗೆದ್ದು, 37ನೇ ರಾಷ್ಟ್ರೀಯ 7 ವರ್ಷದೊಳಗಿನವರ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾನೆ. ಇನ್ನೊಂದು ಸುತ್ತು ಉಳಿದಿರುವಂತೆ, ಉಳಿದವರಿಗಿಂತ ಒಂದು ಪಾಯಿಂಟ್ ಮುಂದಿರುವ ಐದನೇ ಶ್ರೇಯಾಂಕದ ಈ ಆಟಗಾರ ಪ್ರಶಸ್ತಿ ಗೆಲ್ಲುವುದು ಬಹುತೇಕ ಖಚಿತವಾಗಿದೆ.

ವಿಜಯನಗರ ನಾಲ್ಕನೇ ಹಂತದ ಸಂಭ್ರಮ ಕನ್ವೆನ್ಶನ್ ಹಾಲ್‌ನಲ್ಲಿ ನಡೆಯುತ್ತಿರುವ ಟೂರ್ನಿಯ ಏಳನೇ ಸುತ್ತಿನಲ್ಲಿ ದೇವನಾರಾಯಣನ್ (8 ಪಾಯಿಂಟ್ಸ್), ಪಶ್ಚಿಮ ಬಂಗಾಳದ ಆರಾಧ್ಯೊ ಗುಯಿನ್ (6.5) ವಿರುದ್ಧ ಜಯ ಗಳಿಸಿದ.

ಮೂವರು ಆಟಗಾರರು– ಕವಿನ್ ವೆಳವನ್ (ತಮಿಳುನಾಡು), ಇನ್ಬಾ ದಿನೇಶಬಾಬು (ತಮಿಳುನಾಡು) ಮತ್ತು ಪ್ರಯಂಕ್ ಗಾಂವಕರ್ (ಗೋವಾ)– ತಲಾ ಏಳು ಪಾಯಿಂಟ್ಸ್ ಗಳಿಸಿದ್ದು ಎರಡನೇ ಸ್ಥಾನ ಹಂಚಿಕೊಂಡಿದ್ದಾರೆ.

ಅಗ್ರ ಶ್ರೇಯಾಂಕದ ಅಯಾನ್ಶ್ ಶಾ (ಉತ್ತರ ಪ್ರದೇಶ), ಆರಾಧ್ಯೊ, ಆನಂದ್ ತಕ್ಷಂತ್ (ತಮಿಳುನಾಡು) ಸೇರಿದಂತೆ ಆರು ಆಟಗಾರರು ತಲಾ 6.5 ಪಾಯಿಂಟ್ಸ್ ಕಲೆಹಾಕಿ ಮೂರನೇ ಸ್ಥಾನದಲ್ಲಿದ್ದಾರೆ. ಅಯಾನ್ಶ್ ಏಳನೇ ಸುತ್ತಿನಲ್ಲಿ ಪ್ರಯಂಕ್ ಗಾಂವ್ಕರ್ ಎದುರು ಸೋತಿದ್ದು ಹಿನ್ನಡೆ ಉಂಟುಮಾಡಿತು.

ಬಾಲಕಿಯರ ವಿಭಾಗದಲ್ಲಿ ಐದು ಮಂದಿ ತಲಾ ಏಳು ಪಾಯಿಂಟ್ಸ್ ಗಳಿಸಿದ್ದು ಅಗ್ರಸ್ಥಾನ ಹಂಚಿಕೊಂಡಿದ್ದಾರೆ. ಶ್ರೇಯಾನ್ವಿ ಜೈನ್, ಪೌಶಿತಾ ಪಾಲಿವಾಲ್ (ಇಬ್ಬರೂ ರಾಜಸ್ಥಾನ), ಆರಣ್ಯಾ (ತಮಿಳುನಾಡು), ಅರ್ಪಿತಾಂಗ್ನಿ ಭಟ್ಟಾಚಾರ್ಯ (ತಮಿಳುನಾಡು), ಅನ್ವಿ ದೀಪಕ್ ಹಿಂಗೆ (ಮಹಾರಾಷ್ಟ್ರ) ಇವರು ಆ ಐವರು. 6.5 ಪಾಯಿಂಟ್ಸ್ ಗಳಿಸಿರುವ ಸಾಯಿಆಸ್ತಾ ಸಿಂಗ್ (ಪಶ್ಚಿಮ ಬಂಗಾಳ) ಎರಡನೇ ಸ್ಥಾನದಲ್ಲಿದ್ದಾಳೆ. 13 ಆಟಗಾರ್ತಿಯರು ತಲಾ 6 ಅಂಕ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಎರಡನೇ ಶ್ರೇಯಾಂಕದ ಅರ್ಪಿತಾಂಗ್ನಿ ಏಳನೇ ಸುತ್ತಿನಲ್ಲಿ ಶ್ರೇಯಾನ್ವಿ ವಿರುದ್ಧ, ಆರಣ್ಯಾ, ತೆಲಂಗಾಣದ ರೌದಾ ಸೈಯ್ಯದ್ (6) ವಿರುದ್ಧ ಜಯಗಳಿಸಿದರು.